ಮೈಸೂರು ಮಿತ್ರ

ಮೈಸೂರು–ಮಂಡ್ಯ–ಚಾಮರಾಜನಗರ–ಕೊಡಗು–ಹಾಸನ

ಬೆಳಗಿನ ಪ್ರಾದೇಶಿಕ ದಿನಪತ್ರಿಕೆ

ನವೆಂಬರ್ 29 ಮಂಗಳವಾರ 2022

ಸಂಪುಟ: 43 | ಸಂಚಿಕೆ: 222 | ಪುಟಗಳು: 10

ದೂರವಾಣಿ: 2496520, 2496521, 2496526, 2496527, 2496528,
ಜಾಹೀರಾತು: 2496522, 2496523, ನಗರ ಕಚೇರಿಗಳು: ಕೆ.ಆರ್. ಸರ್ಕಲ್,
ವಿಶ್ವೇಶ್ವರಯ್ಯ ಕಟ್ಟಡ: Ph: 2431774, ಡಿ.ದೇವರಾಜ ಅರಸು ರಸ್ತೆ, Ph: 2428695

ಸುದ್ದಿ, ಫೋಟೋಗೆ: news@mysurumithra.com
ಜಾಹೀರಾತು: ad@mysurumithra.com
website: www.mysurumithra.com

₹4

ಮೈಲ್ಯಾಕ್ ಉತ್ತೇಜನಕ್ಕೆ ಸರ್ಕಾರ ಬದ್ಧ

ಅಮೃತ ಮಹೋತ್ಸವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ



ಮೈಸೂರಿನ ಕಲಾಮಂದಿರದಲ್ಲಿ ಸೋಮವಾರ ಆಯೋಜಿಸಿದ್ದ ಮೈಲ್ಯಾಕ್ ಅಮೃತ ಮಹೋತ್ಸವ ಸಮಾರಂಭವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು. ಚಿತ್ರದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಎಂ.ಕಾರಜೋಳ್, ರಾಜಮಾತೆ ಪ್ರಮೋದಾದೇವಿ ಒಡೆಯರ್, ಮೇಯರ್ ಶಿವಕುಮಾರ್, ಉಪ ಮೇಯರ್ ರೂಪಾ, ಶಾಸಕರಾದ ಎಲ್.ನಾಗೇಂದ್ರ, ಎಸ್.ಎ.ರಾಮದಾಸ್, ನಿರಂಜನಕುಮಾರ್, ಮೈಲ್ಯಾಕ್ ಅಧ್ಯಕ್ಷ ಆರ್.ರಘು ಕೌಟಿಲ್ಯ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ್, ಕಾಡಾ ಅಧ್ಯಕ್ಷ ನಿಜಗುಣರಾಜು, ಮೈಲ್ಯಾಕ್ ವ್ಯವಸ್ಥಾಪಕ ನಿರ್ದೇಶಕ ಜಿ.ಕುಮಾರಸ್ವಾಮಿ ಇನ್ನಿತರರನ್ನು ಕಾಣಬಹುದು.

ಮೈಸೂರು, ನ.28(ಎಸ್‌ಬಿಡಿ)– ಮೈಸೂರು ಬಣ್ಣ ಮತ್ತು ಅರಗು ಕಾರ್ಖಾನೆ(ಮೈಲ್ಯಾಕ್) ಉತ್ತೇಜನಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಮೈಸೂರಿನ ಕಲಾಮಂದಿರದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಮೈಲ್ಯಾಕ್ ಅಮೃತ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಕಾರ್ಯಕ್ರಮದ ಮೂಲಕ ಮೈಸೂರು ರಾಜ ಸಂಸ್ಥಾನದ ಅಭಿವೃದ್ಧಿ ಕಾರ್ಯಗಳು ಹಾಗೂ ದಶಕಗಳ ▶ 8ನೇ ಪುಟಕ್ಕೆ

> ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಅಯೋಧ್ಯೆಯ ರಾಮನಂತೆ ಆದರ್ಶನೀಯ ಆಡಳಿತವನ್ನು ಅಕ್ಷರಶಃ ಜನರಿಗೆ ಸಮರ್ಪಿಸಿದರು. ಶ್ರೇಷ್ಠರಾದ ನಾಲ್ವಡಿಯವರು ಆಳಿದ್ದು ನಮ್ಮೆಲ್ಲರ ಸೌಭಾಗ್ಯ. ಭಾರತ ಸೇರಿದಂತೆ ವಿಶ್ವದ ಪ್ರಜಾತಂತ್ರ ವ್ಯವಸ್ಥೆಯುಳ್ಳ ರಾಷ್ಟ್ರಗಳಲ್ಲಿ ಪಾರದರ್ಶಕ ಚುನಾವಣೆಗೆ ಅಗತ್ಯವಾದ ಶಾಯಿಯ ಉತ್ಪಾದನೆ ಆರಂಭಿಸಿದರು. ದೂರದೃಷ್ಟಿಯಿಂದ ಸ್ಥಾಪಿಸಿದ ಸಂಸ್ಥೆಗಳಲ್ಲಿ ಮೈಲ್ಯಾಕ್ ಕೂಡ ಒಂದಾಗಿದೆ. 1937ರಲ್ಲಿ ಆರಂಭಿಸಲಾದ ಕಾರ್ಖಾನೆ 1947ರಿಂದ ಸರ್ಕಾರಿ ಸ್ವಾಮ್ಯದಲ್ಲಿ ಬೆಳೆದು ಬಂದಿದೆ. ಮುಖ್ಯಮಂತ್ರಿಗಳಾಗಿದ್ದ ದೇವರಾಜ ಅರಸು, ಯಡಿಯೂರಪ್ಪನವರು ಉತ್ತೇಜನಕ್ಕೆ ನೆರವಾಗಿದ್ದರು. ಖಾಸಗಿ ವಲಯದ ಪೈಪೋಟಿ, ಸವಾಲು ಎದುರಿಸಿ ಮೈಲ್ಯಾಕ್ ಲಾಭದಲ್ಲಿ ನಡೆಯುತ್ತಿದೆ. ಇನ್ನೂ ಆಧುನಿಕ ಸ್ಪರ್ಶ, ತಾಂತ್ರಿಕ ನೈಪುಣ್ಯತೆಯೊಂದಿಗೆ ಅಭಿವೃದ್ಧಿಪಡಿಸುವ ಯೋಜನೆಗೆ ಸಿಎಂ ಬೊಮ್ಮಾಯಿ ಅವರ ಸಹಕಾರ ಬೇಕಿದೆ –ರಘು ಕೌಟಿಲ್ಯ, ಮೈಲ್ಯಾಕ್ ಅಧ್ಯಕ್ಷ

ಮೈಸೂರು ಮೆಡಿಕಲ್ ಕಾಲೇಜಲ್ಲಿ ಅಭಿವೃದ್ಧಿ ಪರ್ವ ಆರಂಭ: ಸಿಎಂ

● ವಿವಿಧ ಕಟ್ಟಡ ಕಾಮಗಾರಿಗಳು ಹಾಗೂ 10 ಬೆಡ್ ಐಸಿಯು, ಟೆಲಿ ಐಸಿಯು ಹಬ್ ಉದ್ಘಾಟನೆ ● ಮೈಸೂರಲ್ಲಿ 6 'ನಮ್ಮ ಕ್ಲಿನಿಕ್': ಡಾ.ಸುಧಾಕರ್

> “ರಾಜ್ಯ ಸರ್ಕಾರ ವೈದ್ಯಕೀಯ ಕ್ಷೇತ್ರಕ್ಕೆ ಮೊದಲ ಆದ್ಯತೆ ನೀಡಿದೆ. ಹುಟ್ಟು ಕುರುಡರ ಶಸ್ತ್ರ ಚಿಕಿತ್ಸೆಗಾಗಿ ಸುಮಾರು 500 ಕೋಟಿ ರೂ. ಅನುದಾನ ನೀಡಲಾಗಿದೆ. ಆಸಿಡ್ ದಾಳಿಗೆ ತುತ್ತಾದ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು 10 ಸಾವಿರ ರೂ. ನೀಡಲಾಗುತ್ತಿದೆ. ಹಾಗೆಯೇ ಪ್ರತಿಯೊಬ್ಬರಿಗೂ ಗುಣಮಟ್ಟದ ಚಿಕಿತ್ಸೆ ದೊರಕಿಸುವ ದೃಷ್ಟಿಯಿಂದ ರಾಜ್ಯದೆಲ್ಲೆಡೆ 'ನಮ್ಮ ಕ್ಲಿನಿಕ್'ಗಳನ್ನು ಪ್ರಾರಂಭಿಸಲಾಗುತ್ತಿದೆ.
> – ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ



ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಆವರಣದಲ್ಲಿ ಸುಮಾರು 83 ಕೋಟಿ ರೂ. ವೆಚ್ಚದ ವಿವಿಧ ಕಟ್ಟಡ ಕಾಮಗಾರಿಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಉದ್ಘಾಟಿಸಿದರು. ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್, ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ ಮತ್ತಿತರರು ಉಪಸ್ಥಿತರಿದ್ದರು.

ಮೈಸೂರು, ನ.28(ಎಂಕೆ)– ಶತಮಾನದ ಅಂಚಿನಲ್ಲಿರುವ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ(ಎಂಎಂಸಿಆರ್‌ಐ)ಯಲ್ಲಿ ಅಭಿವೃದ್ಧಿ ಪರ್ವ ಪ್ರಾರಂಭವಾಗಿದ್ದು, 'ಆರ್ ಅಂಡ್ ಡಿ'(ಸಂಶೋಧನೆ ಮತ್ತು ಅಭಿವೃದ್ಧಿ)ಕೇಂದ್ರ ಸ್ಥಾಪನೆಗೆ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ಜೆ.ಕೆ.ಮೈದಾನದಲ್ಲಿರುವ ಎಂಎಂಸಿಆರ್‌ಐನ ಪ್ಲಾಟಿನಂ ಜ್ಯುಬಿಲಿ ಸಭಾಂಗಣದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂಜಿನಿಯರಿಂಗ್ ಘಟಕ, ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾಡಳಿತದ ಸಂಯುಕ್ತಾಶ್ರಯದಲ್ಲಿ ವಿವಿಧ ಕಾಮಗಾರಿಗಳು ಹಾಗೂ 10 ಬೆಡ್ ಐಸಿಯು ಮತ್ತು ಟೆಲಿ ಐಸಿಯು ಹಬ್ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಆವರಣದಲ್ಲಿ ಸುಮಾರು 100 ಕೋಟಿ ರೂ. ವೆಚ್ಚದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದ್ದು, 2024ಕ್ಕೆ ನೂರು ವರ್ಷ ಪೂರೈಸುವ ಸಂಸ್ಥೆಯಲ್ಲಿ ಅಭಿವೃದ್ಧಿಯ ಪರ್ವ ಆರಂಭವಾಗಿದೆ ಎಂದರು. ಆರೋಗ್ಯವೇ ಬಹಳ ಮುಖ್ಯ. ಆರೋಗ್ಯವಿಲ್ಲದಿದ್ದರೇ ನಮ್ಮಲ್ಲಿ ಏನಿದ್ದರೂ ಪ್ರಯೋಜನವಿಲ್ಲ. ಆರೋಗ್ಯ ಲಭಿಸಬೇಕಾದರೆ ಚಿಕಿತ್ಸೆ ಎಲ್ಲರನ್ನು ತಲುಪಬೇಕು. ಒಂದಲ್ಲಾ ಒಂದು ರೀತಿಯಲ್ಲಿ ಮನುಷ್ಯನಿಗೆ ▶ 8ನೇ ಪುಟಕ್ಕೆ

ದ್ವಿತೀಯ ಪಿಯು ಪರೀಕ್ಷಾ ವೇಳಾಪಟ್ಟಿ ಪ್ರಕಟ


ಬೆಂಗಳೂರು: 2022–23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, 2023 ಮಾರ್ಚ್ 9 ರಿಂದ ಮಾರ್ಚ್ 29 ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟಿಸಿದೆ. ಈ ಬಗ್ಗೆ ಮಂಡಳಿಯು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಮಾ.9 – ಕನ್ನಡ, ಅರೇಬಿಕ್
ಮಾ.11 – ಗಣಿತಶಾಸ್ತ್ರ, ಶಿಕ್ಷಣ
ಮಾ.13 – ಅರ್ಥಶಾಸ್ತ್ರ
ಮಾ.14 – ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
ಮಾ.15 – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು,ಸಂಸ್ಕೃತ, ಫ್ರೆಂಚ್
ಮಾ.16 – ತರ್ಕಶಾಸ್ತ್ರ ವ್ಯವಹಾರ ಅಧ್ಯಯನ
ಮಾ.17 – ಮಾಹಿತಿ ತಂತ್ರಜ್ಞಾನ, ರಿಟೈಲ್, ಆಟೋಮೊಬೈಲ್, ಹೆಲ್ತ್‌ಕೇರ್, ಬ್ಯೂಟಿ ಅಂಡ್ ವೆಲ್ ನೆಸ್
ಮಾ.18 – ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮಾ.20 – ಇತಿಹಾಸ, ಭೌತಶಾಸ್ತ್ರ
ಮಾ.21 – ಹಿಂದಿ
ಮಾ.23 – ಇಂಗ್ಲಿಷ್
ಮಾ.25 – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮಾ.27 – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ,ಗೃಹ ವಿಜ್ಞಾನ
ಮಾ.29 – ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ

ವಿಧಾನಸಭೆ ಚುನಾವಣೆ: ಬಿಜೆಪಿ ಉಸ್ತುವಾರಿ

ಪಿಯೂಷ್ ಗೋಯಲ್, ಧರ್ಮೇಂದ್ರ ಪ್ರಧಾನ್ ಹೆಗಲಿಗೆ


ಬೆಂಗಳೂರು, ನ. 28(ಕೆಎಂಶಿ)– ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿಜಯಪಥದಲ್ಲಿ ಮುನ್ನಡೆಸುವ ಗುರುತರ ಜವಾಬ್ದಾರಿಯನ್ನು ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ ಹಾಗೂ ಧರ್ಮೇಂದ್ರ ಪ್ರಧಾನ್ ಅವರಿಗೆ ವಹಿಸಿದ್ದಾರೆ.



ಪಕ್ಷ ಹೊಣೆಗಾರಿಕೆ ವಹಿಸುತ್ತಿದ್ದಂತೆ ಪಿಯುಷ್‌ಗೋಯಲ್ ರಾಜ್ಯ ಚುನಾವಣೆಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬುಲಾವ್ ಮಾಡಿದ್ದಾರೆ. ಗೋಯಲ್ ಆಹ್ವಾನದ ಮೇರೆಗೆ ಮುಖ್ಯಮಂತ್ರಿಯವರು ಎರಡು ದಿನಗಳ ದೆಹಲಿ ಪ್ರವಾಸ ಕೈಗೊಂಡಿದ್ದು, ಚುನಾವಣೆಗೆ ಸಂಬಂಧಿಸಿದಂತೆ ಪೂರ್ಣ ಮಾಹಿತಿಯನ್ನು ಉಸ್ತುವಾರಿಗಳಿಗೆ ವಿವರಿಸಲಿದ್ದಾರೆ.

ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಪಿಯುಷ್ ಗೋಯಲ್ ಹಾಗೂ ಪ್ರಕಾಶ್ ಜಾವೇಡ್ಕರ್ ಹೆಗಲಿಗೆ ಹಾಕಲಾಗಿತ್ತು. ಆದರೆ ಈ ಬಾರಿ ಜಾವೇಡ್ಕರ್ ಸ್ಥಾನಕ್ಕೆ ಹಿಂದೆ ಧರ್ಮೇಂದ್ರ ಪ್ರಧಾನ್ ಅವರನ್ನು ವರಿಷ್ಠರು ನೇಮಕ ಮಾಡಿದ್ದಾರೆ. ದಕ್ಷಿಣ ಭಾರತದಲ್ಲಿ ಕರ್ನಾಟಕದಲ್ಲಿ ಮಾತ್ರ ಅಧಿಕಾರದಲ್ಲಿದ್ದು, ಅದನ್ನು ಉಳಿಸಿಕೊಳ್ಳಲು ಬಿಜೆಪಿ ಚುನಾವಣೆಗೆ ಪೂರ್ವ ಸಿದ್ಧತೆ ನಡೆಸಿದೆ. ಚುನಾವಣೆಗೆ ಐದಾರು ತಿಂಗಳು ಮುನ್ನವೇ ವಿವಿಧ ಹಂತಗಳಲ್ಲಿ ಸಭೆಗಳು ನಡೆದಿರುವುದಲ್ಲದೆ, ಪ್ರಧಾನಿಯವರು ಕೇಂದ್ರ ಮತ್ತು ರಾಜ್ಯ ಯೋಜನೆಗಳ ಅನುಷ್ಠಾನ ಮುಂದಿಟ್ಟುಕೊಂಡು ಈಗಾಗಲೇ ಮೂರು ಬಾರಿ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಡಿಸೆಂಬರ್ 10ರಿಂದಲೇ ಸಕ್ರಿಯವಾಗಿ ಚುನಾವಣಾ ಕಣಕ್ಕೆ ಧುಮುಕಲು ರಾಷ್ಟ್ರೀಯ ಘಟಕ ತೀರ್ಮಾನಿಸಿದ ಬೆನ್ನಲ್ಲೆ ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ. ಈ ಉಸ್ತುವಾರಿಗಳು ಕರ್ನಾಟಕದಲ್ಲಿ ಐದು ಭಾಗಗಳನ್ನಾಗಿ ಮಾಡಿ, ಪ್ರತಿ ಭಾಗಕ್ಕೂ ಕೇಂದ್ರದ ಪ್ರಬಲ ಸಚಿವರೊಬ್ಬರಿಗೆ ಹೊಣೆಗಾರಿಕೆ ವಹಿಸಿ, ಆ ಭಾಗದ ಚುನಾವಣಾ ಜವಾಬ್ದಾರಿ ನಿರ್ವಹಿಸಬೇಕಾಗುತ್ತದೆ. ಕಳೆದ ವಾರವಷ್ಟೇ ಆರ್.ಎಸ್.ಎಸ್. ಮುಖಂಡರು ಮುಖ್ಯಮಂತ್ರಿ ಹಾಗೂ ಅವರ ಸಂಪುಟದ ಸಚಿವರ ಜೊತೆ ಸಮಾಲೋಚನೆ ನಡೆಸಿದ ಬೆನ್ನಲ್ಲೆ ಈ ಬೆಳವಣಿಗೆಯಾಗಿದೆ. ಎರಡು ದಿನಗಳ ದೆಹಲಿ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿಯವರು ರಾಜ್ಯ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ಮಾಡುವುದಲ್ಲದೆ, ಮಹಾರಾಷ್ಟ್ರ–ಕರ್ನಾಟಕ ಗಡಿ ವಿವಾದದ ಬಗ್ಗೆಯು ಇದೇ ಸಂದರ್ಭದಲ್ಲಿ ಚರ್ಚೆ ಮಾಡಲಿದ್ದಾರೆ. ಅಲ್ಲದೆ, ಗಡಿ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಸುಪ್ರಿಂ ಕೋರ್ಟ್‌ನ ಹಿರಿಯ ವಕೀಲರೊಟ್ಟಿಗೆ ಸಮಾಲೋಚನೆ ಮಾಡಲಿದ್ದಾರೆ. ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಯವರು ತಮ್ಮ ದೆಹಲಿ ಪ್ರವಾಸದ ವೇಳೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ. ಅವರಿನ್ನೂ ಸಮಯ ನೀಡಿಲ್ಲ. ಸಮಯ ನೀಡಿದರೆ ಭೇಟಿಯಾಗುತ್ತೇನೆ. ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿಯಾಗುವುದಾಗಿ ತಿಳಿಸಿದರು.

ಸಿಎಂ 2 ದಿನ ದೆಹಲಿ ಪ್ರವಾಸ





ಮೈಸೂರಲ್ಲಿ ಕ್ರೆಡಲ್ ಅಧಿಕಾರಿ ದಿನೇಶ್‌ಕುಮಾರ್ ನಿಗೂಢ ಸಾವು

● ಪತ್ನಿ, ಪುತ್ರನೂ ಅಸ್ವಸ್ಥ, ಆಸ್ಪತ್ರೆಗೆ ದಾಖಲು ● ಸಹಜ ಸಾವಲ್ಲ, ಕೊಲೆ ಎಂದು ಸಂಬಂಧಿಕರ ಆರೋಪ, ದೂರು

ಮೈಸೂರು, ನ. 28(ಆರ್‌ಕೆ)– ಸೋಲಾರ್ ಎನರ್ಜಿ ಇಲಾಖೆ ಇಂಜಿನಿಯರ್ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ಸಂಭವಿಸಿದೆ. ಮೈಸೂರಿನ ಬೋಗಾದಿ 2ನೇ ಹಂತದ ನಿರ್ಮಿತಿ ಕೇಂದ್ರ ಬಳಿ ನಿವಾಸಿ ಡಿ.ಕೆ. ದಿನೇಶ್ ಕುಮಾರ್(50) ಸಾವನ್ನಪ್ಪಿದವರು. ತೀವ್ರವಾಗಿ ಅಸ್ವಸ್ಥಗೊಂಡಿರುವ ಪತ್ನಿ ಶ್ರೀಮತಿ ಆಶಾ ಮತ್ತು 12 ವರ್ಷದ ಪುತ್ರನನ್ನು ಸುಯೋಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲತಃ ಶ್ರೀರಂಗಪಟ್ಟಣ ತಾಲೂಕು, ದೊಡ್ಡಪಾಳ್ಯ ಗ್ರಾಮದವರಾದ ದಿನೇಶ್ ಕುಮಾರ್, ಬೆಂಗಳೂರಿನ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ (KREDL)ದಲ್ಲಿ ಯೋಜನಾ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ನಿನ್ನೆ ರಾತ್ರಿ ಜೊತೆಯಲ್ಲೇ ಊಟ ಮಾಡಿ ಮಲಗಿದ್ದೆವು. ಇಂದು ಬೆಳಗ್ಗೆ ಎದ್ದು ನೋಡುವಷ್ಟರಲ್ಲಿ ದಿನೇಶ್‌ಕುಮಾರ್ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಅದನ್ನು ನೋಡಿ ನಾವೂ ಮೂರ್ಛೆ ಹೋದೆವು ಎಂದು ಸುಯೋಗ್ ಆಸ್ಪತ್ರೆಯಲ್ಲಿರುವ ಪತ್ನಿ ಮತ್ತು ಪುತ್ರ ಹೇಳಿಕೆ ನೀಡಿದ್ದಾರೆ ಎಂದು ಸರಸ್ವತಿಪುರಂ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್ ಸಿ.ಎಂ. ರವೀಂದ್ರ ತಿಳಿಸಿದ್ದಾರೆ.



ಡಿ.ಕೆ.ದಿನೇಶ್‌ಕುಮಾರ್

ಆದರೆ, ಡಿ.ಕೆ. ದಿನೇಶ್‌ಕುಮಾರ್ ಅವರ ಮೃತದೇಹ ಊದಿಕೊಂಡಿದ್ದು, ಬಾಯಲ್ಲಿ ರಕ್ತಸ್ರಾವವಾಗಿದೆ. ದೇಹದ ಕೆಲ ಭಾಗ ಗಾಯವಾಗಿದೆಯಲ್ಲದೆ, ಅವರು ಮೃತಪಟ್ಟು ಒಂದೂವರೆ ದಿನವಾಗಿದೆ ಎಂದು ವೈದ್ಯರು ಹೇಳುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ನಡುವೆ ಮಂಡ್ಯದ ಅವರ ಸೋದರ ಮಾವ ಹೆಚ್.ಎಂ. ನಾರಾಯಣ ಎಂಬುವರು ಸರಸ್ವತಿಪುರಂ ಠಾಣೆಗೆ ದೂರು ನೀಡಿದ್ದು, ನನ್ನ ಅಕ್ಕನ ಮಗನಾದ ದಿನೇಶ್‌ಕುಮಾರ್ ಸಹಜವಾಗಿ ಸಾವನ್ನಪ್ಪಿಲ್ಲ, ಮೃತದೇಹದ ಮೇಲೆ ಗಾಯಗಳಾಗಿರುವುದರಿಂದ ಹಲ್ಲೆ ಮಾಡಿ ಕೊಲೆಗೈದಿರುವ ಶಂಕೆ ಇದೆ. ಆದ್ದರಿಂದ ಜೊತೆಯಲ್ಲಿದ್ದ ಪತ್ನಿ, ಪುತ್ರ ಹಾಗೂ ಕೆಲಸಗಾರರನ್ನು ತೀವ್ರ ವಿಚಾರಣೆಗೊಳಪಡಿಸಿ ತನಿಖೆ ಮಾಡಬೇಕೆಂದು ದೂರು ಸಲ್ಲಿಸಿದ್ದಾರೆ.

ಇಂದು ಬೆಳಗ್ಗೆ ಕೆಲಸಗಾರರು ದಿನೇಶ್‌ಕುಮಾರ್ ಅವರನ್ನು ಕಾಮಾಕ್ಷಿ ಆಸ್ಪತ್ರೆಗೆ ಕರೆದೊಯ್ದರಾದರೂ, ಪರೀಕ್ಷಿಸಿದ ವೈದ್ಯರು, ಆತ ಮೃತಪಟ್ಟಿರುವುದಾಗಿ ದೃಢಪಡಿಸಿದರು ಎಂದು ತಿಳಿದುಬಂದಿದೆ. ಘಟನೆಯಿಂದಾಗಿ ಅಸ್ವಸ್ಥರಾಗಿ ಪ್ರಜ್ಞಾಹೀನರಾದ ಪತ್ನಿ ಆಶಾ ಮತ್ತು ಪುತ್ರನನ್ನೂ ▶ 8ನೇ ಪುಟಕ್ಕೆ

ಕ್ರಿಮಿನಾಶಕ ಮಿಶ್ರಿತ ನೀರು ಸೇವನೆ: ಮಕ್ಕಳು ಸೇರಿ 15 ಮಂದಿ ಅಸ್ವಸ್ಥ

ಮದ್ದೂರು, ನ.28– ವಿಷಪೂರಿತ ನೀರು ಕುಡಿದು ಮಕ್ಕಳು ಸೇರಿದಂತೆ 15 ಮಂದಿ ಅಸ್ವಸ್ಥಗೊಂಡಿರುವ ಘಟನೆ ತಾಲೂಕಿನ ಹೊಸಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಹೊಸಕೊಪ್ಪಲು ಗ್ರಾಮಕ್ಕೆ ಕಬ್ಬು ಕಟಾವಿಗಾಗಿ ಬಳ್ಳಾರಿಯಿಂದ 30 ಜನರು ಬಂದಿದ್ದರು. ಊಟದ ಬಳಿಕ ಕಬ್ಬು ಕಟಾವು ಮಾಡುತ್ತಿದ್ದ ಸಮೀಪದ ಜಮೀನಿನಲ್ಲಿ ಕ್ರಿಮಿನಾಶಕ ಸಿಂಪಡಿಸಿದ ಡ್ರಮ್‌ನಲ್ಲಿ ನೀರು ಕುಡಿದಿದ್ದಾರೆ.

ಮಕ್ಕಳು ಸೇರಿ 15 ಮಂದಿ ವಾಂತಿ ಭೇದಿಯಿಂದ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅದೃಷ್ಟವಶಾತ್ ದುರಂತ ತಪ್ಪಿದೆ. ಅಸ್ವಸ್ಥಗೊಂಡ 15 ಜನರು ಬಳ್ಳಾರಿ ಮೂಲದವರು ಎಂದು ತಿಳಿದು ಬಂದಿದೆ.

ದೆಹಲಿಯಲ್ಲಿ ಮತ್ತೊಂದು ಬೀಭತ್ಸ ಕೃತ್ಯ: ವ್ಯಕ್ತಿಯನ್ನು ತುಂಡರಿಸಿ ಫ್ರಿಡ್ಜ್‌ನಲ್ಲಿಟ್ಟ ಪತ್ನಿ, ಮಗ ಬಂಧನ

ನವದೆಹಲಿ: ದೆಹಲಿಯಲ್ಲಿ ಶ್ರದ್ಧಾ ವಾಲ್ಕರ್ ಹತ್ಯೆ ಪ್ರಕರಣದಂತೆ ಮತ್ತೊಂದು ಬೀಭತ್ಸ ಕೃತ್ಯ ನಡೆದಿದೆ. ವ್ಯಕ್ತಿಯೊಬ್ಬನನ್ನು ತುಂಡು ತಂಡಾಗಿ ಕತ್ತರಿಸಿ ನಂತರ ಅವುಗಳನ್ನು ಫ್ರಿಡ್ಜ್‌ನಲ್ಲಿಟ್ಟಿದ್ದ ಮಹಿಳೆ ಹಾಗೂ ಆಕೆಯ ಮಗನನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ರಾಷ್ಟ್ರ ರಾಜಧಾನಿಯ ತ್ರಿಲೋಕ್ ಪುರಿಯಲ್ಲಿ ಈ ಘಟನೆ ನಡೆದಿದ್ದು, ತಾಯಿಯ ಸಹಾಯದಿಂದ ಮಗನೇ ತಂದೆಯನ್ನು ತುಂಡು ತಂಡಾಗಿ ಕತ್ತರಿಸಿ, ರೆಫ್ರಿಜರೇಟರ್‌ನಲ್ಲಿಟ್ಟಿದ್ದಾನೆ. ನಂತರ ಅವುಗಳನ್ನು ಪಾಂಡವ್‌ನಗರ ಮತ್ತು ಪೂರ್ವ ದೆಹಲಿಯ ಸುತ್ತಮುತ್ತ ಎಸೆದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮೈಸೂರು ಮಿತ್ರ ಮಂಗಳವಾರ 29 ನವೆಂಬರ್ 2022

ಪಿಂಚಣಿದಾರರಿಗೆ ಇನ್ನು ಮುಂದೆ ಡಿಜಿಟಲ್ ಜೀವನ ಪ್ರಮಾಣ ಪತ್ರ ಲಭ್ಯ




ಮೈಸೂರಿನ ಎಸ್‌ಬಿಐ ಆಡಳಿತ ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ಪಿಂಚಣಿದಾರರ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಸೆಂಟ್ರಲ್ ಬ್ಯೂರೋ ಆಫ್ ಕಮ್ಯುನಿಕೇಷನ್ ಉಪನಿರ್ದೇಶಕಿ ಡಾ. ಟಿ.ಸಿ. ಪೂರ್ಣಿಮಾ ಅವರು ಮಾತನಾಡಿದರು(ಎಡಚಿತ್ರ). ಡಿಜಿಟಲ್ ಮಾಧ್ಯಮದ ಮೂಲಕ ಜೀವನ ಪ್ರಮಾಣಪತ್ರ ನೀಡುವ ಬಗ್ಗೆ ಬ್ಯಾಂಕ್ ಅಧಿಕಾರಿಗಳು ಪ್ರಾತ್ಯಕ್ಷಿಕೆ ನೀಡುತ್ತಿರುವುದನ್ನು ಬಲಚಿತ್ರದಲ್ಲಿ ಕಾಣಬಹುದು.

ಮೈಸೂರು, ನ. 28(ಆರ್‌ಕೆ)– ಕೇಂದ್ರ ಮತ್ತು ರಾಜ್ಯ ಸರ್ಕಾರಿ ನಿವೃತ್ತ ನೌಕರರಿಗೆ ಇನ್ನು ಮುಂದೆ ಪಿಂಚಣಿ ಪಡೆಯಲು ಅಗತ್ಯವಿರುವ ಜೀವನ ಪ್ರಮಾಣ ಪತ್ರವನ್ನು ಡಿಜಿಟಲ್ ಮಾಧ್ಯಮದ ಮೂಲಕ ನೀಡಲಾಗುವುದು.

ಭಾರತ ಸರ್ಕಾರದ ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆ, ಸಿಬ್ಬಂದಿ, ಸಾರ್ವಜನಿಕ ಕುಂದು ಕೊರತೆಗಳು ಮತ್ತು ಪಿಂಚಣಿಗಳ ಸಚಿವಾಲಯ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸಂಯುಕ್ತಾಶ್ರಯದಲ್ಲಿ ಇಂದು ದೇಶಾದ್ಯಂತ ಡಿಜಿಟಲ್ ಜೀವನ ಪ್ರಮಾಣ ಪತ್ರ ಪಡೆಯುವ ಕುರಿತಂತೆ ಪಿಂಚಣಿದಾರರಿಗೆ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.

ಅಜಾದಿ ಕೆ ಅಮೃತ ಮಹೋತ್ಸವದ ಅಂಗವಾಗಿ ಮೈಸೂರಿನ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಆಡಳಿತ ಕಚೇರಿಯಲ್ಲಿ ಪಿಂಚಣಿದಾರರಿಗೆ ಜಾಗೃತಿ ಅಭಿಯಾನವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ,

ರಾಷ್ಟ್ರವ್ಯಾಪಿ ಜಾಗೃತಿ ಅಭಿಯಾನ

ಸೆಂಟ್ರಲ್ ಬ್ಯೂರೋ ಆಫ್ ಕಮ್ಯೂನಿಕೇಷನ್ ಉಪ ನಿರ್ದೇಶಕಿ ಟಿ.ಸಿ.ಪೂರ್ಣಿಮಾ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಿಂಚಣಿದಾರರು ಪ್ರತೀ ವರ್ಷ ಭೌತಿಕ ಜೀವನ ಪ್ರಮಾಣ ಪತ್ರ (Life Certificate) ಸಲ್ಲಿಸಲು ಹೆಣಗಾಡುತ್ತಿದ್ದುದನ್ನು ಮನಗಂಡು ಕೇಂದ್ರ ಸರ್ಕಾರವು ಡಿಜಿಟಲ್ ಮಾದರಿಯ ಪ್ರಮಾಣ ಪತ್ರ ನೀಡಲು ಮುಂದಾಗಿದೆ ಎಂದು ತಿಳಿಸಿದರು.

ಜೀವನ ಪ್ರಮಾಣ ಪತ್ರ ಪಡೆಯಲು ವಯಸ್ಸಾದ ಪಿಂಚಣಿದಾರರು ಕಚೇರಿಯಿಂದ ಕಚೇರಿಗೆ ಅಲೆದಾಡುತ್ತಿದ್ದಾರೆ. ವಯಸ್ಸಾದವರಿಗೆ ಓಡಾಡಲು ಸಾಧ್ಯವಾಗದೆ ಜೀವನ ಪ್ರಮಾಣ ಪತ್ರ ಸಿಗದೆ ಕೆಲವೊಮ್ಮೆ ಪಿಂಚಣಿ ಹಣ ಬ್ಯಾಂಕ್ ಖಾತೆಗೆ ಜಮಾ ಆಗುವುದೂ ಸ್ಥಗಿತವಾಗುತ್ತಿತ್ತು. ಈ ರೀತಿಯ ತೊಂದರೆಯಾಗುವುದನ್ನು ತಪ್ಪಿಸುವ ಸಲುವಾಗಿ ಆಂಡ್ರಾಯ್ಡ್ ಫೋನ್‌ನಲ್ಲಿ ಮನೆಯಿಂದಲೇ ಅಥವಾ ತಾವಿರುವ ಸ್ಥಳದಿಂದಲೇ ಆಧಾರ್ ಕಾರ್ಡ್ ಸಂಖ್ಯೆ ನಮೂದಿಸಿ ಪ್ರಮಾಣ ಪತ್ರ ಪಡೆಯಬಹುದಾಗಿದೆ ಎಂದು ಪೂರ್ಣಿಮಾ ತಿಳಿಸಿದರು.

ಆಂಡ್ರಾಯ್ಡ್ ಮೊಬೈಲ್‌ನಿಂದ ತಮ್ಮ ಫೋಟೋ ತೆಗೆದು, ಆಧಾರ್ ಸಂಖ್ಯೆ ನಮೂದಿಸುತ್ತಿದ್ದಂತೆಯೇ ಜೀವನ ಪ್ರಮಾಣ ಪತ್ರ ಸೃಜನವಾಗಿ ನೇರವಾಗಿ ಪಿಂಚಣಿದಾರರ ಬ್ಯಾಂಕ್ ಖಾತೆಗೆ ಜೋಡಣೆಯಾಗಿ ಪಿಂಚಣಿ ಹಣ ಜಮಾ ಆಗುತ್ತದೆಯಾದ್ದರಿಂದ ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆಯೂ ತಿಳಿಸಿದರು.

ಎಸ್‌ಬಿಐ ಡೆಪ್ಯೂಟಿ ಮ್ಯಾನೇಜರ್ ರಾಜೇಶ್ ಕುಮಾರ್ ಚೌಧರಿ, ಪಿಂಚಣಿ ಮತ್ತು ಪಿಂಚಣಿದಾರರ ಕ್ಷೇಮಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿಗಳಾದ ಎಸ್.ಚಕ್ರವರ್ತಿ, ಅಶೋಕ್‌ಕುಮಾರ್ ಸಿಂಗ್ ಹಾಗೂ ಇತರರು ಅಭಿಯಾನದಲ್ಲಿ ಪಾಲ್ಗೊಂಡಿದ್ದರು. ಇಂದಿನ ಕಾರ್ಯಕ್ರಮದಲ್ಲಿ 200ಕ್ಕೂ ಮಂದಿ ಪಿಂಚಣಿದಾರರು ಭಾಗವಹಿಸಿ ಜೀವನ ಪ್ರಮಾಣ ಪತ್ರ ಪಡೆದುಕೊಂಡರು.

ರಾಜಕಾಲುವೆ ಒತ್ತುವರಿಗೆ ಅಧಿಕಾರಿಗಳ ದಿವ್ಯಮೌನ!



ಮೈಸೂರು,ನ.28(ಎಸ್‌ಪಿಎನ್)– ರಾಜ ಕಾಲುವೆ ಅಭಿವೃದ್ಧಿಪಡಿಸುವ ವಿಚಾರದಲ್ಲಿ ಯುದ್ಧ ಕಾಲೇ ಶಸ್ತ್ರಾಭ್ಯಾಸ ಎಂಬ ಪಾಲಿಕೆ ಅಧಿಕಾರಿಗಳ ನಿಲುವಿಗೆ ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ.

ಮೈಸೂರು ಜೆಎಲ್‌ಬಿ ರಸ್ತೆಯಲ್ಲಿರುವ ಎಲೆತೋಟ ಸಮೀಪ (ಕಂಸಾಳೆ ಮಹದೇವಯ್ಯ ವೃತ್ತ) ಹಾದು ಹೋಗುವ ರಾಜಕಾಲುವೆಯಲ್ಲಿ ಗಿಡ–ಗಂಟಿ ಬೆಳೆದು ಮಳೆ ನೀರು ಸರಾಗವಾಗಿ ಹರಿಯಲು ಸಾಧ್ಯವಾಗುತ್ತಿಲ್ಲ. ಇದರಿಂದ ಅಲ್ಲಲ್ಲಿ ನೀರು ನಿಂತು ಸೊಳ್ಳೆ ಕಾಟ ಹೆಚ್ಚಾಗಿದೆ ಎಂದು ಇಲ್ಲಿನ ಸ್ಥಳೀಯರು ದೂರಿದ್ದಾರೆ.

ನಗರದಲ್ಲಿ ಧಾರಾಕಾರ ಮಳೆಯಾದಾಗ ರಾಜಕಾಲುವೆಗಳ ಮಳೆ ನೀರು ಸರಾಗವಾಗಿ ಮುಂದೆ ಹರಿಯಲಾಗದೇ ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಸುತ್ತಿದೆ. ಅಲ್ಲದೆ, ಕೆಲವೆಡೆ ರಾಜ ಕಾಲುವೆ ಒತ್ತುವರಿ ಮಾಡಿ ಮನೆ ಕಟ್ಟಿ ಕೊಳ್ಳುತ್ತಿದ್ದಾರೆ. ಇದರ ಬಗ್ಗೆ ನಗರ ಪಾಲಿಕೆಗೆ ಹಲವು ಬಾರಿ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ.

ಅಂತೆಯೇ ಕಂಸಾಳೆ ಮಹಾದೇವಯ್ಯ ವೃತ್ತದ ಎದುರಿನ ಜಾಗದಲ್ಲಿ ಜಲ್ಲಿ–ಕಲ್ಲು, ಇಟ್ಟಿಗೆ, ಮರಳು ಮಾರಾಟ ಮಾಡುತ್ತಿದ್ದು, ಅದರ ಪಕ್ಕದ ನಿವೇಶನದಲ್ಲಿ ಕಟ್ಟಡ ತ್ಯಾಜ್ಯ ಸುರಿದು ನಿವೇಶನ ಸಮತಟ್ಟುವ ಮಾಡುವ ನೆಪದಲ್ಲಿ ಪಕ್ಕದಲ್ಲೇ ಹಾದು ಹೋಗುವ ರಾಜಕಾಲುವೆ ಮುಚ್ಚುತ್ತಿದ್ದಾರೆ. ಹಾಗಾಗಿ ಮಳೆಗಾಲದಲ್ಲಿ ಮಳೆ ನೀರು ಸರಾಗವಾಗಿ ಹರಿಯಲು ಸಾಧ್ಯವೇ?.

ಇದರಿಂದಾಗಿ ಮಳೆ ನೀರು ಅಕ್ಕ–ಪಕ್ಕದ ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಸುತ್ತದೆ. ಅನಾಹುತ ಸಂಭವಿಸುವ ಮೊದಲೇ ನಗರಪಾಲಿಕೆ ಅಧಿಕಾರಿಗಳು ಎಚ್ಚೆತ್ತು ರಾಜಕಾಲುವೆ ಅಭಿವೃದ್ಧಿಪಡಿಸಬೇಕು. ರಾಜಕಾಲುವೆಯಲ್ಲಿ ಬೆಳೆದಿರುವ ಗಿಡ–ಗಂಟಿಯನ್ನು ಕಾಲಕಾಲಕ್ಕೆ ತೆರವುಗೊಳಿಸಬೇಕು ಎಂದು ಇಲ್ಲಿನ ನಿವಾಸಿಗಳು 'ಮೈಸೂರು ಮಿತ್ರ'ನ ಮೂಲಕ ಒತ್ತಾಯಿಸಿದ್ದಾರೆ.

> 
>
> ರಾಜಕಾಲುವೆ ಕಾಮಗಾರಿಗೆ ರಾಜ್ಯ ಸರ್ಕಾರದಿಂದ 14 ಕೋಟಿ ಅನುದಾನ ಬಿಡುಗಡೆ ಆಗಿದ್ದು, ಟೆಂಡರ್ ಕರೆಯಲು ಸಿದ್ಧತೆ ನಡೆದಿದೆ. ಅಲ್ಲದೆ, ನನ್ನ ವಾರ್ಡ್ ವ್ಯಾಪ್ತಿಯಲ್ಲಿ ಈ ರಾಜಕಾಲುವೆ ಒಂದೂವರೆ ಕಿಮೀ ಹಾದು ಹೋಗಲಿದೆ. ಇದನ್ನು ಅತೀ ಶೀಘ್ರದಲ್ಲೇ ಸರಿಪಡಿಸಲಾಗುವುದು.
>
> **–ಬಿ.ವಿ.ಮಂಜುನಾಥ್, ಪಾಲಿಕೆ ಸದಸ್ಯ.**

ಈ ರಾಜಕಾಲುವೆಗೆ ಸುಣ್ಣದಕೇರಿ, ತ್ಯಾಗರಾಜ ರಸ್ತೆ, ರಾಮಾನುಜ ರಸ್ತೆ ಲಕ್ಷ್ಮೀಪುರಂ, ಉತ್ತರಾಧಿ ಮಠ, ಶಂಕರಮಠ ಬಡಾವಣೆ ಮತ್ತು ವಾರ್ಡ್ 23 ಸೇರಿದಂತೆ ಇತರೆ ಸುತ್ತಮುತ್ತಲಿನ ಬಡಾವಣೆಗಳ ಮಳೆ ನೀರು ಸರಾಗವಾಗಿ ಹರಿಯದೇ, ಅಲ್ಲಲ್ಲಿ ನಿಂತು ದುರ್ವಾಸನೆ ಬೀರುತ್ತಿದೆ ಎಂಬುದು ಇಲ್ಲಿನ ನಿವಾಸಿಗಳ ದೂರು.


ಗುಂಡಿಗೆ ಮಣ್ಣು ತುಂಬುತ್ತಾರೆ:



ಜೆಎಲ್‌ಬಿ ರಸ್ತೆಯು (ಊಟಿ ರಸ್ತೆ ಜೆಎಸ್‌ಎಸ್ ಕಾಲೇಜಿನಿಂದ ವೇದಾಂತ ಹೆಮ್ಮಿಗೆ ವೃತ್ತದವರೆಗೆ) ಅಲ್ಲಲ್ಲಿ ಗುಂಡಿ ಬಿದ್ದಿದ್ದು, ವಾಹನ ಸವಾರರು ಸಂಚರಿಸುವುದೇ ಕಷ್ಟಕರವಾಗಿದೆ.

ಗುಂಡಿ ಬಿದ್ದ ತಕ್ಷಣ ರಾತ್ರಿ ವೇಳೆ ಅಪರಿಚಿತರು ಮಣ್ಣು ಸುರಿದು ಗುಂಡಿ ಮುಚ್ಚುತ್ತಿದ್ದಾರೆ. ಇದರ ಜೊತೆಗೆ ಕೆಲವೆಡೆ ಯುಜಿಡಿ ಪೈಪ್ ಅಳವಡಿಸಲು ರಸ್ತೆ ಅಗೆದು ಕಾಮಗಾರಿ ಮುಗಿದರೂ ಸರಿಪಡಿಸದೇ ಅರೆಬರೆ ಮಣ್ಣು ಮುಚ್ಚಿ ಹೋಗುತ್ತಾರೆ. ಇದರಿಂದ ನಗರದ ರಸ್ತೆಗಳಲ್ಲಿ ಮಳೆ ಬಂದರೆ ವಾಹನ ಸವಾರರು ಸಂಚರಿಸುವುದು ದುಸ್ತರವಾಗಿದೆ ಎಂದು ಸ್ಥಳೀಯ ನಿವಾಸಿ ಅವಿನಾಶ್ ದೂರಿದ್ದಾರೆ.

ವೈದ್ಯ ಸಾಹಿತಿ ಡಾ.ಎಸ್.ಪಿ.ಯೋಗಣ್ಣರ ಆರೋಗ್ಯ ಮಿತ್ರ ಕೃತಿ ಬಿಡುಗಡೆ ನಾಳೆ



ಮೈಸೂರು,ನ.28(ಪಿಎಂ)– ತಾಯಮ್ಮ ಪ್ರಕಾಶನ, ಸುಯೋಗ್ ಆಸ್ಪತ್ರೆ ಮತ್ತು ಅನನ್ಯ ಪುಸ್ತಕಗಳು ವತಿಯಿಂದ ನ.30ರಂದು ವೈದ್ಯ ಸಾಹಿತಿ ಡಾ.ಎಸ್.ಪಿ.ಯೋಗಣ್ಣ ಅವರ 'ಆರೋಗ್ಯ ಮಿತ್ರ' ಕೃತಿ ಬಿಡುಗಡೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಮೈಸೂರಿನ ರಾಮಕೃಷ್ಣನಗರದ ಸುಯೋಗ್ ಆಸ್ಪತ್ರೆ ಸಭಾಂಗಣದಲ್ಲಿ ಅಂದು ಸಂಜೆ 5.30ಕ್ಕೆ ಸಮಾರಂಭ ನಡೆಯಲಿದೆ. ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರು ಹಾಗೂ ಬಿಜಿಎಸ್ ಗ್ಲೋಬಲ್ ಶಿಕ್ಷಣ ಮತ್ತು ಆಸ್ಪತ್ರೆಗಳ ಸಮೂಹದ ವ್ಯವಸ್ಥಾಪಕ ನಿರ್ದೇಶಕ ಶ್ರೀ ಡಾ.ಪ್ರಕಾಶನಾಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ವೈದ್ಯ ಲೇಖಕರೂ ಆದ ಹೃದಯ ಶಾಸ್ತ್ರ ಪ್ರಾಧ್ಯಾಪಕಿ ಡಾ.ವಿಜಯಲಕ್ಷ್ಮಿ ಬಾಳೇಕುಂದ್ರಿ ಕೃತಿ ಬಿಡುಗಡೆಗೊಳಿಸಿ ಪುಸ್ತಕದ ಬಗ್ಗೆ ಮಾತನಾಡಲಿದ್ದಾರೆ.

'ಮೈಸೂರು ಮಿತ್ರ' ಮತ್ತು 'ಸ್ಟಾರ್ ಆಫ್ ಮೈಸೂರ್' ಸಂಸ್ಥಾಪಕ ಸಂಪಾದಕರಾದ ಕೆ.ಬಿ.ಗಣಪತಿಯವರು ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ವೇಳೆ ಡಾ.ಎಸ್.ಪಿ. ಯೋಗಣ್ಣನವರ ಸಮಗ್ರ ವೈದ್ಯಸಾಹಿತ್ಯ ಕುರಿತು ಹಿರಿಯ ವಿದ್ವಾಂಸ ಪ್ರೊ.ಸಿ. ನಾಗಣ್ಣ ಮಾತನಾಡಲಿದ್ದಾರೆ. ಅತಿಥಿಯಾಗಿ ಸಂಸದ ಪ್ರತಾಪ್ ಸಿಂಹ ಪಾಲ್ಗೊಳ್ಳಲಿದ್ದು, ಪ್ರಕಾಶಕ ಡಿ.ಎನ್.ಲೋಕಪ್ಪ ಕೃತಿ ಕರ್ತೃ ಡಾ.ಎಸ್.ಪಿ. ಯೋಗಣ್ಣ ಉಪಸ್ಥಿತರಿರುವರು.

ಎಂಆರ್‌ಸಿ ಕಣ್ಣಿನ ಆಸ್ಪತ್ರೆಯಲ್ಲಿ ಉಚಿತ ನೇತ್ರ ತಪಾಸಣೆ, ಚಿಕಿತ್ಸಾ ಶಿಬಿರ



ಮೈಸೂರಿನ ಎಂಆರ್‌ಸಿ ಕಣ್ಣಿನ ಆಸ್ಪತ್ರೆಯಲ್ಲಿ ಸೋಮವಾರ ಏರ್ಪಡಿಸಿದ್ದ ಮೆಗಾ ನೇತ್ರ ತಪಾಸಣಾ ಶಿಬಿರವನ್ನು ರಘುಲಾಲ್ ಅಂಡ್ ಕಂಪನಿ ನಿರ್ದೇಶಕ ಎನ್. ರಾಘವನ್ ಅವರು ಉದ್ಘಾಟಿಸಿದರು. (ಎಡದಿಂದ) ಎಂಆರ್‌ಸಿ ಆಸ್ಪತ್ರೆ ಆಡಳಿತಾಧಿಕಾರಿ ಎಂ.ರಾಹುಲ್ ದೇವ್, ಹಿರಿಯ ನೇತ್ರ ತಜ್ಞೆ ಡಾ.ಎಂ.ಎಸ್.ಉಷಾ, ಎಂಆರ್‌ಸಿ ಚಾರಿಟೆಬಲ್ ಟ್ರಸ್ಟ್ ಟ್ರಸ್ಟಿ ಕೆ.ಎಂ.ಚಂದ್ರೇಗೌಡ, ಎಂಆರ್‌ಸಿ ಕಣ್ಣಿನ ಆಸ್ಪತ್ರೆ ಸಮಿತಿ ಸದಸ್ಯ ಆರ್.ಗುರು, ಎಂಆರ್‌ಸಿ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ವೈ.ಬಿ.ಗಣೇಶ್, ಟ್ರಸ್ಟಿ ಹೆಚ್.ಕೆ.ರಮೇಶ್ ಹಾಗೂ ಎಂಆರ್‌ಸಿ ಸಮಿತಿ ಸದಸ್ಯ ಜಯರಾಜ ಅರಸ್ ಅವರನ್ನು ಚಿತ್ರದಲ್ಲಿ ಕಾಣಬಹುದು.

ಮೈಸೂರು,ನ.28(ಆರ್‌ಕೆ)– ಮೈಸೂರಿನ ಸಿದ್ಧಾರ್ಥನಗರದಲ್ಲಿರುವ ಮೈಸೂರು ರೇಸ್ ಕ್ಲಬ್ ಕಣ್ಣಿನ ಆಸ್ಪತ್ರೆ (ಎಂಆರ್‌ಸಿ)ಯಲ್ಲಿ ಏರ್ಪಡಿಸಿದ್ದ ಉಚಿತ ನೇತ್ರ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವು ಯಶಸ್ವಿಯಾಗಿ ನಡೆಯಿತು.

ಮೈಸೂರು ರೇಸ್ ಕ್ಲಬ್ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಮೆಗಾ ನೇತ್ರ ತಪಾಸಣಾ ಶಿಬಿರವನ್ನು ರಘುಲಾಲ್ ಅಂಡ್ ಕಂಪನಿ ನಿರ್ದೇಶಕ ಎನ್. ರಾಘವನ್ ಅವರು ಉದ್ಘಾಟಿಸಿದರು. ಇಂದಿನ ಶಿಬಿರವನ್ನು ರಾಘವನ್, ಅವರ ಚಿಕ್ಕಪ್ಪ ಲೇಟ್ ಡಾ. ನೀಲಕಂಠನ್ ಅವರ ಸ್ಮರಣಾರ್ಥ ಪ್ರಾಯೋಜನೆ ಮಾಡಿದ್ದರು.

ಎಂಆರ್‌ಸಿ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ವೈ.ಬಿ.ಗಣೇಶ್, ಟ್ರಸ್ಟಿಗಳಾದ ಕೆ.ಎಂ.ಚಂದ್ರೇಗೌಡ, ಹೆಚ್.ಕೆ.ರಮೇಶ್, ಡಾ.ಸಂತೃಪ್ತ್, ಸಮಿತಿ ಸದಸ್ಯ ಜಯರಾಜ ಅರಸ್, ಆರ್ ಗುರು, ಕಾರ್ಯದರ್ಶಿ ಎನ್.ಹೆಚ್.ಎಸ್. ಮಣಿ, ಆಡಳಿತಾಧಿಕಾರಿ ಎಂ.ರಾಹುಲ್‌ದೇವ್, ನೇತ್ರ ತಜ್ಞೆ ಎಂ.ಎಸ್.ಉಷಾ ಹಾಗೂ ಇತರ ವೈದ್ಯರು ಈ ಸಂದರ್ಭ ಉಪಸ್ಥಿತರಿದ್ದರು.

ಬೆಳಗ್ಗೆ 9.30ರಿಂದ ಮಧ್ಯಾಹ್ನ 2 ರವರೆಗೆ ನಡೆದ ಶಿಬಿರದಲ್ಲಿ 200 ಮಂದಿಗೆ ಕಣ್ಣಿನ ದೃಷ್ಟಿ ಪರೀಕ್ಷೆ, ಪೊರೆ ತಪಾಸಣೆ ನಡೆಸಿ ಅಗತ್ಯವಿರುವವರಿಗೆ ನಾಳೆ (ಮಂಗಳವಾರ) ಶಸ್ತ್ರಚಿಕಿತ್ಸೆಗೆ ನೋಂದಣಿ ಮಾಡಿ ಒಳರೋಗಿಗಳಾಗಿ ದಾಖಲಿಸಿಕೊಳ್ಳಲಾಯಿತು. ಕಳೆದ ಆಗಸ್ಟ್ 18ರಂದು ಏರ್ಪಡಿಸಿದ್ದ ಮೆಗಾ ನೇತ್ರ ತಪಾಸಣಾ ಶಿಬಿರವನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಉದ್ಘಾಟಿಸಿ, ಆಸ್ಪತ್ರೆಯ ಸೇವೆ ಬಗ್ಗೆ ಶ್ಲಾಘಿಸಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

ಡಿ.2, 3ರಂದು ಹನುಮ ಜಯಂತ್ಯೋತ್ಸವ

ಮೈಸೂರು,ನ.28(ಪಿಎಂ)–ಮೇಟಗಳ್ಳಿಯ ಜೈ ಮಾರುತಿ ಗ್ರೂಪ್ಸ್ ವತಿಯಿಂದ ಡಿ.2 ಮತ್ತು 3ರಂದು 15ನೇ ವರ್ಷದ ಹನುಮ ಜಯಂತ್ಯೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಗ್ರೂಪ್ಸ್‌ನ ಕಾರ್ಯದರ್ಶಿ ವಿಜಯ್ ತಿಳಿಸಿದರು.



ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.2ರಂದು ಸಂಜೆ 4ಕ್ಕೆ ಕಲಾತಂಡಗಳೊಂದಿಗೆ ಮೇಟಗಳ್ಳಿ ಮತ್ತು ಬಿಎಂಶ್ರೀ ನಗರದ ಪ್ರಮುಖ ಬೀದಿಗಳಲ್ಲಿ ಶ್ರೀ ಹನುಮ ದೇವರ ರಥೋತ್ಸವ ನಡೆಯಲಿದೆ. ಬಳಿಕ ಸಂಜೆ 7ಕ್ಕೆ ಶ್ರೀ ನಾಡಪ್ರಭು ಕೆಂಪೇಗೌಡರ 10 ಜನಗಳ ಗರಡಿಯ ನೂತನ ಗರಡಿ ಮನೆ ಉದ್ಘಾಟನೆ ನಡೆಯಲಿದೆ ಎಂದರು.

ಡಿ.3ರಂದು ಮೇಟಗಳ್ಳಿ ಸರ್ಕಾರಿ ಶಾಲೆ ಸಮೀಪದ ಆವರಣದಲ್ಲಿ ಸಂಜೆ 4ಕ್ಕೆ ರೈತರು ಮತ್ತು ಯೋಧರಿಗೆ ಸನ್ಮಾನ ಕಾರ್ಯಕ್ರಮ ಹಾಗೂ 2021–22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ. ಬಳಿಕ ಸಂಜೆ 4.30ಕ್ಕೆ ಕೋವಿಡ್ ಸಂದರ್ಭದಲ್ಲಿನ ಸೇವೆಗಾಗಿ ವೈದ್ಯರು, ಪೌರಕಾರ್ಮಿಕರು, ಆಶಾ ಕಾರ್ಯಕರ್ತೆಯರು ಹಾಗೂ ಮಾಧ್ಯಮದವರಿಗೆ ಸನ್ಮಾನಿಸಲಾಗುವುದು. ಸಂಜೆ 5ಕ್ಕೆ ಬಾಲಾಶ್ರಮ, ವೃದ್ಧಾಶ್ರಮ ಸೇರಿದಂತೆ ಸಂಘ ಸಂಸ್ಥೆಗಳಿಗೆ ಸಹಾಯಧನ ವಿತರಿಸಲಾಗುವುದು ಎಂದು ಹೇಳಿದರು.

ಸಂಜೆ 5.30ಕ್ಕೆ ಗ್ರೂಪ್ಸ್‌ನ ಎಲ್ಲಾ ಕಾರ್ಯಕರ್ತರು ದೇಹ ದಾನಕ್ಕೆ ನೋಂದಣಿ ಮಾಡಿಕೊಳ್ಳಲಿದ್ದೇವೆ. ನಂತರ ಸಂಜೆ 6ಕ್ಕೆ ಜೀ ಕನ್ನಡ ಸ್ಟಾರ್ ಸಿಂಗರ್ಸ್ ತಂಡದ ಮಕ್ಕಳಿಂದ ಮನೋರಂಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಗ್ರೂಪ್ಸ್‌ನ ಸಹ ಕಾರ್ಯದರ್ಶಿ ಸುಮನ್, ಪದಾಧಿಕಾರಿಗಳಾದ ರಂಜನ್, ಉಮೇಶ್, ವಿನೋದ್ ಗೋಷ್ಠಿಯಲ್ಲಿದ್ದರು.



ಕನ್ನಡಾಂಬೆ ರಕ್ಷಣಾ ವೇದಿಕೆ ವತಿಯಿಂದ ಮೈಸೂರಿನ ಹೂಟಗಳ್ಳಿ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಶಾಸಕ ಜಿ.ಟಿ.ದೇವೇಗೌಡ ಅವರು 12 ಮಂದಿ ಸಾಧಕರಿಗೆ ಕನ್ನಡಾಂಬೆ ಹೆಮ್ಮೆಯ ಕನ್ನಡಿಗ ಪ್ರಶಸ್ತಿ ನೀಡಿ, ಗೌರವಿಸಿದರು. ಸಾಹಿತಿ ಬನ್ನೂರು ರಾಜು, ಸಾಲಿಗ್ರಾಮ ತಾಲೂಕು ಕಸಾಪ ಅಧ್ಯಕ್ಷ ಎಸ್.ಕೆ.ಮಧುಚಂದ್ರ, ವೇದಿಕೆ ಅಧ್ಯಕ್ಷ ರಾಜಶೇಖರ್ ಇತರರಿದ್ದರು.




ಹನುಮಂತೋತ್ಸವ ಸಮಿತಿ ಪೋಸ್ಟರ್ ಅನ್ನು ಸೋಮವಾರ ಗಣಪತಿ ಸಚ್ಚಿದಾನಂದ ಆಶ್ರಮದ ಕಿರಿಯ ಶ್ರೀಗಳಾದ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಹನುಮಂತೋತ್ಸವ ಸಮಿತಿಯ ಪದಾಧಿಕಾರಿಗಳಾದ ಸಂಜಯ್, ಜೀವನ್, ರಾಷ್ಟ್ರೀಯ ಹಿಂದೂ ಸಮಿತಿ ಅಧ್ಯಕ್ಷ ವಿಕಾಸ್ ಶಾಸ್ತ್ರಿ, ಗೋಕುಲ್, ಆನಂದ್, ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.



ಮೈಸೂರು ವಾರ್ಡ್ ನಂ.18ರ ಯಾದವಗಿರಿ ಆಕಾಶವಾಣಿ ವೃತ್ತದಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ 5 ಲಕ್ಷ ರೂ. ವೆಚ್ಚದ ಆಟೋ ನಿಲ್ದಾಣದ ಮೇಲ್ಛಾವಣಿ ನಿರ್ಮಾಣ ಕಾಮಗಾರಿಗೆ ಶಾಸಕ ಎಲ್.ನಾಗೇಂದ್ರ ಗುದ್ದಲಿಪೂಜೆ ನೆರವೇರಿಸಿದರು. ನಗರಪಾಲಿಕೆ ಸದಸ್ಯರಾದ ರವೀಂದ್ರ, ಚಿಕ್ಕವೆಂಕಟು, ಮಾಜಿ ಸದಸ್ಯ ಗುರುವಿನಾಯಕ, ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕ ಪಡುವಾರಹಳ್ಳಿ ಎಂ.ರಾಮಕೃಷ್ಣ ಚಾಮರಾಜ ಬಿಜೆಪಿ ಅಧ್ಯಕ್ಷ ಸೋಮಶೇಖರರಾಜು, ಮುರುಗೇಶ್, ಹರೀಶ್, ಅನುಜ್, ಷಣ್ಮುಗಂ, ಶ್ರೀನಿವಾಸ್, ಅಶೋಕ್, ಮೃತ್ಯುಂಜಯ, ಕವಿತಾ, ರೂಪ, ನಾಗರತ್ನ, ವೀಣಾಬಾಯಿ, ಶಿವನಂಜಮ್ಮ, ರಾಜಣ್ಣ, ಸೂರಜ್, ಗಿರೀಶ, ಕುಮಾರ್ ಹಾಜರಿದ್ದರು.

ನಿಧನ



ವನಜಾಕ್ಷಿ

ಮೈಸೂರು, ನ.28–ಮೈಸೂರಿನ ವಿಶ್ವೇಶ್ವರನಗರದ ವೀವರ್ಸ್ ಕಾಲೋನಿ ನಿವಾಸಿ ದಿವಂಗತ ಗಡ್ಡೆ ಲಿಂಗಯ್ಯ ಅವರ ಪತ್ನಿ ವನಜಾಕ್ಷಿ(79) ನ.27ರಂದು ನಿಧನರಾದರು. ಮೃತರು ಓರ್ವ ಪುತ್ರ, ಇಬ್ಬರು ಪುತ್ರಿಯರು, ಅಳಿಯಂದಿರು, ಸೊಸೆ, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಭಾನುವಾರ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮೈಸೂರು ಹಾಗೂ ಸುತ್ತಮುತ್ತ ಇಂದು...



ಇಂದಿನ ಪಂಚಾಂಗ

29.11.2022 ಮಂಗಳವಾರ, ಮಳೆ ನಕ್ಷತ್ರ: ಅನೂರಾಧ, 20.11.2022 ರಿಂದ 2.12.2022
ಶ್ರೀ ಶುಭಕೃತ ನಾಮ ಸಂವತ್ಸರ, ದಕ್ಷಿಣಾಯನ, ಶರದ್ ಋತು, ಮಾರ್ಗಶಿರ ಮಾಸ, ಶುಕ್ಲ ಪಕ್ಷ,
ತಿಥಿ: ಷಷ್ಠೀ, ನಕ್ಷತ್ರ : ಶ್ರವಣ, ರಾಹುಕಾಲ: ಮಧ್ಯಾಹ್ನ 3 ರಿಂದ 4.30ರವರೆಗೆ

■ **ವಿದ್ಯಾವರ್ಧಕ ಕಾನೂನು ಕಾಲೇಜು:** ಪುನಶ್ಚೇತನ ಕಾರ್ಯಕ್ರಮ, ಸ್ಥಳ: ಚಿಕ್ಕಬೋರಯ್ಯ ಹಾಲ್, ಬೆಳಗ್ಗೆ 10ಕ್ಕೆ.

■ **ಸರ್ಕಾರಿ ಆಯುರ್ವೇದ ಸಂಶೋಧನಾ ಕೇಂದ್ರ, ಮೈಸೂರು ಜಿಲ್ಲಾ ಪತ್ರಕರ್ತರ ಸಂಘ:** ಪತ್ರಕರ್ತರಿಗೆ ಉಚಿತ ಆಯುರ್ವೇದ ತಪಾಸಣಾ ಶಿಬಿರ, ಸಾನ್ನಿಧ್ಯ: ಬೇಬಿ ಮಠದ ಪೀಠಾಧ್ಯಕ್ಷ ಶ್ರೀ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ, ಉದ್ಘಾಟನೆ : ಶಾಸಕ ಎಸ್.ಎ.ರಾಮದಾಸ್, ಅತಿಥಿಗಳು: ಮೇಯರ್ ಶಿವಕುಮಾರ್, ಜಯದೇವ ಆಸ್ಪತ್ರೆ ಮುಖ್ಯಸ್ಥ ಡಾ.ಸದಾನಂದ, ಮುಖ್ಯ ಅತಿಥಿಗಳು: ಗ್ರೇಸಿಯಸ್ ರೋಡ್ರಿಗಸ್, ಸಂಘದ ಕಾರ್ಯದರ್ಶಿ ಸುಬ್ರಹ್ಮಣ್ಯ, ನಾರಾಯಣ ಹೆಗಡೆ, ಸಹಾಯಕ ನಿರ್ದೇಶಕ ಡಾ.ಲಕ್ಷ್ಮೀನಾರಾಯಣ ಶೆಣೈ, ಸ್ಥಳ: ಮೈಸೂರು ಜಿಲ್ಲಾ ಪತ್ರಕರ್ತರ ಸಂಘ, ತ್ಯಾಗರಾಜ ರಸ್ತೆ, ಬೆಳಗ್ಗೆ 10 ರಿಂದ.

■ **ಮೈಸೂರು ವಿಶ್ವವಿದ್ಯಾನಿಲಯ ಮಹಾರಾಜ ಕಾಲೇಜು ಕನ್ನಡ ವಿಭಾಗ ಮತ್ತು ಕನ್ನಡ ಸಂಘ:** ಕನ್ನಡ ಸಂಘದ ಚಟುವಟಿಕೆಗಳ ಉದ್ಘಾಟನೆ ಮತ್ತು ರಾಜ್ಯೋತ್ಸವ, ಅಧ್ಯಕ್ಷತೆ: ಕಾಲೇಜು ಪ್ರಾಂಶುಪಾಲ ಪ್ರೊ.ಶ್ರೀಧರ, ಉದ್ಘಾಟನೆ: ಪ್ರಾಧ್ಯಾಪಕಿ ಪ್ರೊ.ಲೋಲಾಕ್ಷಿ, ಮುಖ್ಯ ಅತಿಥಿಗಳು: ಸಮಾಜಶಾಸ್ತ್ರ ವಿಭಾಗದ ಅಧ್ಯಾಪಕ ಡಾ.ನಿಂಗರಾಜು, ಉಪಸ್ಥಿತರು: ಆಡಳಿತಾಧಿಕಾರಿ ಪ್ರೊ.ನಾಗರಾಜ್, ಕನ್ನಡ ವಿಭಾಗದ ಮುಖ್ಯಸ್ಥೆ ಪ್ರೊ.ವಿಜಯಲಕ್ಷ್ಮಿ, ಪ್ರಾಧ್ಯಾಪಕ ಪ್ರೊ.ತಿಮ್ಮಯ್ಯ, ಸ್ಥಳ: ಜೂನಿಯರ್ ಬಿ.ಎ.ಹಾಲ್, ಮಹಾರಾಜ ಕಾಲೇಜು, ಬೆಳಗ್ಗೆ 11ಕ್ಕೆ.

■ **ಶ್ರೀ ಸುಬ್ರಹ್ಮಣ್ಯಸ್ವಾಮಿ ಟೆಂಪಲ್ ಟ್ರಸ್ಟ್:** ಷಷ್ಠಿ ಪ್ರಯುಕ್ತ ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ, ಮಹಾಪೂಜೆ, ಬೆಳಗ್ಗೆ 8.30ಕ್ಕೆ ಶ್ರೀ ಸುಬ್ರಹ್ಮಣ್ಯಸ್ವಾಮಿಯವರ ಉತ್ಸವ, ಸಂಜೆ 6ರಿಂದ ತನಕ ದರ್ಶನ ಹಾಗೂ ಪ್ರಸಾದ ವಿನಿಯೋಗ, ಸ್ಥಳ: ಶ್ರೀ ಸುಬ್ರಹ್ಮಣ್ಯಸ್ವಾಮಿ ಟೆಂಪಲ್ ಟ್ರಸ್ಟ್, ವಿಶ್ವೇಶ್ವರನಗರ.

■ **ಶ್ರೀ ಅಮೃತೇಶ್ವರಸ್ವಾಮಿ ದೇವಸ್ಥಾನ:** ಸುಬ್ರಹ್ಮಣ್ಯ ಷಷ್ಠಿ ಪೂಜಾ ಮಹೋತ್ಸವ, ಬೆಳಗ್ಗೆ 9ಕ್ಕೆ ಶ್ರೀ ಸುಬ್ರಹ್ಮಣ್ಯಸ್ವಾಮಿಗೆ ಪಂಚಾಮೃತ ಪುರಸ್ಸರ, ಪುರುಷಸೂಕ್ತ, ಶ್ರೀ ಸೂಕ್ತ, ಅಭಿಷೇಕ, ವಿಶೇಷ ಹೂವಿನ ಅಲಂಕಾರ ಮತ್ತು ಕಲ್ಪೋಕ್ತ ಪೂಜೆ, ಶ್ರೀ ಸುಬ್ರಹ್ಮಣ್ಯ ಹೋಮ, ಕುಜ ದೋಷ, ಸರ್ಪ ದೋಷ, ಸರ್ಪ ಶಾಂತಿ, ವಿಶೇಷ ಹೋಮ, ಪೂರ್ಣಾಹುತಿ, ಮಂಗಳಾರತಿ, ಸಾಮೂಹಿಕ ಪ್ರಾರ್ಥನೆ, ತೀರ್ಥಪ್ರಸಾದ ವಿನಿಯೋಗ, ಸಂಜೆ 6.30ಕ್ಕೆ ದೀಪಾರಾಧನೆ, ಶ್ರೀ ಅಮೃತೇಶ್ವರಸ್ವಾಮಿ ದೇವಸ್ಥಾನ, ದೇವರಾಜ ಮೊಹಲ್ಲಾ.

■ **ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ :** 67ನೇ ಕನ್ನಡ ರಾಜ್ಯೋತ್ಸವ ಸಮಾರಂಭ, ಅಧ್ಯಕ್ಷತೆ :ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಕುಲಪತಿ ಡಾ. ಶರಣಪ್ಪ ವಿ. ಹಲಸೆ, ಉದ್ಘಾಟನೆ : ದಾವಣಗೆರೆ ವಿವಿ ಕನ್ನಡ ಪ್ರಾಧ್ಯಾಪಕ ಡಾ. ವಿ. ಜಯರಾಮಯ್ಯ, ಉಪಸ್ಥಿತರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಕುಲಸಚಿವ ಡಾ. ಕೆ.ಎಲ್.ಎನ್. ಮೂರ್ತಿ, ಪ್ರಾಸ್ತಾವಿಕ ನುಡಿ : ಸಂಯೋಜನಾಧಿಕಾರಿ ಡಾ. ಎನ್.ಆರ್. ಚಂದ್ರೇಗೌಡ, ಸ್ಥಳ: ಘಟಿಕೋತ್ಸವ ಭವನ, ಕರಾಮುವಿವಿ, ಮಧ್ಯಾಹ್ನ 3ಕ್ಕೆ.

■ **ಜೆಎಸ್‌ಎಸ್ ಮಹಾವಿದ್ಯಾಪೀಠ:** ಜೆಎಸ್‌ಎಸ್ ಅಂತರ ಸಂಸ್ಥೆಗಳ ಕ್ರೀಡಾಕೂಟ, ಸ್ಥಳ: ಸುತ್ತೂರು, ಸಂಜೆ 4ಕ್ಕೆ

■ **ಸರಸ್ವತಿಪುರಂ ಕನ್ನಡ ಗೆಳೆಯರ ಬಳಗ :** ಬಹುಮಾನ ವಿತರಣಾ ಸಮಾರಂಭ, ಅಧ್ಯಕ್ಷತೆ: ಮಾಜಿ ಶಾಸಕ ವಾಸು, ಉದ್ಘಾಟನೆ : ಮೇಯರ್ ಶಿವಕುಮಾರ್, ಬಹುಮಾನ ವಿತರಣೆ : ಮೈಸೂರು ವಿವಿ ದೈಹಿಕ ಶಿಕ್ಷಣ ನಿವೃತ್ತ ನಿರ್ದೇಶಕ ಡಾ. ಸಿ.ಕೃಷ್ಣ, ಸೇಫ್‌ವ್ಹೀಲ್ ಮಾಲೀಕ ಪ್ರಶಾಂತ್, ಮುಖ್ಯ ಅತಿಥಿಗಳು: ಶಾಸಕ ಎಲ್.ನಾಗೇಂದ್ರ, ಸ್ಥಳ: ಕೆ.ಜವರೇಗೌಡ ಉದ್ಯಾನವನ, ಸರಸ್ವತಿಪುರಂ, ಸಂಜೆ 5.30ಕ್ಕೆ

ಮೈಸೂರು ಆಕಾಶವಾಣಿ



ಬೆಳಗ್ಗೆ: 6.10 ಚಿಂತನ, 6.15 ಗೀತಾರಾಧನ, 6.30 ಕವಿನುಡಿ ಸವಿನುಡಿ, ಪ್ರಸ್ತುತಿ– ಡಾ. ಮೈಸೂರು ಉಮೇಶ್, 6.35 ಶ್ರದ್ಧೆಯ ಶಿಲ್ಪ–ಮೈಸೂರು ಸುತ್ತಲಿನ ದೇಗುಲಗಳ ಪರಿಚಯ, ಪ್ರಸ್ತುತಿ– ಡಾ. ಟಿ.ಎಸ್. ಗೋಪಾಲ್, 6.40 ಅರಿವಿನ ಶಿಖರ– ಸರ್ವಜ್ಞನ ತ್ರಿಪದಿಗಳನ್ನಾಧರಿಸಿದ ಕಾರ್ಯಕ್ರಮ ಸರಣಿ, ಗಾಯನ–ಸಿ.ವಿಶ್ವನಾಥ್, ಎಂ.ಡಿ. ಸುಮತಿ ಮುರಾರಿ, ವ್ಯಾಖ್ಯಾನ– ಡಾ.ಹೆಚ್.ಎಂ. ಕಲಾಶ್ರೀ, 6.50 ರೈತರಿಗೆ ಸಲಹೆ, 7.15 ಕಾದಂಬರಿ ವಿಹಾರ–ದೂರ ಸರಿದರು ಕಾದಂಬರಿಯ ಪ್ರಸ್ತುತಿ–ಉಮೇಶ್ 8.30 "ಉಲಿ ಉಯ್ಯಾಲೆ" ಸರಣಿಯ 5ನೇ ಕಾರ್ಯಕ್ರಮ "ಜನ ಕನ್ನಡ", ಲೇಖನ–ಡಾ.ಬಸವರಾಜ ಕೋಡಗುಂಟಿ, ಪ್ರಸ್ತುತಿ–ಪ್ರಭುಸ್ವಾಮಿ ಮಳಿಮಠ, 9.00 ಕನ್ನಡ ಕಜ್ಜಾಯ, 10.00 ಗಾನರಸೋತ್ತುಂಗ ಶ್ರೀ ಶ್ಯಾಮಕೃಷ್ಣ–ಶ್ಯಾಮ ಶಾಸ್ತ್ರಿಗಳ ರಚನೆಗಳನ್ನಾಧರಿಸಿದ ಕಾರ್ಯಕ್ರಮ ಸರಣಿ, ಸಾಹಿತ್ಯ ಮತ್ತು ನಿರೂಪಣೆ– ಪ್ರೊ.ಆರ್.ರಮಾನಂದ್ ನಿರ್ಮಾಣ–ಗೀತಾ ರಮಾನಂದ್ **ಮಧ್ಯಾಹ್ನ:** 12.05 ವನಿತಾವಿಹಾರ–ಕೋವಿಡ್ ಸಮಯದಲ್ಲಿ ಅಂತರ್ಜಾಲದಲ್ಲಿ ವೈರಲ್ ಆಗಿದ್ದ ಶಶಿರೇಖಾ ರಾಜು ಅವರೊಂದಿಗೆ ಮಾತುಕತೆ, 12.30ದೇವರನಾಮ–ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಮತ್ತು ಸಂಗಡಿಗರು, 12.45 ಭಾಷೆಗೆ ಶಾಸ್ತ್ರದ ಬೆಂಬಲ–ಡಾ.ಕೆ.ಕೆಂಪೇಗೌಡ ಅವರೊಂದಿಗೆ ಸಂದರ್ಶನ, ಸಂದರ್ಶಕರು– ದಿವಾಕರ ಹೆಗಡೆ, 1.20 ಭಾವಗೀತೆಗಳು–ವೃಂದಗಾನ, 3.00 ಶ್ರೀರಾಂ ಭಟ್–ಹಾಡುಗಾರಿಕೆ, 4.00 ಕಥಾ ಕಾಲಕ್ಷೇಪ "ವಾಲಿ ಮೋಕ್ಷ", ಪ್ರಸ್ತುತಿ–ಸಂತ ಕೇಶವದಾಸರು, 6.50 ಕೃಷಿರಂಗ–ಕಿಸಾನ್‌ವಾಣಿ– ಕಿರು ಆಹಾರ ಸಂಸ್ಕರಣಾ ಉದ್ಯಮದಲ್ಲಿನ ಅನುಭವ ಕುರಿತು ಹೆಚ್.ಎಂ.ನವೀನ್ ಅವರೊಡನೆ ಸಂದರ್ಶನ, 9.30 ಶ್ರೀಕಾಂತ್–ನಾಗಸ್ವರ, 10.00 ಗಮಕ ವ್ಯಾಖ್ಯಾನ, ವಾಚನ–ಎಂ.ವಿ.ಶುಭ, ವ್ಯಾಖ್ಯಾನ–ಕೃಪಾ ಮಂಜುನಾಥ್, 10.30 ಸವಿನೆನಪು

ಮೈಸೂರಲ್ಲಿ ಸ್ಯಾರಿ, ಕುರ್ತಿ ಮೇಳ



ಮೈಸೂರು, ನ. 28– ಸ್ಯಾರಿ ಮತ್ತು ಕುರ್ತಿ ಮೇಳವು ಮೈಸೂರಿನ ನಂಜರಾಜ ಬಹದ್ದೂರು ಛತ್ರದಲ್ಲಿ ಪ್ರಾರಂಭವಾಗಿದೆ. ಭಾರತದ ವಿವಿಧ ರೇಷ್ಮೆ ಸಮೂಹಗಳಿಂದ ಸಂಗ್ರಹಿಸಿದ ಕಾಟನ್, ರೇಷ್ಮೆ, ಫ್ಯಾನ್ಸಿ ಸೀರೆಗಳು ಮತ್ತು ಕುರ್ತಿಗಳ ಬೃಹತ್ ಪ್ರದರ್ಶನವಿದೆ. ಪಾರಾಸ್ ಕ್ರಿಯೇಷನ್ಸ್ ಪ್ರಸ್ತುತಪಡಿಸುತ್ತಿದೆ.

ಮೇಳದಲ್ಲಿ ಅತ್ಯಾಧುನಿಕ ಶೈಲಿಯ ರೇಷ್ಮೆ ವಸ್ತುಗಳಾದ ಭಾಗಲುಪರಿ ಸಿಲ್ಕ್, ಬನಾರಸ್ ಸಿಲ್ಕ್, ಕ್ರೇಪ್ ಸಿಲ್ಕ್, ಮಣಿಪುರಿ ಕಾಟನ್, ಒಡಿಶಾ ಕಾಟನ್, ಗದ್ವಾಲ್ ಕಾಟನ್, ಪೋಚಂಪಲ್ಲಿ, ಕೋಸಾ ಕಾಟನ್, ಎಂಬ್ರಾಯಿಡರಿ ರಿಚ್ ಪಲ್ಲು ಜರಿ ಬಾರ್ಡರ್, ಸೂಪರ್ ನೆಟ್, ಮಾರ್ಬಲ್ ಶಿಫಾನ್, ಕೊರಿಯನ್ ಸಿಲ್ಕ್, ಖಾದಿ ಸಿಲ್ಕ್, ಮೈಕ್ರೋ ಸಿಲ್ಕ್ ಸೀರೆ ಹಾಗೂ ಕಾಟನ್ ಫ್ಯಾನ್ಸಿ ಡ್ರೆಸ್ ಮೆಟಿರೀಯಲ್ಸ್, ಸ್ಪೆಷಲ್ ಕಾಟನ್ ಸೀರೆ ಮತ್ತು ಕುರ್ತಿ ಸಂಗ್ರಹಗಳಿವೆ.

ಜೈಪುರಿ ಮತ್ತು ಲಕ್ನೋ ಚಿಕನ್‌ಕರಿ ಕುರ್ತಿ, ಲೇಡೀಸ್ ಟಾಪ್, ಚೂಡಿದಾರ್ ಮೆಟೀರಿಯಲ್ಸ್, ಕಿಡ್ಸ್‌ವೇರ್, ಟಿ–ಶರ್ಟ್, ಜೈಪುರ್ ಮಿಡಿ, ಲೇಡೀಸ್ ಸಮ್ಮರ್ ಪ್ಯಾಂಟ್ಸ್, ಸ್ಕರ್ಟ್ಸ್, ಲೆಗ್ಗಿನ್ಸ್, ಜೆಗ್ಗಿನ್ಸ್, ಬರ್ಮುಡಾ, ಫ್ರಾಕ್, ಟ್ರಾಕ್ ಪ್ಯಾಂಟ್, ಜೈಪುರ ಫ್ಯಾನ್ಸಿ ಬೆಡ್‌ಶೀಟ್‌ಗಳು, ಪಿಲ್ಲೋ/ಕುಷನ್ ಕವರ್, ಸೋಫಾ ಬ್ಯಾಕ್ ಇತ್ಯಾದಿ ನಂಜರಾಜ ಬಹದ್ದೂರ್ ಛತ್ರದಲ್ಲಿ ದೊರೆಯುತ್ತದೆ. ಈ ಅವಕಾಶ ಕೆಲವೇ ದಿನಗಳು ಮಾತ್ರವಿದ್ದು, ಬೆಳಗ್ಗೆ 10.30ರಿಂದ ರಾತ್ರಿ 9.30ರವರೆಗೆ ಪ್ರದರ್ಶನ ಹಾಗೂ ಮಾರಾಟ ಸೌಲಭ್ಯವಿದೆ. ಗ್ರಾಹಕರ ಅನುಕೂಲತೆಗಾಗಿ ಡೆಬಿಟ್ ಹಾಗೂ ಕ್ರೆಡಿಟ್ ಕಾರ್ಡ್‌ಗಳನ್ನು ಸ್ವೀಕರಿಸಲಾಗುವುದೆಂದು ಆಯೋಜಕರು ತಿಳಿಸಿದ್ದಾರೆ.



ಮೈಸೂರಿನ ಮಾಜಿ ಕಾರ್ಪೋರೇಟರ್ ಸಿ.ಮಹದೇಶ್ ಅವರಿಗೆ ಶಾಸಕ ಜಿ.ಟಿ.ದೇವೇಗೌಡರು ಹುಟ್ಟುಹಬ್ಬದ ಶುಭಾಶಯ ಕೋರಿದರು. ಈ ವೇಳೆ ಇಬ್ಬರನ್ನೂ ಅಭಿಮಾನಿಗಳು ಆತ್ಮೀಯವಾಗಿ ಅಭಿನಂದಿಸಿದರು.



ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರಿಗೆ ಕಾರ್ಪೋರೇಟರ್ ನಮ್ರತಾ ರಮೇಶ್ ಹೂಗುಚ್ಛ ನೀಡಿ ಹುಟ್ಟುಹಬ್ಬದ ಶುಭಾಶಯ ಕೋರಿದರು. ಮುಖಂಡರಾದ ರಮೇಶ್, ಕೆ.ವಿ.ಮಲ್ಲೇಶ್ ಮತ್ತಿತರರು ಉಪಸ್ಥಿತರಿದ್ದರು.

ನೇಕಾರರ ಮಕ್ಕಳಿಗೆ ವಿದ್ಯಾರ್ಥಿವೇತನ ಸೌಲಭ್ಯ

ಮೈಸೂರು,ನ.28–ಕೈಮಗ್ಗ ಮತ್ತು ಜವಳಿ ಇಲಾಖೆಯು ನೇಕಾರ ಸಮ್ಮಾನ್ ಯೋಜನೆ ಹಾಗೂ ವಿದ್ಯುತ್ ಮಗ್ಗ ಸಮೀಕ್ಷೆಯಲ್ಲಿ ಗುರುತಿಸಿರುವ ನೇಕಾರ ಮಕ್ಕಳ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸುವ ಸಲುವಾಗಿ ಪಿಯುಸಿ, ಐಟಿಐ, ಡಿಪ್ಲೋಮೋ ಎಲ್ಲಾ ಪದವಿ, ಎಲ್‌ಎಲ್‌ಬಿ, ಪ್ಯಾರಾ ಮೆಡಿಕಲ್, ಬಿಫಾರ್ಮ, ನರ್ಸಿಂಗ್, ವೃತ್ತಿಪರ ಕೋರ್ಸ್, ಎಂಬಿಬಿಎಸ್., ಬಿಇ, ಬಿ.ಟೆಕ್ ಮತ್ತು ಎಲ್ಲಾ ಸ್ನಾತಕೋತ್ತರ ಕೋರ್ಸ್‌ಗಳನ್ನು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಲು ಕೋರಲಾಗಿದ್ದು, ನೇಕಾರರ ಮಕ್ಕಳನ್ನು ಗುರುತಿಸುವ ಸಲುವಾಗಿ ಸೇವಾ ಸಿಂಧು ತಂತ್ರಾಂಶದ ಕರ್ನಾಟಕ ಒನ್, ಗ್ರಾಮ ಒನ್‌ನಲ್ಲಿ ಲಭ್ಯವಿರುತ್ತದೆ. ಗ್ರಾಮ ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳ ಮೂಲಕ ಸೇವಾ ಸಿಂಧು ತಂತ್ರಾಂಶದಲ್ಲಿ ಡಿ.10ರೊಳಗಾಗಿ ನೋಂದಾಯಿಸಿಕೊಳ್ಳಬಹುದಾಗಿದೆ. ಮಾಹಿತಿಗೆ ಉಪನಿರ್ದೇಶಕರವರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಮೈಸೂರು ದೂ.ಸಂ.0821–2441353 ಸಂಪರ್ಕಿಸಬಹುದು.

ರಾಜು ಕ್ಷತ್ರಿಯ ಟ್ರಸ್ಟ್‌ನಲ್ಲಿ 53.33 ಲಕ್ಷ ದುರುಪಯೋಗ

ಹಿಂದಿನ ಅಧ್ಯಕ್ಷರು, ಕಾರ್ಯದರ್ಶಿ ಸೇರಿ 6 ಮಂದಿ ವಿರುದ್ಧ ಕೇಸ್

ಮೈಸೂರು,ನ.28–ಮೈಸೂರಿನ ಸರಸ್ವತಿಪುರಂ ಪಂಪಾಪತಿ ರಸ್ತೆಯಲ್ಲಿರುವ ರಾಜು ಕ್ಷತ್ರಿಯ ಟ್ರಸ್ಟ್‌ನ ಹಿಂದಿನ ಇಬ್ಬರು ಅಧ್ಯಕ್ಷರು, ಇಬ್ಬರು ಕಾರ್ಯದರ್ಶಿಗಳು ಸೇರಿ ಆರು ಮಂದಿ 53.33 ಲಕ್ಷ ರೂ. ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪದಡಿ ಮೈಸೂರಿನ ನಾಲ್ಕನೇ ಎಸಿಜೆಎಂ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಆದೇಶದ ಮೇರೆಗೆ ಸರಸ್ವತಿಪುರಂ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟ್ರಸ್ಟ್‌ನ ಹಿಂದಿನ ಅಧ್ಯಕ್ಷರಾದ ಎಂ.ವಿ.ದೇವಿಪ್ರಸಾದ್(66), ಎನ್.ಎಸ್.ರಾಜೇಂದ್ರ (66), ಕಾರ್ಯದರ್ಶಿಗಳಾಗಿದ್ದ ಕೆ.ವಿ.ಪಾರ್ಥರಾಜು(85), ಹೆಚ್.ಆರ್.ಶ್ರೀನಿವಾಸರಾಜು (61), ಟ್ರಸ್ಟಿಗಳಾಗಿದ್ದ ಎಂ.ಪಿ.ಮುರಳೀಧರ (47), ಮಂಜುನಾಥ್(60) ಆರೋಪಕ್ಕೆ ಗುರಿಯಾಗಿರುವವರು. ರಾಜು ಕ್ಷತ್ರಿಯ ಟ್ರಸ್ಟ್‌ನಲ್ಲಿ 2015ನೇ ಸಾಲಿನಿಂದ 2022ರವರೆಗೆ ಪದಾಧಿಕಾರಿಗಳಾಗಿದ್ದ ಇವರುಗಳು, ಟ್ರಸ್ಟ್‌ನ ಆಡಳಿತ ಮಂಡಳಿ ನಿರ್ಧಾರಗಳು, ಬೈಲಾ ಹಾಗೂ ಪರಿನಿಯಮಗಳನ್ನು ಉಲ್ಲಂಘಿಸಿ 53,33,628 ರೂ.ಗಳನ್ನು ದುರುಪಯೋಗ ಪಡಿಸಿಕೊಳ್ಳುವ ಮೂಲಕ ಟ್ರಸ್ಟ್‌ಗೆ ನಂಬಿಕೆ ದ್ರೋಹ ಎಸಗಿ ವಂಚಿಸಿದ್ದಾರೆ ಎಂದು ಟ್ರಸ್ಟ್‌ನ ಹಾಲಿ ಕಾರ್ಯದರ್ಶಿ ಎಂ.ಎನ್.ಸುದರ್ಶನ ರಾಜು ಅವರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ವಿಚಾರಣೆಗೆ ಅಂಗೀಕರಿಸಿದ ನ್ಯಾಯಾಲಯವು ನೀಡಿದ ಆದೇಶದ ಮೇರೆಗೆ ಸರಸ್ವತಿಪುರಂ ಠಾಣೆ ಪೊಲೀಸರು ಭಾರತೀಯ ದಂಡ ಸಂಹಿತೆ 406, 420, 34ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಮಹದೇವಯ್ಯ ನಿಧನ



ಮೈಸೂರು, ನ.28– ಮೈಸೂರಿನ ಸಿದ್ಧಾರ್ಥನಗರದ ನಿವಾಸಿ, ನೀರಾವರಿ ಇಲಾಖೆ ನಿವೃತ್ತ ಸಿಬ್ಬಂದಿ ಮಹದೇವಯ್ಯ (68)ನವರು ಸೋಮವಾರ ಸಂಜೆ ಹೃದಯಾಘಾತದಿಂದ ನಿಧನರಾದರು.

ಮೂಲತಃ ಕುರುಬಾರಹಳ್ಳಿಯವರಾಗಿದ್ದು ಪ್ರಸ್ತುತ ಸಿದ್ಧಾರ್ಥನಗರ ಕಪಿಲಾ ಮಾರ್ಗದಲ್ಲಿ ವಾಸವಿದ್ದ ಅವರು, ಬನ್ನಿಮಾಕಾಳೇಶ್ವರಿ ಮತ್ತು ಆಯರಳ್ಳಿ ಮಾಕಮ್ಮನವರ ಟ್ರಸ್ಟ್‌ನ ಟ್ರಸ್ಟಿಯಾಗಿದ್ದರು. ಪತ್ನಿ ಯಶೋಧ, ಪುತ್ರ, ಬಿಜೆಪಿ ಮುಖಂಡ ರಾಕೇಶ್ ಹಾಗೂ ಪುತ್ರಿ ಮೇಘನಾ ಸೇರಿದಂತೆ ಅಪಾರ ಬಂಧು ವರ್ಗ ಅಗಲಿದ್ದಾರೆ. ಮಂಗಳವಾರ(ನ.29) ಮಧ್ಯಾಹ್ನ 12.30ಕ್ಕೆ ಜೆ.ಸಿ.ನಗರದಲ್ಲಿರುವ ಕುರುಬಾರಹಳ್ಳಿ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಮೂಲಗಳು ತಿಳಿಸಿವೆ.

ಇಂದು ಬೆಳಗ್ಗೆ ಪುತ್ರಿಯ ವಿವಾಹವನ್ನು ಸಂಭ್ರಮದಿಂದ ನೆರವೇರಿಸಿದ್ದ ಮಹದೇವಯ್ಯನವರು ಸಂಜೆ ಕೊನೆಯುಸಿರೆಳೆದಿದ್ದು, ಕುಟುಂಬದವರಲ್ಲಿ ದುಃಖ ಮಡುಗಟ್ಟಿದೆ. ಟ್ರಸ್ಟ್ ಅಧ್ಯಕ್ಷ ಅಪ್ಪುಗೌಡ, ಕ್ಯಾಂಟಿನ್ ನಾಗಣ್ಣ, ಶಿವಣ್ಣ, ಮಂಜುನಾಥ್, ಜವರಾಜು, ಕುರುಬಾರಹಳ್ಳಿ ಪ್ರಕಾಶ್ ಸೇರಿದಂತೆ ಎಲ್ಲಾ ಟ್ರಸ್ಟಿಗಳು ಸಂತಾಪ ಸೂಚಿಸಿದ್ದಾರೆ.

ಸರಸ್ವತಿಪುರಂ ಜನತೆ ಪುಣ್ಯವಂತರು, ಸರಸ್ವತಿ ಪುತ್ರರು...

ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ



ಮೈಸೂರು,ನ.28(ಎಸ್‌ಪಿಎನ್)– ಸರಸ್ವತಿಪುರಂ ಜನತೆ ಪುಣ್ಯವಂತರು, ಸರಸ್ವತಿ ಪುತ್ರರು. ಈ ಬಡಾವಣೆ ಎಲ್ಲಾ ಆಯಾಮದಲ್ಲೂ ಇತರೆ ಬಡಾವಣೆಗಳಿಗೆ ಮಾದರಿ ಎಂದು ವಿಧಾನಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಅಭಿಪ್ರಾಯಪಟ್ಟರು.

ಮೈಸೂರು ಸರಸ್ವತಿಪುರಂ ಬಡಾವಣೆಯಲ್ಲಿರುವ ಕೆ.ಜವರೇಗೌಡ ಉದ್ಯಾನವನದಲ್ಲಿ ಸರಸ್ವತಿಪುರಂ ಕನ್ನಡ ಗೆಳೆಯರ ಬಳಗದ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವದ 3ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದರು.

ಹಲವು ವರ್ಷಗಳಿಂದ ಸರಸ್ವತಿಪುರಂ ಕನ್ನಡ ಗೆಳೆಯರ ಬಳಗದ ಸದಸ್ಯರು, ರಾಜ್ಯೋತ್ಸವ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಪ್ರೋತ್ಸಾಹಿಸುತ್ತಿದ್ದಾರೆ. ಇಂದಿನ ಕಾರ್ಯಕ್ರಮದಲ್ಲಿ ಅನೇಕ ಪ್ರತಿಭಾವಂತರನ್ನು ಗುರುತಿಸುವುದನ್ನು ಮಾಜಿ ಮೇಯರ್ ಆರ್.ಲಿಂಗಪ್ಪ ಮತ್ತು ಗೆಳೆಯರು ಮುತುವರ್ಜಿ ವಹಿಸುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಅಲ್ಲದೆ, ಮೈಸೂರು ವಿವಿ ವಿಶ್ರಾಂತ ಕುಲಪತಿ ಕೆ.ಎಸ್.ರಂಗಪ್ಪ, ಉದ್ಯಮಿ ಮಹೇಶ್ ಶೆಣೈ, ಅಂತರರಾಷ್ಟ್ರೀಯ ಕ್ರೀಡಾಪಟು ದಿಯಾ ಅರಸ್, ಉದ್ಯಮಿ ವೈ.ಎಸ್.ಸತ್ಯನಾರಾಯಣ್, ಕೆ.ಜವರೇಗೌಡ ಅವರ ಪತ್ನಿ ಆರ್.ಲಕ್ಷ್ಮೀದೇವಿ ಅವರನ್ನು ಇದೇ ವೇಳೆ ಸನ್ಮಾನಿಸಿರುವುದು ಉತ್ತಮ ಬೆಳವಣಿಗೆ ಎಂದು ಹೇಳಿದರು.

ಬಡಾವಣೆಗಳಲ್ಲಿ ಪ್ರತಿಭಾವಂತರು, ಸಾಧಕರು, ಸಮಾಜ ಸೇವಕರನ್ನು ಗುರುತಿಸಿ, ಸನ್ಮಾನಿಸುವುದರಿಂದ ಸಾಧಕರು ಅವರವರ ಕೆಲಸದಲ್ಲಿ ಮತ್ತಷ್ಟು ಸಾಧನೆ ಮಾಡಿ, ದೇಶದ ಪ್ರಗತಿಗೆ ನೆರವಾಗುತ್ತಾರೆ. ಅಲ್ಲದೆ, ಹಲವು ವಿಚಾರದಲ್ಲಿ ಸರಸ್ವತಿಪುರಂ ನಿವಾಸಿಗಳು ಪುಣ್ಯವಂತರು. ಏಕೆಂದರೆ, ಈ ಬಡಾವಣೆ ಅಭಿವೃದ್ಧಿ ವಿಷಯದಲ್ಲಿ ಮೈಸೂರಿನ ಇತರೆ ಬಡಾವಣೆಗಳಿಗೆ ಹೋಲಿಸಿದರೆ, ಮಾದರಿ ಬಡಾವಣೆಯಾಗಿದೆ. ಅಲ್ಲದೆ, ಈ ಬಡಾವಣೆಯಲ್ಲಿ ಕೆ.ಜವರೇಗೌಡ ಉದ್ಯಾನವನದ ನಿರ್ವಹಣೆ ಉತ್ತಮವಾಗಿದೆ ಎಂದು ತಿಳಿಸಿದರು.

ನೆಲ–ಜಲ–ಭಾಷೆ ಉಳಿವಿಗಾಗಿ ಪ್ರತಿಯೊಬ್ಬರು ತಮ್ಮ ತಮ್ಮ ಮನೆಗಳಲ್ಲಿ ಕನ್ನಡ ಕಲಿಯಬೇಕು. ನಿಮ್ಮ ಮಕ್ಕಳಿಗೂ ಕನ್ನಡ ಕಲಿಸಬೇಕು. ಮಾತೃಭಾಷೆ ಜೊತೆಗೆ ಇತರೆ ಭಾಷೆಗಳ ಕಲಿಕೆಗೂ ಆದ್ಯತೆ ನೀಡ ಬೇಕು ಎಂದು ಮನವಿ ಮಾಡಿದರು.

ಈ ವೇಳೆ ಮೇಯರ್ ಶಿವಕುಮಾರ್, ನಗರಪಾಲಿಕೆ ಸದಸ್ಯೆ ವೇದಾವತಿ, ಉದ್ಯಮಿ ಸತೀಶ್, ಸರಸ್ವತಿಪುರಂ ಕನ್ನಡ ಗೆಳೆಯರ ಬಳಗದ ಗೌರವಾಧ್ಯಕ್ಷ ಮಾಜಿ ಮೇಯರ್ ಆರ್.ಲಿಂಗಪ್ಪ, ರಾಜೇಶ್ ಬೋರೆ, ಆರ್.ಶಿವಲಿಂಗು, ಎಲ್. ಭಾಸ್ಕರ್, ಆರ್.ಮಹದೇವು, ಜಯಲಿಂಗು, ಎಲ್.ಪ್ರಜ್ವಲ್, ವೈ.ಎಸ್.ಸಂತಸ್, ನಾಗೇಂದ್ರ, ಸುಮಂತ್, ಉಮಾಶಂಕರ್, ಶ್ರೀನಿವಾಸಗೌಡ, ಪಿ.ಭಾರತಿ, ತೇಜಸ್ವಿನಿ, ಚಂದ್ರಶೇಖರ್, ಸುನೀಲ್ ಕುಮಾರ್, ರವಿ ಪ್ರಭಾಕರ್ ಸೇರಿದಂತೆ ಇತರರಿದ್ದರು.

ನಾಯಕ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ



ಮೈಸೂರು,ನ.28(ಎಂಟಿವೈ)– ನಾಯಕ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಾಯಕ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನಿಸಲಾಯಿತು. ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಾದ ಸಿಂಚನ ಹಾಗೂ ರಕ್ಷಿತಾ, ಸಾಹಿತಿ ಕಳಲೆ ಜವರನಾಯಕ ಮತ್ತು ಜಿಲ್ಲಾ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿದ ಪಡುವಾರಹಳ್ಳಿ ರಾಮಕೃಷ್ಣ ಅವರನ್ನು ಸನ್ಮಾನಿಸಲಾಯಿತು. ಈ ವೇಳೆ ಕನ್ನಡಪರ ಹೋರಾಟಗಾರ ಶಿವಶಂಕರ್, ಮುಖಂಡರಾದ ಸುರೇಶ್, ಪಿ. ನಾಗಲಿಂಗಪ್ಪ ಕೆಂಚೇಗೌಡ, ಸುರೇಶ್ ಉಪಸ್ಥಿತರಿದ್ದರು.



ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಕೆಎಸ್‌ಆರ್‌ಪಿ ವಾರ್ಷಿಕ ಕ್ರೀಡಾಕೂಟದಲ್ಲಿ 5ನೇ ಪಡೆ ಮೈಸೂರು ಘಟಕ ಸಮಗ್ರ ಪ್ರಶಸ್ತಿಗೆ ಭಾಜನವಾಯಿತು. ಕೆಎಸ್‌ಆರ್‌ಪಿ ಡಿಜಿ & ಐಜಿ ಪ್ರವೀಣ್‌ಸೂದ್, ಎಡಿಜಿಪಿ ಸೀಮಾಂತ್‌ಕುಮಾರ್‌ಸಿಂಗ್ ಪ್ರಶಸ್ತಿ ವಿತರಿಸಿದರು. ಈ ವೇಳೆ 5ನೇ ಪಡೆ ಕಮಾಂಡೆಂಟ್ ಆರ್.ಜನಾರ್ಧನ್ ಇನ್ನಿತರರು ಉಪಸ್ಥಿತರಿದ್ದರು.

ಸರ್ಕಾರಿ ಶಾಲೆಗಳ ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್; ಕೇಂದ್ರ, ರಾಜ್ಯಗಳ ಪ್ರತಿಕ್ರಿಯೆ ಕೇಳಿದ 'ಸುಪ್ರೀಂ'

ನವದೆಹಲಿ: ದೇಶದಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ 6ರಿಂದ 12ನೇ ತರಗತಿ ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್‌ಗಳನ್ನು ಒದಗಿಸುವ ನಿರ್ದೇಶನಗಳನ್ನು ನೀಡುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತು ಪ್ರತಿಕ್ರಿಯೆ ನೀಡುವಂತೆ ಕೇಂದ್ರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಸುಪ್ರೀಂಕೋರ್ಟ್ ಕೇಳಿದೆ.



ಮಧ್ಯಪ್ರದೇಶದ ಮೂಲದ ವೈದ್ಯರಾದ ಸಾಮಾಜಿಕ ಕಾರ್ಯಕರ್ತೆ ಜಯಾ ಠಾಕೂರ್ ಅವರ ಮನವಿಯನ್ನು ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ ಮತ್ತು ನ್ಯಾಯಮೂರ್ತಿ ನರಸಿಂಹ ಅವರನ್ನೊಳಗೊಂಡ ಪೀಠವು, ಕೇಂದ್ರ ಸರ್ಕಾರ ಮತ್ತು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೋಟಿಸ್ ಜಾರಿ ಮಾಡಿದೆ.

ಅರ್ಜಿದಾರರು ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿನಿಯರ ಶುಚೀಕರಣ ಮತ್ತು ನೈರ್ಮಲ್ಯದ ಪ್ರಮುಖ ವಿಷಯವನ್ನು ಪ್ರಸ್ತಾಪಿಸಿದ್ದಾರೆ ಎಂದು ಸುಪ್ರೀಂಕೋರ್ಟ್ ಈ ವಿಚಾರದಲ್ಲಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಸಹಾಯವನ್ನು ಕೋರಿದೆ.

ಚಿಲುಮೆ ಕೇಸ್: ಮತ್ತೋರ್ವ ಆರೋಪಿ ಬಂಧನ

ಬೆಂಗಳೂರು: ಮತದಾರರ ವೈಯಕ್ತಿಕ ಮಾಹಿತಿ ಕಳವು ಪ್ರಕರಣ ಸಂಬಂಧ ಮತ್ತೋರ್ವ ಆರೋಪಿಯನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಒಟ್ಟು ಇದುವರೆಗೂ ಒಟ್ಟು 12 ಆರೋಪಿಗಳನ್ನು ಬಂಧಿಸಲಾಗಿದೆ.

ಪ್ರಕರಣ ಪ್ರಮುಖ ಆರೋಪಿ ರವಿಕುಮಾರ್ ಜೊತೆ ಆಪ್ತ ಹಾಗೂ ಅನಿಲ್ ಎಂಬುವರು ಬಂಧಿತ ಆರೋಪಿ. ಇವರು ಮಹದೇವಪುರದಲ್ಲಿ ಚಿಲುಮೆ ಕಚೇರಿಯ ಉಸ್ತುವಾರಿ ವಹಿಸಿಕೊಂಡಿದ್ದರು. ಹಲವು ವರ್ಷಗಳಿಂದ ರವಿಕುಮಾರ್ ಜೊತೆ ಗುರುತಿಸಿಕೊಂಡಿದ್ದರು. ನೌಕರರ ನೇಮಕ ಹಾಗೂ ಲಾಜಿಸ್ಟಿಕ್ ವರ್ಕ್ ಸೇರಿದಂತೆ ಎಲ್ಲವೂ ಅನಿಲ್ ಅಧೀನದಲ್ಲೇ ನಡೆಯುತ್ತಿದ್ದವು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಅನಿಲ್ ತಲೆಮರೆಸಿಕೊಂಡಿದ್ದರು ಎಂದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್‌ಗೌಡ ತಿಳಿಸಿದ್ದಾರೆ.

ಪ್ರಕರಣದಲ್ಲಿ ಬಂಧಿತರಾಗಿರುವ ನಾಲ್ವರು ಬಿಬಿಎಂಪಿ ಅಧಿಕಾರಿಗಳನ್ನು ಬಂಧಿಸಿ, 3 ದಿನ ವಶಕ್ಕೆ ಪಡೆಯಲಾಗಿದೆ. ವಿಚಾರಣೆ ವೇಳೆ ಹಿರಿಯ ಅಧಿಕಾರಿಗಳ ಸಹಮತದಲ್ಲೇ ಅವ್ಯವಹಾರ ನಡೆದಿದೆ ಎಂಬ ಮಾಹಿತಿ ಬೆನ್ನಲ್ಲೇ ಸಂಬಂಧಪಟ್ಟ ಅಧಿಕಾರಿಗಳನ್ನು ನೋಟಿಸ್ ನೀಡಿ ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಪ್ರಕರಣದ ಮಾಹಿತಿ ನೀಡಿದರು.

ಶೋಧ ಕಾರ್ಯ ಚುರುಕು: ಪೊಲೀಸ್ ಕಸ್ಟಡಿಯಲ್ಲಿರುವ ರವಿಕುಮಾರ್ ಚಿಲುಮೆ ಸಂಸ್ಥೆ ಹಾಗೂ ಬ್ಯಾಂಕ್ ಖಾತೆಗಳ ಹಣಕಾಸಿನ ವ್ಯವಹಾರಗಳ ಬಗ್ಗೆ ಪರಿಶೀಲಿಸಲಾಗುತ್ತಿದೆ. ಆರೋಪಿಗಳ ಖಾತೆಯಿಂದ ಬಿಬಿಎಂಪಿ ಅಧಿಕಾರಿಗಳ ಬ್ಯಾಂಕ್ ಖಾತೆಗಳಿಗೆ ಹಣ ಸಂದಾಯವಾಗಿದೆ ಎಂಬುದರ ಬಗ್ಗೆಯೂ ಶೋಧ ಕಾರ್ಯ ನಡೆಯುತ್ತಿದೆ.

ಶ್ರದ್ಧಾ ವಾಲ್ಕರ್ ಕೊಲೆ: ಆರೋಪಿ ಅಫ್ತಾಬ್ ಕರೆದೊಯ್ಯುತ್ತಿದ್ದ ವ್ಯಾನ್ ಮೇಲೆ ದಾಳಿ

ನವದೆಹಲಿ: ದೆಹಲಿಯ ಬುಲಂದ್ ಶಹರ್‌ನಲ್ಲಿ ನಡೆದ ಶ್ರದ್ಧಾ ವಾಲ್ಕರ್ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಪೂನಾವಾಲಾನನ್ನು ಕರೆದೊಯ್ಯುತ್ತಿದ್ದ ಪೊಲೀಸ್ ವ್ಯಾನ್ ಮೇಲೆ ಹಿಂದು ಸೇನೆಯ ಇಬ್ಬರು ಕಾರ್ಯಕರ್ತರು ಸೋಮವಾರ ದಾಳಿ ನಡೆಸಿದ್ದಾರೆ. ಇಂದು ಸಂಜೆ ಪೋಲಿಗ್ರಾಫ್ ಪರೀಕ್ಷೆಯ ನಂತರ ಪೂನಾವಾಲಾನನ್ನು ಪಶ್ಚಿಮ ದೆಹಲಿಯ ರೋಹಿಣಿಯಲ್ಲಿರುವ ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಜೈಲಿಗೆ ಕರೆದೊಯ್ಯುತ್ತಿದ್ದ ವೇಳೆ ಕತ್ತಿಗಳನ್ನು ಹಿಡಿದಿದ್ದ ಕನಿಷ್ಠ ಇಬ್ಬರು ವ್ಯಕ್ತಿಗಳು ಪೊಲೀಸ್ ವ್ಯಾನ್ ಮೇಲೆ ದಾಳಿ ಮಾಡಿದ್ದಾರೆ. ಎಫ್‌ಎಸ್‌ಎಲ್ ಕಟ್ಟಡದ ಹೊರ ಭಾಗದಲ್ಲಿ ಈ ದಾಳಿ ನಡೆದಿದೆ. ಕತ್ತಿ ಹಿಡಿದ ಇಬ್ಬರು ವ್ಯಾನ್ ಮೇಲೆ ದಾಳಿ ನಡೆಸಿದ್ದಾರೆ. ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದು, ಅಫ್ತಾಬ್ ಪೂನಾವಾಲಾ ಸುರಕ್ಷಿತವಾಗಿದ್ದಾನೆ ಎಂದು ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ದಾಳಿಕೋರರನ್ನು ಬಂಧಿಸಿದ್ದು, ಅವರ ಬಳಿ ಇದ್ದ ಶಸ್ತ್ರಾಸ್ತ್ರಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.



ಮುಜರಾಯಿ ಇಲಾಖೆಯಿಂದ ಬಿಡುಗಡೆಯಾದ ವಿಶೇಷ ಅನುದಾನ ಹಾಗೂ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಕೆ.ಜಿ.ಕೊಪ್ಪಲಿನ ಸಿದ್ದಪ್ಪಾಜಿ ದೇವಾಲಯದ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಶಾಸಕ ಎಲ್. ನಾಗೇಂದ್ರ ಭೂಮಿಪೂಜೆ ನೆರವೇರಿಸಿದರು. ಚಾಮರಾಜ ಕ್ಷೇತ್ರದ ಉಪಾಧ್ಯಕ್ಷ ಶಿವಕುಮಾರ್, ವಾರ್ಡ್ ಅಧ್ಯಕ್ಷ ಕೃಷ್ಣಪ್ಪ, ಮುಖಂಡರಾದ ದೊಡ್ಡಲಿಂಗಣ್ಣ, ಶೇಖರ್, ನಾರಾಯಣ, ರವಿ, ಬಾಲು, ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಗೋವಿಂದರಾಜು, ಎಲ್. ಮಂಜುನಾಥ್, ಗ್ರಾಮದ ಮುಖಂಡರು ಹಾಜರಿದ್ದರು.

ಮಹಿಳೆಯರಿಗೆ ತರಬೇತಿ ಶಿಬಿರ

ಮೈಸೂರು,ನ.28–ಕೌಶಲ್ಯ ಕರ್ನಾಟಕದ ಯೋಜನೆಯಡಿ ಪರಿವರ್ತನಾ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯಲ್ಲಿ TAILORING, HAND EMBROIDERY ಕೋರ್ಸ್‌ಗಳನ್ನು 45 ದಿನ ಉಚಿತವಾಗಿ ಎಸ್.ಸಿ ನಿರುದ್ಯೋಗಿ ಮಹಿಳೆಯರಿಗೆ ತರಬೇತಿಯನ್ನು ನೀಡುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಪರಿವರ್ತನಾ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಕೆ.ಎಸ್. ಮಾಲೇಗೌಡ ಮೊ.ಸಂ: 9964487523 ಅನ್ನು ಸಂಪರ್ಕಿಸಬಹುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇಂದು ಕಟ್ಟಡ ಕೆಲಸಗಾರರ ಸಂಘದ ವಾರ್ಷಿಕೋತ್ಸವ

ಮೈಸೂರು,ನ.28(ಪಿಎಂ)–ಮೈಸೂರು ಜಿಲ್ಲಾ ಕಟ್ಟಡ ನಿರ್ಮಾಣ ಮತ್ತು ಇತರೆ ಕೆಲಸಗಾರರ ಸಂಘದ ವತಿಯಿಂದ ನ.29ರಂದು ಸಂಘದ 8ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಸಮಾರಂಭ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಸಿದ್ದೇಗೌಡ ತಿಳಿಸಿದರು.



ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸಂಜೆ 6ಕ್ಕೆ ಸಂಘದ ಕಚೇರಿ ಸಮೀಪದ ಹೆಬ್ಬಾಳು ಬಸವೇಶ್ವರ ವೃತ್ತದಲ್ಲಿ ಕಾರ್ಯಕ್ರಮ ನಡೆಯಲಿದೆ. ಶ್ರೀ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸಾನಿಧ್ಯ ವಹಿಸಿ, ಆಶೀರ್ವಚನ ನೀಡಲಿದ್ದಾರೆ. ಶ್ರೀ ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಶ್ರೀ ಸೋಮನಾಥ ಸ್ವಾಮೀಜಿ ಉಪಸ್ಥಿತರಿರುವರು ಎಂದರು.

ಇದೇ ವೇಳೆ 10 ಮಂದಿ ಹಿರಿಯ ಕಟ್ಟಡ ಕಾರ್ಮಿಕರನ್ನು ಸನ್ಮಾನಿಸಲಾಗುವುದು. ಜೊತೆಗೆ ಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಇಬ್ಬರು ನಿವೃತ್ತ ಯೋಧರನ್ನು ಗೌರವಿಸಲಾಗುವುದು. ಇದೇ ಸಂದರ್ಭದಲ್ಲಿ ಕಾರ್ಮಿಕ ಇಲಾಖೆ ಅಧಿಕಾರಿಗಳು ಸರ್ಕಾರದಿಂದ ಮಂಜೂರಾಗಿರುವ ಸಹಾಯಧನ ವಿತರಿಸಲಿದ್ದಾರೆ. ಮೂವರಿಗೆ ವಿವಾಹ ಸಹಾಯಧನ ಹಾಗೂ ಮರಣ ಹೊಂದಿದ ಕಾರ್ಮಿಕರ 2 ಕುಟುಂಬಗಳಿಗೆ ಮರಣ ಸಹಾಯಧನ ವಿತರಣೆ ಮಾಡಲಿದ್ದಾರೆ ಎಂದು ತಿಳಿಸಿದರು. ಬಳಿಕ ರಸಮಂಜರಿ ಕಾರ್ಯಕ್ರಮ ನಡೆಯಲಿದೆ ಎಂದರು. ಸಂಘದ ಉಪಾಧ್ಯಕ್ಷ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಮಹದೇವ್, ಕಾರ್ಯದರ್ಶಿ ಪಿ.ಸತೀಶ್ ಮತ್ತಿತರರು ಗೋಷ್ಠಿಯಲ್ಲಿದ್ದರು.

ರಾಹುಲ್ ಗಾಂಧಿ ನೋಡಲು ಮುಗಿಬಿದ್ದ ಜನ ಬಿದ್ದು ಕೈ ಮುರಿದುಕೊಂಡ ಕೆ.ಸಿ. ವೇಣುಗೋಪಾಲ್

ಭೋಪಾಲ್: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಭಾರತ್ ಜೋಡೋ ಯಾತ್ರೆಯಲ್ಲಿ ಬಿದ್ದು ಕೈ ಮುರಿದುಕೊಂಡಿದ್ದಾರೆ.



ಮಧ್ಯಪ್ರದೇಶದ ಇಂದೋರ್‌ನಲ್ಲಿ ಯಾತ್ರೆ ಸಾಗುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.

ಈ ವೇಳೆ ನೂಕುನುಗ್ಗಲು ಉಂಟಾಗಿ ವೇಣುಗೋಪಾಲ್‌ರನ್ನು ತಳ್ಳಿಕೊಂಡು ಅಭಿಮಾನಿಗಳು ನುಗ್ಗಿದ್ದಾರೆ. ಈ ವೇಳೆ ಬಿದ್ದ ವೇಣುಗೋಪಾಲ್ ಮೊಣಕಾಲು ಮತ್ತು ಕೈಗೆ ಗಾಯ ಮಾಡಿಕೊಂಡಿದ್ದಾರೆ. ಬಳಿಕ ವೈದ್ಯರು ಪರೀಕ್ಷಿಸಿದಾಗ ಕೈ ಮೂಳೆ ಫ್ರ್ಯಾಕ್ಚರ್ ಆಗಿರುವ ಬಗ್ಗೆ ತಿಳಿದುಬಂದಿದೆ. ಕೂಡಲೇ ವೈದ್ಯರ ತಂಡ ನಿಗಾ ವಹಿಸಿದ್ದು, ಚಿಕಿತ್ಸೆ ನೀಡಿದೆ. ಅಭಿಮಾನಿಗಳ ಗುಂಪನ್ನು ಪೊಲೀಸರು ನಿಯಂತ್ರಿಸಲು ವಿಫಲವಾದ ಹಿನ್ನೆಲೆ ಈ ಘಟನೆ ನಡೆದಿದೆ. ನಿನ್ನೆ ಕೆ.ಸಿ ವೇಣುಗೋಪಾಲ್ ಬಿಜೆಪಿ ವಿರುದ್ಧ ಕಿಡಿಕಾರಿದ್ದರು. ಬಿಜೆಪಿ ದೇಶದಲ್ಲಿ ಸುಳ್ಳು ರಾಜಕಾರಣ ಮಾಡುತ್ತಿದೆ. ನಮ್ಮ ನಾಯಕ ರಾಹುಲ್ ಗಾಂಧಿ ವಿರುದ್ಧ ಅಪಪ್ರಚಾರ ಮಾಡಿ ಅವರ ವರ್ಚಸ್ಸನ್ನು ಹಾಳು ಮಾಡಿತ್ತು. ಇದೀಗ ಭಾರತ್ ಜೋಡೋ ಯಾತ್ರೆ ಮೂಲಕ ರಾಹುಲ್ ಗಾಂಧಿ ಏನೆಂದು ತೋರಿಸಿಕೊಟ್ಟಿದ್ದಾರೆ ಎಂದಿದ್ದರು.

ಅಮೃತ ವಿದ್ಯಾಪೀಠಂನಲ್ಲಿ 531 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ



ಮೈಸೂರು,ನ.28–ಮೈಸೂರಿನ ಅಮೃತ ವಿದ್ಯಾಪೀಠಂನಲ್ಲಿ ನಡೆದ 12ನೇ ಪದವಿ ಪ್ರದಾನ ಸಮಾರಂಭದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿಯ 531 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

ಸಮಾರಂಭ ಉದ್ಘಾಟಿಸಿ ಮಾತನಾಡಿದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಶಿಕ್ಷಣ ಕೇವಲ ಪಠ್ಯಕ್ಕೆ ಸೀಮಿತವಾಗದೇ ನಮ್ಮೊಳಗಿನ ಅರಿವಿನ ಕಣ್ಣನ್ನು ತೆರೆಸುವ ಜ್ಞಾನವನ್ನು ನೀಡಬೇಕು. ಶಿಕ್ಷಣ ಪಾಶ್ಚಾತ್ಯ ಪ್ರಭಾವಕ್ಕೊಳಗಾಗಿ ವ್ಯಾಪಾರೀಕರಣವಾಗುತ್ತಿರುವ ಸಮಯದಲ್ಲಿ, ವಿದ್ಯಾರ್ಥಿಗಳಲ್ಲಿ ವಿಶಿಷ್ಟ ಧ್ಯೇಯಗಳು, ಸೇವಾ ಮನೋಭಾವ, ರಾಷ್ಟ್ರೀಯ ಹಿತಾಸಕ್ತಿಯನ್ನು ಬೆಳೆಸುವುದು ತುಂಬಾ ಮುಖ್ಯವಾಗಿದೆ ಎಂದು ಹೇಳಿದರು.

ಪದವಿಯ ನಂತರ ಜೀವನದ ಹಾದಿ ಅತ್ಯಂತ ಕಠಿಣವಾಗಿದ್ದು, ಹೆಚ್ಚಿನ ಶ್ರಮ ಪಡಬೇಕಾಗುತ್ತದೆ. ಇದಕ್ಕಾಗಿ ನಮ್ಮಲ್ಲಿ ಪ್ರಬಲ ಇಚ್ಛಾಶಕ್ತಿ ಇರಬೇಕು. ಇಚ್ಛಾಶಕ್ತಿ ಬರುವುದು ಆಧ್ಯಾತ್ಮಿಕ ಜ್ಞಾನದಿಂದ. ಈ ನಿಟ್ಟಿನಲ್ಲಿ ಪದವಿಯ ಜೊತೆ ಜೊತೆಗೆ ಆಧ್ಯಾತ್ಮಿಕ ಶಿಕ್ಷಣವನ್ನು ನಮ್ಮದಾಗಿಸಿಕೊಳ್ಳುವುದು ಅವಶ್ಯವಾಗಿದೆ. ಹಾಗೆಯೇ ಈ ರಾಷ್ಟ್ರದ ಜವಾಬ್ದಾರಿಯುತ ಪ್ರಜೆಗಳಾಗಲು ನಮ್ಮ ದೇಶದ ಅತ್ಯುನ್ನತ ಗ್ರಂಥವಾದ ಭಾರತ ಸಂವಿಧಾನವನ್ನು ಅಧ್ಯಯನ ಮಾಡುವುದೂ ಅಷ್ಟೇ ಅಗತ್ಯವೆಂದು ಕಿವಿಮಾತು ಹೇಳಿದರು.

ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಜಿ.ಹೇಮಂತಕುಮಾರ್ ಮಾತನಾಡಿ, ಪ್ರತಿಯೊಂದು ಶಿಕ್ಷಣ ಸಂಸ್ಥೆಯೂ ಪದವಿಯನ್ನು ನೀಡುತ್ತದೆ. ಆದರೆ ಪರಿಪೂರ್ಣ ಶಿಕ್ಷಣ, ಆಳವಾದ ಜ್ಞಾನದೊಂದಿಗೆ ಪದವಿ ನೀಡುವ ಕೆಲವೇ ವಿದ್ಯಾಸಂಸ್ಥೆಗಳಲ್ಲಿ ಅಮೃತ ವಿಶ್ವವಿದ್ಯಾಪೀಠಂ ಒಂದಾಗಿದೆ. ಶಿಕ್ಷಣದ ಜೊತೆಗೆ ಆಧ್ಯಾತ್ಮಿಕ ತಳಹದಿ, ಸೇವಾ ಮನೋಭಾವ, ರಾಷ್ಟ್ರೀಯತೆಯನ್ನು ಬೆಳೆಸುವ ವಿದ್ಯಾಸಂಸ್ಥೆ ಇದಾಗಿದೆ ಎಂದ ಅವರು, ಇಲ್ಲಿ ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಮಾತಾ ಅಮೃತಾನಂದಮಯಿ ಮಠದ ಪ್ರಧಾನ ಕಾರ್ಯದರ್ಶಿ ಸ್ವಾಮಿ ಪೂರ್ಣಾಮೃತಾನಂದಪುರಿ, ವಿದ್ಯಾರ್ಥಿಗಳಿಗೆ ಆಶೀರ್ವಚನ ನೀಡಿದರು. ಅಮೃತ ವಿಶ್ವವಿದ್ಯಾಪೀಠಂನ ಕುಲಸಚಿವ ಡಾ.ಕೆ.ಶಂಕರನ್, ಪರೀಕ್ಷಾ ನಿಯಂತ್ರಕ ಡಾ.ಆರ್.ದಂಡಪಾಣಿ, ಐಕ್ಯೂಎಸಿ ಉಪಾಧ್ಯಕ್ಷ ಡಾ.ಪ್ರಶಾಂತ್ ನಾಯರ್, ನಿರ್ದೇಶಕ ಬ್ರಹ್ಮಚಾರಿ ಅನಂತಾನಂದ ಚೈತನ್ಯ, ಸಂಚಾಲಕರಾದ ಬ್ರಹ್ಮಚಾರಿ ಮುಕ್ತಿದಾಮೃತ ಚೈತನ್ಯ, ಪ್ರಾಂಶುಪಾಲ ಡಾ.ಜಿ.ರವೀಂದ್ರನಾಥ್ ಮತ್ತಿತರರಿದ್ದರು.

ನಕ್ಕರೆ ಅದೇ ಸ್ವರ್ಗ

ಆತ : ಇಂದಿನ ಕಲಬೆರಕೆಯ ಕಾಲದಲ್ಲಿಯೂ ಶುದ್ಧ ಪದಾರ್ಥ ಮಾರುತ್ತಿರುವುದು ವಿದ್ಯುತ್ ಕಂಪನಿಯವರು ಮಾತ್ರ

ಗೆಳೆಯ: ಅಷ್ಟು ಖಚಿತವಾಗಿ ಹೇಗೆ ಹೇಳ್ತೀಯಾ?

ಆತ : ಮುಟ್ಟಿದರೆ ಶಾಕ್ ಹೊಡೆಯುತ್ತಲ್ವಾ?!

ಮೈಸೂರು ಮಿತ್ರ

ಮಂಗಳವಾರ, 29 ನವೆಂಬರ್ 2022

ಸತ್ಯೇನೋತ್ತಭಿತಾ ಭೂಮಿಃ!! ನಹಿ ಸತ್ಯಾತ್ಪರೋ ಧರ್ಮಃ!
(ಭೂಮಿಯು ಸತ್ಯದ ಮೇಲೆ ನಿಂತಿದೆ, ಸತ್ಯಕ್ಕಿಂತ ಮಿಗಿಲಾದ ಧರ್ಮವಿಲ್ಲ)

ಸಂಪಾದಕ: ಎಂ.ಗೋವಿಂದೇಗೌಡ M.A.

ಅಮೃತವಾಹಿನಿ.........

ವಿವೇಕಿಯಾದವನು ಒಳ್ಳೆಯದನ್ನು ಮಾತ್ರ ಗ್ರಹಿಸಬೇಕು. ಮೋಡದ ಮರೆಯಲ್ಲಿ ಸೂರ್ಯನ ಕಿರಣಗಳು ಬಂದಂತೆ ಗ್ರಾಹ್ಯವಾದ ಒಳ್ಳೆಯ ವಿಚಾರಗಳು ಎಲ್ಲರ ಮಾತಿನಲ್ಲೂ ಇರುತ್ತದೆ. –ಸುಭಾಷಿತ

ವೇದ ಸುಳ್ಳಾದರೂ ಗಾದೆ ಸುಳ್ಳಾಗದು { ದೋಷ ಮಾಡಿದವನಿಗೆ ದೂಷಣೆ ತಪ್ಪದು

ನಿಮ್ಮ ಪತ್ರಗಳು

ರಸಗೊಬ್ಬರಗಳ ಮೇಲೆ ಸಬ್ಸಿಡಿ ಸ್ವಾಗತಾರ್ಹ

ಮಾನ್ಯರೇ,

ಕೋವಿಡ್ ಸಮಸ್ಯೆ, ಅತಿವೃಷ್ಟಿ ಮತ್ತು ಅನಾವೃಷ್ಟಿಗಳ ನಡುವೆ ಬಸವಳಿದರು ಸಹ ಬಿಡದೆ ಕೃಷಿಯನ್ನು ಮುಂದುವರೆಸಿಕೊಂಡು ಬರುತ್ತಿರುವ ರೈತರಿಗೆ ಈ ವರ್ಷದ ಹಿಂಗಾರು ಋತುವಿನ ಫಾಸ್ಫಾಟಿಕ್ ಮತ್ತು ಪೊಟ್ಯಾಸಿಕ್ ರಸಗೊಬ್ಬರಗಳಿಗೆ ಸುಮಾರು ಐವತ್ತು ಸಾವಿರ ಕೋಟಿ ರೂಪಾಯಿಗಳು ಸಬ್ಸಿಡಿ ನೀಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು ಸ್ವಾಗತಾರ್ಹ ಬೆಳವಣಿಗೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಸಗೊಬ್ಬರಗಳು ಮತ್ತು ಕಚ್ಚಾ ವಸ್ತುಗಳ ಬೆಲೆ ಏರಿಳಿತವನ್ನು ಹತ್ತಿಕ್ಕಲು ಸರ್ಕಾರದ ಈ ನಿರ್ಧಾರವು ಸಹಾಯಕವಾಗಲಿದೆ ಎಂಬುದು ಕೃಷಿ ತಜ್ಞರ ವಿಶ್ಲೇಷಣೆ. ಫಾಸ್ಫಾಟಿಕ್ ಮತ್ತು ಪೊಟ್ಯಾಸಿಕ್ ರಸಗೊಬ್ಬರಗಳ ವಿವಿಧ ಪೋಷಕಾಂಶಗಳಾದ ಸಾರಜನಕ, ರಂಜಕ, ಪೊಟ್ಯಾಷ್, ಸಲ್ಫರ್‌ಗಳಿಗೆ ಪ್ರತಿ ಕಿಲೋಗ್ರಾಂ ದರದಲ್ಲಿ ಪೋಷಕಾಂಶ ಆಧಾರಿತ ಸಬ್ಸಿಡಿ ಒದಗಿಸುವ ರಾಸಾಯನಿಕ ಮತ್ತು ರಸಗೊಬ್ಬರ ಇಲಾಖೆಯ ಪ್ರಸ್ತಾವನೆಗೆ ಪ್ರಧಾನ ಮಂತ್ರಿ ಅನುಮೋದನೆ ನೀಡಿದ್ದು ಶ್ಲಾಘನೀಯ.

ದೇಶೀಯ ರಸಗೊಬ್ಬರ ಕಾರ್ಖಾನೆಗಳಿಗೆ ಬೆಂಬಲ ನೀಡಲು ಕೇಂದ್ರ ಸರ್ಕಾರವು, ಸರಕು ಸಬ್ಸಿಡಿ ಮೂಲಕ ಈ ಸಹಾಯಧನ ನೀಡಲು ಮುಂದಾಗಿರುವುದು ಮೇಕ್ ಇನ್ ಇಂಡಿಯಾ ಮತ್ತು ಆತ್ಮ ನಿರ್ಭರ ಭಾರತ ಪರಿಕಲ್ಪನೆಗೆ ಉತ್ತೇಜನಕಾರಿ. ರೈತರಿಗೆ ರಾಸಾಯನಿಕಗಳು ಮತ್ತು ರಸಗೊಬ್ಬರಗಳು ಸಬ್ಸಿಡಿ ಮಣ್ಣಿನ ಮಕ್ಕಳಿಗೆ ಕೈಗೆಟುಕುವ ಬೆಲೆಗೆ ಸಿಗುವಂತೆ ಮಾಡಲು ಇದು ಸಹಕಾರಿ. ಫಾಸ್ಫಾಟಿಕ್ ಮತ್ತು ಪೊಟ್ಯಾಸಿಕ್ ರಸಗೊಬ್ಬರಗಳ ಸುಗಮ ಲಭ್ಯತೆ ದೊರೆಯುವುದರಿಂದ ಕೃಷಿ ವಲಯಕ್ಕೆ ಬೆಂಬಲ ದೊರೆಯುತ್ತದೆ ಎಂಬುದು ಸತ್ಯ.ಪೋಷಕಾಂಶ ಆಧರಿತ ಸಬ್ಸಿಡಿ(ಎನ್ ಬಿ ಎಸ್) ಯೋಜನೆ ಮೂಲಕ ರೈತಸ್ನೇಹಿ ವಿಧಾನಕ್ಕೆ ಅನುಗುಣವಾಗಿ, ಕೇಂದ್ರ ಸರ್ಕಾರವು ಕೈಗೆಟಕುವ ಬೆಲೆಗೆ ರೈತರಿಗೆ ಫಾಸ್ಫಾಟಿಕ್ ಮತ್ತು ಪೊಟ್ಯಾಸಿಕ್ ರಸ ಗೊಬ್ಬರಗಳು ದೊರೆಯುವಂತೆ ಮಾಡುತ್ತಿರುವುದನ್ನು ಹೀಗೆ ಮುಂದುವರಿಸಬೇಕು.

–ವಿಜಯಕುಮಾರ್ ಎಚ್.ಕೆ., ರಾಯಚೂರು

ಮಂಡ್ಯ ಜನರಿಗೂ ಶತಾಬ್ಧಿ, ವಂದೇ ಭಾರತ್ ರೈಲಿನಲ್ಲಿ ಓಡಾಡುವ ಭಾಗ್ಯ ಸಿಗಲಿ

ಮಾನ್ಯರೆ,

ಹಳ್ಳಿಯಿಂದ– ಡೆಲ್ಲಿವರೆಗೆ ಹಸಿರೇ ಉಸಿರು ಎಂದು ತೋರಿಸಿ ದೇಶಕ್ಕೆ ತನ್ನದೆ ಕೊಡುಗೆಗಳನ್ನು ನೀಡುತ್ತಿರುವ ನಮ್ಮ ಕರ್ನಾಟಕ ರಾಜ್ಯದ ಮಂಡ್ಯ ಜಿಲ್ಲೆ ದೇಶದ ರೈಲ್ವೇ ಇಲಾಖೆಯ ಉಪಯೋಗಕ್ಕಾಗಿ ಹಾಗೂ ಸಾರ್ವಜನಿಕರಿಗೂ ಅನು ಕೂಲವಾಗುವ ಉದ್ದೇಶದಿಂದ ತಮ್ಮ ನೀರಾವರಿ ಗದ್ದೆಗಳನ್ನು (ಜಾಗ) ಬಿಟ್ಟುಕೊಟ್ಟಿದೆ. ಸುಮಾರು ವರ್ಷಗಳಿಂದ ಮಂಡ್ಯದಿಂದ ಬೆಂಗಳೂರು ಮತ್ತು ಚೆನ್ನೈಗೆ ಹೋಗಲು ಶತಾಬ್ಧಿ ರೈಲನ್ನು ಹತ್ತಬೇಕು ಎನ್ನುವ ಜನರು ಮೈಸೂರಿಗೆ ತಲುಪಬೇಕು. ಇಲ್ಲ ಚೆನ್ನೈನಿಂದ ಅಥವಾ ಬೆಂಗಳೂರಿನಿಂದ ಈ ರೈಲಿನಲ್ಲಿ ಬಂದರೆ ಮೈಸೂರು ತಲುಪಿ ಮಂಡ್ಯ ತಲುಪಲು ಬೇರೆ ವ್ಯವಸ್ಥೆ ಮಾಡಿಕೊಳ್ಳಬೇಕಾಗಿದೆ. ಇದು ದಿನನಿತ್ಯದ ಸಮಸ್ಯೆ. ಈ ಸಮಸ್ಯೆಯನ್ನು ರಾಜ್ಯದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಸಚಿವರಾಗಿದ್ದ ದಿವಂಗತ ಅಂಬರೀಶ್, ಶಾಸಕರಾಗಿದ್ದ ದಿವಂಗತ ಕೆ.ಎಸ್.ಪುಟ್ಟಣ್ಣಯ್ಯ, ಶಾಸಕ ಸಿ.ಎಸ್. ಪುಟ್ಟರಾಜು, ಮಾಜಿ ಸಂಸದೆ ರಮ್ಯ ಹಾಗೂ ಜಿಲ್ಲೆಯ ಅನೇಕ ಶಾಸಕರು ಮತ್ತು ಸಂಸದರ ಗಮನಕ್ಕೆ ತಂದಿದ್ದರೂ ಈ ಆಸೆ ಇನ್ನೂ ನಿರಾಸೆಯಲ್ಲಿದೆ. ಶತಾಬ್ಧಿ ರೈಲನ್ನು ಮಂಡ್ಯ ರೈಲ್ವೆ ನಿಲ್ದಾಣದಲ್ಲಿ ನಿಲ್ಲಿಸುವಂತೆ ಅನೇಕ ಬಾರಿ ಹೋರಾಟ ಮಾಡಿದ್ದರೂ ಇದಕ್ಕೆ ರೈಲ್ವೆ ಇಲಾಖೆಯಾಗಲಿ ಅಥವಾ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹಸಿರು ನಿಶಾನೆ ತೋರಿಸುತ್ತಿಲ್ಲ. ಇತ್ತೀಚಿನ ದಿನದಲ್ಲಿ ಚೆನ್ನೈನಿಂದ – ಮೈಸೂರಿಗೆ "ವಂದೇ ಭಾರತ್" ರೈಲು ಶತಾಬ್ಧಿ ರೈಲಿನ ಸಾಲಿನಲ್ಲಿದೆ. ಈ ಎರಡು ರೈಲುಗಳು ಬರೀ ಎರಡು ನಿಮಿಷಗಳ ಕಾಲ ನಿಲ್ದಾಣದಲ್ಲಿ ನಿಂತರೆ ಸಾವಿರಾರು ಜನರು ಈ ರೈಲಿನಲ್ಲಿ ಹೋಗಿ ಬರುವ ಆಸೆಯನ್ನು ಈಡೇರಿಸಿಕೊಳ್ಳಲು ಅನುಕೂಲವಾಗುತ್ತದೆ. ಸಂಬಂಧಪಟ್ಟ ಜಿಲ್ಲೆಯ ಸಂಸದರು ಹಾಗೂ ಶಾಸಕರು ರೈಲ್ವೆ ಇಲಾಖೆ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜೊತೆ ಚರ್ಚಿಸಿ ಈ ರೈಲಿನ ಉಪಯೋಗವನ್ನು ಮಂಡ್ಯ ಜಿಲ್ಲೆಯ ಜನರಿಗೂ ನೀಡಿ ಓಡಾಡುವ ಭಾಗ್ಯವನ್ನೂ ಕಲ್ಪಿಸಿಕೊಡಬೇಕು ಎಂದು ಕೋರುತ್ತೇನೆ.

–ನಾಗೇಶ್, ಮಾನಸಗಂಗೋತ್ರಿ

'ಸುಪ್ರೀಂ' ತೀರ್ಪು ಸ್ವಾಗತಾರ್ಹ

ಮಾನ್ಯರೆ,

ಸುಪ್ರೀಂಕೋರ್ಟ್ ನ. 10 ರಂದು ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ. 10 ಮೀಸಲಾತಿ ಸಂಬಂಧ ನೀಡಿರುವ ತೀರ್ಪು ಸ್ವಾಗತಾರ್ಹ. ಆದರೆ ಅಭ್ಯರ್ಥಿಗಳ ವಾರ್ಷಿಕ ಆದಾಯ ಮಿತಿ ರೂ. 8 ಲಕ್ಷ ರೂ. ಒಳಗೆ ಇದ್ದರೆ ಮಾತ್ರ ಅನ್ವಯವಾಗುತ್ತದೆ. ಈ ಮಿತಿ ಪರಿಷ್ಕರಣೆಯಾಗದೆ ಇರುವುದು ವಿಷಾದಕರ ಸಂಗತಿಯಾಗಿದೆ. ಕೊರೊನಾ ದಾಳಿ, ಬೆಲೆ ಏರಿಕೆ ಹಾಗೂ ಇನ್ನಿತರ ಆರ್ಥಿಕ ಕಾರಣ (ಉದ್ಯೋಗ ಸಮಸ್ಯೆ) ಗಳಿಂದಾಗಿ ಅನೇಕ ಹಿಂದುಳಿದ ವರ್ಗಗಳ ಕುಟುಂಬಗಳು ಆರ್ಥಿಕವಾಗಿ ತೊಂದರೆ ಗೀಡಾಗಿವೆ. ಸದರಿ ಆದಾಯ ಮಿತಿಯನ್ನು ಕನಿಷ್ಠ 10 ಲಕ್ಷ ರೂ. ಅಥವಾ 12 ಲಕ್ಷ ರೂ.ಗಳಿಗೆ ಪರಿಷ್ಕರಿಸಿದರೆ ನಷ್ಟಕ್ಕೆ ಒಳಗಾಗಿರುವ ಅನೇಕ ಅಭ್ಯರ್ಥಿಗಳಿಗೆ ಪ್ರಯೋಜನ ಆಗುತ್ತದೆ. ಹಾಗೂ ಅನೇಕ ಪ್ರತಿಭಾವಂತ ಅಭ್ಯರ್ಥಿಗಳಿಗೆ ಇದರಿಂದ ಆರ್ಥಿಕವಾಗಿ ಅನುಕೂಲವಾಗುತ್ತದೆ. ಈ ಬಗ್ಗೆ ಸಂಬಂಧಿಸಿದ ಇಲಾಖೆ ಹಾಗೂ ಜನಪ್ರತಿನಿಧಿಗಳು ಕಾಳಜಿ ವಹಿಸಿ ಪರಿಷ್ಕರಿಸಿದಲ್ಲಿ ಸಾಕಷ್ಟು ಅಭ್ಯರ್ಥಿಗಳಿಗೆ ಅನುಕೂಲ ವಾಗುತ್ತದೆ. ಆದ್ದರಿಂದ ಸದರಿ ಆದಾಯ ಮಿತಿ ಪರಿಷ್ಕರಿಸಲು ಈ ಮೂಲಕ ಹಿಂದುಳಿದ ವರ್ಗಗಳ ಅಭ್ಯರ್ಥಿಗಳ ಪರವಾಗಿ ಸಂಬಂಧಪಟ್ಟವರಲ್ಲಿ ಮನವಿ ಮಾಡುತ್ತೇವೆ.

– ಮಹಾಲಕ್ಷ್ಮಿ, ಮೈಸೂರು.

ಅಪಾಯ ಕಟ್ಟಿಟ್ಟಬುತ್ತಿ

ಮಾನ್ಯರೇ,



ಕುವೆಂಪುನಗರದ ಆದಿಚುಂಚನಗಿರಿ ರಸ್ತೆಯ ಬಿಸಿಎಂ ವಿದ್ಯಾರ್ಥಿ ನಿಲಯದ ಮುಂಭಾಗ ಹೊಸದಾಗಿ ಚರಂಡಿ ನಿರ್ಮಾಣವಾಗಿದೆ. ಆದರೆ ನಿರ್ಮಾಣವಾಗಿ ಒಂದು ತಿಂಗಳಾದರೂ ಚರಂಡಿಯ ಮೇಲೆ ಕಾಂಕ್ರೀಟ್ ಸ್ಲ್ಯಾಬ್‌ಗಳನ್ನು ಹಾಕಿಲ್ಲ. ರಸ್ತೆಯಲ್ಲಿ ವಿದ್ಯಾರ್ಥಿನಿಲಯ ಮತ್ತು ಶಾಲೆಗಳು ಇದ್ದು ಅನಾಹುತ ಸಂಭವಿಸುವ ಸಾಧ್ಯತೆ ಇದೆ. ರಸ್ತೆಯಲ್ಲಿ ರಾತ್ರಿ ಹೊತ್ತು ದೀಪಗಳು ಸರಿಯಾಗಿ ಇಲ್ಲದ ಕಾರಣ ಫುಟ್‌ಪಾತ್ ಯಾವುದು, ಚರಂಡಿ ಯಾವುದು ಎಂದು ಹುಡುಕಬೇಕಿದೆ. ಈಗಾಗಲೇ ಕೆಲವರಿಗೆ ಅನಾಹುತ ಸಂಭವಿಸಿದೆ. ದಯವಿಟ್ಟು ಸಂಬಂಧಿಸಿದ ಅಧಿಕಾರಿಗಳು ಗಮನಹರಿಸಿ ಕೂಡಲೇ ಕಾಂಕ್ರೀಟ್ ಸ್ಲ್ಯಾಬ್ ಹಾಕಬೇಕಾಗಿ ಮನವಿ.

– ಮಹಾಂತೇಶ್ ಬಿ., ವಿದ್ಯಾರ್ಥಿನಿಲಯ ,ಕುವೆಂಪುನಗರ



ಗುಬ್ಬಿಗೂಡು ರಮೇಶ್
ಸಂಸ್ಕೃತಿ ಚಿಂತಕ
ಮೊ : 9742934512

ದೀಪ ಸಾಲು

ಹೆಕ್ಕಿ ತೆಗೆದ ಕತೆಗಳಲ್ಲಿ ವರ್ತಮಾನದ ತರ್ಕಗಳು

'ಹಕ್ಕಿಯ ಅಕ್ಷಿಯಲ್ಲದೆ ಬೇರೇನೂ ಕಾಣದು ಗುರುದೇವ್' ಹಾಗೆಂದವನು ಅರ್ಜುನ. ಮೇಲೆ ಹಕ್ಕಿಯ ಅಕ್ಷಿಗೆ ಗುರಿಯಿಡುವ ತವಕ ಅರ್ಜುನನಿಗೆ, ತನ್ನ ಪ್ರೀತಿಯ ಶಿಷ್ಯ ಗುರಿಗೆ ಬಾಣ ಹೂಡಿ ಹೊಡೆದೇ ತೀರುತ್ತಾನೆನ್ನುವ ಅಭಿಮಾನ ಗುರುವಿಗೆ, ಒಂದಕ್ಕೊಂದು ಸಮ್ಮಿಳಿತ ಸಾವಧಾನ. ಗುರುಶಿಷ್ಯರ ಆತ್ಮಾನುಸಂಧಾನ. ಅಂದರೆ ಗುರುವಿನ ಗುಲಾಮನಾದ ಶಿಷ್ಯನಿಗೆ ತನ್ನ ಕೈಚಳಕದ ಸಕಲವನ್ನೂ ಧಾರೆಯೆರೆದ ಗುರುಪರಂಪರೆಗೆ, ಭಾರತದ ನೆಲದಲ್ಲಿ ಕಥಾನಕಗಳ ಕಾವಲಿದೆ. ಆದರೆ ಅಭಿಮಾನದ ಆವೇಶದಲ್ಲಿ ಆಡುವ ಮಾತಿಗೆ ಕೆಲವೊಮ್ಮೆ ಅವಸಾನದ ಕತೆಗಳು ಹುಟ್ಟುತ್ತವೆ. ಗುರು ದ್ರೋಣಾಚಾರ್ಯರಿಗೆ ಪಾಂಡವರು ಕೌರವರು ಇಬ್ಬರೂ ಶಿಷ್ಯರೆ, ಸಕಲ ರಾಜಪರಿವಾರಕ್ಕೆ ಗುರುಸ್ಥಾನದಲ್ಲಿದ್ದವರು ದ್ರೋಣರು. ಆದರೆ ಶಿಷ್ಯನ ಕಲಿಕೆಯ ಆಸಕ್ತಿ ಕಂಡು ಗುರುದ್ರೋಣರು ಅರ್ಜುನನಿಗೆ ಜಗತ್ತಿನ ಸರ್ವಶ್ರೇಷ್ಠ ಬಿಲ್ಲುಗಾರನನ್ನಾಗಿ ಮಾಡುತ್ತೇನೆಂದು ವಚನವಿತ್ತ ಸಂದರ್ಭವೇ ವಿಪರ್ಯಾಸ. ಅಂದರೆ ಭಾಷೆ ಕೊಟ್ಟೆನಲ್ಲ ಎಂಬ ಒಂದೇ ಕಾರಣಕ್ಕೆ ಶಿಷ್ಯನ ಇತಿಮಿತಿಗಳನ್ನು ಮೀರಿ ಗುರುವೇ ಬೆನ್ನ ಹಿಂದೆ ನಿಂತು ಶಿಷ್ಯನನ್ನು ಸಾಧನೆಯ ಶಿಖರವೇರಿಸುವ ಪ್ರಸಂಗಕ್ಕೆ ಗುರು ದ್ರೋಣರು ಸಾಕ್ಷಿಯಾಗಿ ಬಿಟ್ಟರು. ಅರ್ಜುನನಿಗೆ ಸರಿಸಾಟಿಯಾಗಿ ಸಕಲ ವಿದ್ಯಾಸಂಪನ್ನತೆಯಿದ್ದೂ ಸಾಧನೆಗೈದರೂ ಕರ್ಣನಂಥಾ ವ್ಯಕ್ತಿತ್ವಕ್ಕೆ ಗುರು ಮನ್ನಣೆ ಸಿಗಲಿಲ್ಲ. ಜನಮನ್ನಣೆಯಲ್ಲಿ ಕರ್ಣನ ಅಸಲೀ ಪರಾಕ್ರಮದ ಪರಾಕಾಷ್ಠೆಗೆ ಕೀರ್ತಿಯ ಉತ್ತುಂಗದಲ್ಲಿ ಸ್ಥಾನ ನೀಡಿದವರು ಕಾವ್ಯದ ಓದುಗ ಸಹೃದಯರು. ಅಂದರೆ ವ್ಯವಸ್ಥೆ ಮತ್ತು ಪ್ರಶಂಸೆಗಳು ಯಾವಾಗಲೂ ಪ್ರಜೆಗಳು ಮತ್ತು ಪ್ರಭುಗಳು ಎಂಬ ವ್ಯತ್ಯಾಸದಲ್ಲೇ ಸಾಗಿದ ಉದಾಹರಣೆಗಳು ನಮ್ಮನ್ನು ಯೋಚಿಸುವಂತೆ ಮಾಡುತ್ತವೆ. ಮಹಾಭಾರತದಲ್ಲಿ ಇಲ್ಲದ್ದು ಜಗತ್ತಿನಲ್ಲಿಯೇ ಯಾವುದೂ ಇಲ್ಲ ಎಂಬ ಮಾತೊಂದಿದೆ. ಅಂದರೆ ಮನುಷ್ಯನ ಮನೋವ್ಯಾಕುಲತೆಗಳು, ಸಣ್ಣತನಗಳು, ಆಸ್ತಿಯದಾಹ, ಅಧಿಕಾರದ ಲಾಲಸೆ, ಪುತ್ರ ವ್ಯಾಮೋಹ, ದಾಯಾದಿ ಕಲಹ, ಒಂದೇ, ಎರಡೇ, ಇಡೀ ಮನುಷ್ಯ ಪ್ರಕೃತಿಯ ಜೀವವೈವಿಧ್ಯಗಳನ್ನು ವಿಕೃತಿಗಳ ಸಮೇತ ಆಕೃತಿಗಿಳಿಸಿದ ಕಾವ್ಯ ಮಹಾಭಾರತ. ಇಂಥ ಮಹಾಭಾರತ ಯಾವುದೋ ಕಾಲದಲ್ಲಿ ಸೃಷ್ಟಿಯಾಗಿ ಆ ಕಾಲಕ್ಕೇ ಸೀಮಿತಗೊಂಡು ತನ್ನ ಕಾಲಮಾನದ ಮಿತಿಗೇ ಮುಗಿದು ಹೋಗಲಿಲ್ಲ. ಮನುಷ್ಯನ ನಡವಳಿಕೆ ಮತ್ತು ಅಂತರಂಗದ ಮನೋ ವ್ಯಾಪಾರಗಳನ್ನೇ ಕೇಂದ್ರವಾಗಿಸಿಕೊಂಡು ಕಟ್ಟಿದ ಪರಿಣಾಮ ಆ ಕಾವ್ಯ ಸಾರ್ವಕಾಲಿಕವಾಗಿ ವರ್ತಮಾನದಲ್ಲೂ ನಮ್ಮನ್ನು ಪ್ರಭಾವಿಸಿವೆ.

ತಾಂತ್ರಿಕವಾಗಿ ನಾವು ಎಷ್ಟೇ ಎತ್ತರಕ್ಕೇರಿದ್ದರೂ ನಮ್ಮ ಟೆಕ್ನಾಲಜಿಯ ಸೌಂದರ್ಯದಲ್ಲಿ ಕುರುಕ್ಷೇತ್ರದ ಪ್ರಸಂಗ ಹೇಗೆ ಕಾಣಿಸಬಹುದು. ಬಬ್ರುವಾಹನನ ಬಾಣದ ಬಿರುಸು ಕೃಷ್ಣಸಂಧಾನದ ಚಾಕಚಕ್ಯತೆಗಳು, ದುರ್ಯೋಧನನ ಹಠ, ದ್ರೌಪದಿಯ ಛಲ ಹೀಗೆ ಹತ್ತಾರು ವಿಷಯಗಳು ನಮ್ಮ ಬೆಳ್ಳಿತೆರೆಯನ್ನು, ನಮ್ಮ ರಂಗಭೂಮಿಯನ್ನು, ನಮ್ಮ ಸಂಶೋಧನಾ ಪ್ರಬಂಧಗಳನ್ನು, ನಮ್ಮ ವಿಚಾರಸಂಕಿರಣಗಳನ್ನು, ನಮ್ಮ ವಾದ–ಸಂವಾದಗಳನ್ನು, ವಾದ–ವಿವಾದಗಳನ್ನು, ಮತ್ತೆ ಮತ್ತೆ ಕೆಣಕಿ ಪ್ರಭಾವಿಸುವಷ್ಟು ಅದು ಸಾರ್ವಕಾಲಿಕ ಸತ್ಯದಂತೆ ಗೋಚರಿಸಿವೆ. ಮಹಾಭಾರತ ಧಾರಾವಾಹಿ ಬಂದ ಕಾಲದಲ್ಲಿ ಬೀದಿಯಲ್ಲಿ ಜನರೇ ಕಾಣದಷ್ಟು ರಸ್ತೆಗಳು ಖಾಲಿಯಾಗಿರುತ್ತಿದ್ದ ದಿನಗಳಿದ್ದವು. ಹಳ್ಳಿಗಳಲ್ಲಿ ಭಾರತದ ಕತೆಯಾಧರಿಸಿದ ನಾಟಕ ಪರಂಪರೆ ಭರತಖಂಡದ ಬೇರೆ ಬೇರೆ ರಾಜ್ಯ ಭಾಷೆಗಳಲ್ಲಿ ಪ್ರಯೋಗಗೊಂಡು ಗ್ರಾಮ ಭಾರತದ ರಂಜನೆಯನ್ನು ಸಂತುಷ್ಟಿಗೊಳಿಸಿದೆ. ಇಂಥ ಭಾರತದ ಕತೆಯನ್ನು ಕನ್ನಡದ ಕಾವ್ಯ ಪರಂಪರೆ ಪಂಪ, ರನ್ನ, ಕುಮಾರವ್ಯಾಸರಂಥ ಮಹಾಕವಿಗಳು ಮನಸ್ಸನ್ನೂ ಬಿಡಲಿಲ್ಲ. ಅಂದರೆ ಕನ್ನಡ ಕಾವ್ಯಪರಂಪರೆಯಲ್ಲಿ ಇಂದಿಗೂ ರತ್ನಸದೃಶರಾದ ಈ ಮೂವರು ಕನ್ನಡದ ಕವಿಗಳು ಮಹಾಭಾರತದ ಕತೆಯನ್ನೇ ಆಧರಿಸಿ ಕನ್ನಡ ಕಾವ್ಯ ಪರಂಪರೆಗೆ ಅದನ್ನು ಒಗ್ಗಿಸಿಕೊಂಡು ಕಾವ್ಯ ಹೆಣೆದ ಪರಿ ಅನನ್ಯ. ಕುಮಾರವ್ಯಾಸನಂತೂ ಭಾರತದ ಕತೆಯನ್ನು ಇದು 'ಹಾದರದ ಕತೆ ಸೋದರ ವಧೆ' ಎಂಬ ಕಥನ ಕಾರಣವನ್ನು ನಿರೂಪಿಸಿದರೆ, ಪಂಪ 'ಕರ್ಣ ರಸಾಯನಮಲ್ತೆ ಭಾರತ' ಎಂಬ ತೀರ್ಮಾನಕ್ಕೆ ಬಂದು ಬಿಡುತ್ತಾನೆ. ಅಂದರೆ ಭಾರತದ ಕಥೆ ದೃಶ್ಯ ಮಾಧ್ಯಮಗಳಿಲ್ಲದ ಕಾಲದಲ್ಲಿ ಕಿವಿಗೆ ರಸಾಯನ ಎಂಬರ್ಥದಲ್ಲಿ ಪ್ರಯೋಗಿಸಿದರೆ ದೃಶ್ಯಮಾಧ್ಯಮ ಸಶಕ್ತವಾಗಿರುವ ನಮ್ಮ ಕಾಲದಲ್ಲಿ ಇದು ಕಣ್ಣಿಗೂ ರಸಾಯನವೇ! ಪಂಪ ಮನಸ್ಸಿನಲ್ಲಿ ಕೇವಲ ಕಿವಿಗೆ ಕರ್ಣ ರಸಾಯನಮಲ್ತೆ ಭಾರತ ಎಂದು ಹೇಳುವ ಉದ್ದೇಶವಿದ್ದಂತೇ ತೋರುವುದಿಲ್ಲ. ಅಲ್ಲಿ ಕರ್ಣನ ಉದಾತ್ತ ಪ್ರತಿಭೆ ಕಾಲಚಕ್ರಕ್ಕೆ ಸಿಲುಕಿ ಮುರುಟಿ ಹೋದ ಕತೆಯೇ ಪ್ರಧಾನ ಪ್ರಸ್ತುತಿ ಎಂದು ಹೇಳುವ ಉಮ್ಮೇದಿಯಿರಬಹುದು ಎಂಬ ಕನ್ನಡ ಸಾಹಿತ್ಯ ವಿಮರ್ಶೆಯ ಅಭಿಮತ ಒಪ್ಪತಕ್ಕದ್ದೇ. ಅಂದರೆ ಕರ್ಣನ ವ್ಯಕ್ತಿತ್ವಕ್ಕೆ ಇದ್ದ ಅಸಲೀಯತ್ತಿಗೆ ವಿಧಿಯ ಕ್ರೂರ ನಗೆ ಅಪಯಶಸ್ಸಿನ ಅಟ್ಟಹಾಸ, ಹೇಗೆ ಮಗ್ಗುಲು ಮುಳ್ಳಾಗಿ ಅವನ ದಾರಿಯುದ್ದಕ್ಕೂ ಕಾಡುತ್ತವೆ ಎಂಬುದು ಎಂಥವರಿಗೂ ಆತನಿಗೊಂದು ಹೃದಯದಲ್ಲಿ ಸ್ಥಾನ ಕೊಡೋಣ ಎನಿಸುತ್ತದೆ. ಇಂದು ಕರ್ಣನ ವ್ಯಕ್ತಿತ್ವದ ಮಾದರಿಯನ್ನೇ ಹತ್ತಾರು ಪ್ರತಿಭೆಗಳು ಜಗತ್ತಿನ ಕಲೆ, ಸಾಂಸ್ಕೃತಿಕ, ರಾಜಕಾರಣ,

> **ಮನುಷ್ಯ ಪ್ರಕೃತಿಯ ಭಾವಾವೇಶಗಳಲ್ಲಿ ಶಕ್ತಿಯಿದ್ದೂ ಗಾಡ್‌ಫಾದರ್‌ಗಳ ಕೃಪೆ ಕೆಲಸ ಮಾಡಿದೆ ಎಂದ ಮೇಲೆ ನಮ್ಮ ಕಾಲದಲ್ಲಿ ದೊಡ್ಡ ಸ್ಥಾನದಲ್ಲಿರುವವರು ಪುತ್ರವ್ಯಾಮೋಹಿಗಳಾಗಿ, ಪುತ್ರಿ ವ್ಯಾಮೋಹಿಗಳಾಗಿ, ಶಿಷ್ಯ ವ್ಯಾಮೋಹಿಗಳಾಗಿ, ಸ್ವಜನಪಕ್ಷಪಾತಿಗಳಾಗಿ, ಕುಟುಂಬ ವ್ಯಾಮೋಹಿಗಳಾಗಿ ಸ್ವಲ್ಪ ಶಕ್ತಿ, ಪ್ರತಿಭೆ, ಪಾಂಡಿತ್ಯ, ದುಡಿಮೆ, ಶ್ರಮ, ಸಂಘಟನೆ ಇತ್ಯಾದಿಗಳಲ್ಲಿರುವವರಿಗೆ ಬೆಂಗಾವಲಾಗಿ ನಿಂತ ಕಾರಣದಿಂದಲೇ ಅವರ ಸುತ್ತಮುತ್ತ ಇರುವವರೇ ಕೆಲವರು ಮುಖ್ಯವಾಹಿನಿಯಲ್ಲಿ ಮುಂಚೂಣಿಗೆ ಬಂದು ನಿಲ್ಲುತ್ತಾರೆ.**

ಆರ್ಥಿಕ ಚಟುವಟಿಕೆಗಳು, ಮುಂತಾದ ಬಹುಮುಖ್ಯ ಕ್ಷೇತ್ರಗಳ ಪ್ರಾಂಗಣದಲ್ಲೇ ದನಿಯಿದ್ದೂ ಹಾಡದಂತಾದ, ಶಕ್ತಿಯಿದ್ದೂ ಓಡದಂತಾದ, ಪ್ರತಿಭೆಯಿದ್ದೂ ಜಯಿಸದಂತಾದ ಅಸಂಖ್ಯಾತ ಕರ್ಣಸಂಕುಲ ನಮ್ಮ ನಡುವೆ ಇದೆ. ನಮ್ಮ ನಮ್ಮ ಪುಟ್ಟ ಪ್ರಪಂಚಲ್ಲೇ ನಾವೂ ಇಂಥದರಲ್ಲಿ ಒಬ್ಬರಾಗಿರಬಹುದು. ಮಹಾಕಾವ್ಯ ಹೇಳಿ ಹೋದ ಮನುಷ್ಯ ಪ್ರಪಂಚದ ಸತ್ಯ ಇದು.

ಇದೇ ಮಹಾಭಾರತದ ಉಪಾಖ್ಯಾನದಲ್ಲಿ ಬರುವ ಮತ್ತೊಂದು ಪ್ರಸಂಗದಲ್ಲಿ ಅಸುರರ ರಾಜಗುರು ಶುಕ್ರಾಚಾರ್ಯರೆಂಬ ಮುನಿವರೇಣ್ಯ, ತನ್ನ ಮಗಳಾದ ದೇವಯಾನಿಯ ಮೇಲೆ ಪುತ್ರಿ ವ್ಯಾಮೋಹಕ್ಕೆ ಒಳಗಾಗಿ ಆಕೆ ಹೇಳಿದಂತೆಲ್ಲಾ ಕೇಳುವ ವ್ಯಾಮೋಹದ ತಂದೆಯಾಗಿ ಕಾಣಿಸಿಕೊಂಡ ಕತೆಯಿದೆ.

ದೇವಗುರು ಬೃಹಸ್ಪತಿಯ ಮಗ ಕಚ. ದೇವತೆಗಳಿಗೂ ರಾಕ್ಷಸರಿಗೂ ಸದಾ ವೈರತ್ವ. ಶುಕ್ರಾಚಾರ್ಯರಿಗೆ ಸಂಜೀವಿನಿ ವಿದ್ಯೆ ಗೊತ್ತಿತ್ತು. ಸಂಜೀವಿನಿ ವಿದ್ಯೆಗೆ ಸತ್ತವರನ್ನು ಬದುಕಿಸುವ ಜೀವಶಕ್ತಿ ಇತ್ತು ಎಂಬುದು ನಂಬಿಕೆ. ಹೇಗಾದರೂ ಮಾಡಿ ದೇವಸಂಕುಲದ ಪ್ರತಿನಿಧಿಯಾದ ಕಚ ಅದನ್ನು ಕಲಿಯಬೇಕೆಂಬ ಹಂಬಲ. ಅದಕ್ಕಾಗಿ ಶುಕ್ರಾಚಾರ್ಯರ ಬಳಿ ಶಿಷ್ಯವೃತ್ತಿ. ಕಚನ ರಾಕ್ಷಸರಿಗೆ ವಿಷಯ ಗೊತ್ತಾಗಿ ದೇವಗುರುವಿನ ಪುತ್ರನ ಹತ್ಯೆಗೆ ಸಂಚು ರೂಪಿಸಿ ಕಚ ಸಾಯುವಂತೆ ಮಾಡುತ್ತಾರೆ. ಆದರೆ ದೇವಯಾನಿಯ ಬೇಡಿಕೆಯಂತೆ ತಂದೆಯಾದ ಶುಕ್ರಾಚಾರ್ಯ ಮತ್ತೆ ಮೃತ್ಯು ಸಂಜೀವಿನಿ ವಿದ್ಯೆಯಿಂದ ಕಚನಿಗೆ ಪುನರ್ಜನ್ಮ ನೀಡುತ್ತಾರೆ. ಆಗ ಅಸುರರು ಉಪಾಯ ಹೂಡಿ ಕಚನ ಮೇಲೆ ಗುರುಪುತ್ರಿ ದೇವಯಾನಿಗೆ ಪ್ರೇಮವಿದೆ. ಗುರುಶುಕ್ರಾಚಾರ್ಯರಿಗೆ ಬಲವಾದ ಪುತ್ರಿ ವ್ಯಾಮೋಹವಿದೆ. ದೇವಯಾನಿಗೆ ಕಚನ ಸಾಮಿಪ್ಯ ಗೆಳೆತನಗಳು ಬೇಕು, ಶುಕ್ರಾಚಾರ್ಯರಿಗೆ ಮಗಳ ಸಂತೋಷ ಬೇಕು. ಕಚನಿಗೆ ಗುರುಶುಕ್ರಾಚಾರ್ಯರಿಗೆ ಗೊತ್ತಿರುವ ಮೃತ್ಯುಸಂಜೀವಿನಿ ವಿದ್ಯೆ ಕಲಿಯಬೇಕು. ಅಸುರರಾದ ನಾವಿದನ್ನು ಹೇಗಾದರೂ ಮಾಡಿ ತಡೆಯಬೇಕು. ಅದಕ್ಕಾಗಿ ಏನು ಮಾಡಬೇಕು? ಕಚನನ್ನು ಕೊಂದು ಸುಟ್ಟು ಭಸ್ಮ ಮಾಡಿ ಆ ಬೂದಿಯನ್ನೇ ಸೋಮರಸದಲ್ಲಿ ಸೇರಿಸಿ ಗುರುಗಳು ಅದನ್ನು ಕುಡಿಯುವಂತೆ ಮಾಡಿದರೆ ಆಗ ಗುರುಗಳು ಕಚನನ್ನು ಬದುಕಿಸಲು ಮೃತ್ಯು ಸಂಜೀವಿನಿ ಪಠಿಸಿದರೆ ಕಚ ಜೀವಂತವಾಗಿ ಹೊರಬರುತ್ತಾನೆ ಆದರೆ ಗುರುಗಳು ಸಾಯುತ್ತಾರೆ! ಈ ಸತ್ಯ ಗೊತ್ತಾದರೆ ಗುರುಗಳು ತಮ್ಮ ಸಾವಿಗೆ ಹೆದರಿ ಕಚನನ್ನು ಬದುಕಿಸಲಾರರು ಎಂಬುದು ಅಸುರರ ಲೆಕ್ಕಾಚಾರ. ಕಾರಣ ಕಚ ಸೋಮರಸದ ಜೊತೆ ಮಿಳಿತಗೊಂಡು ಶುಕ್ರಾಚಾರ್ಯರ ಹೊಟ್ಟೆ ಸೇರಿದ್ದಾನೆ. ಇಷ್ಟಾಗಿಯೂ ಶುಕ್ರಾಚಾರ್ಯರು ಮಗಳ ಮೇಲಿನ ವ್ಯಾಮೋಹದಿಂದ ಮಗಳಿಗೆ ಬೇಕಾದ ಸಖನನ್ನು ಬದುಕಿಸಲು ಮೃತ್ಯುಸಂಜೀವಿನಿಯನ್ನು ಬೋಧಿಸಿ ಅವನಿಗೆ ಜೀವಕೊಟ್ಟು ತಾವು ಸಾಯುವ ತೀರ್ಮಾನಕ್ಕೆ ಬರುತ್ತಾರೆ. ಹಾಗೆಯೇ ಮಾಡುತ್ತಾರೆ. ತನ್ನ ಹೊಟ್ಟೆಯೊಳಗಿದ್ದ ಕಚನಿಗೆ ಮೃತ್ಯುಸಂಜೀವಿನಿಯನ್ನು ಬೋಧಿಸುತ್ತಾರೆ. ಕಚ ಶುಕ್ರಾಚಾರ್ಯರ ಹೊಟ್ಟೆಯೊಡೆದುಕೊಂಡು ಆಚೆ ಬರುತ್ತಾನೆ. ಗುರು ಶುಕ್ರಾಚಾರ್ಯರು ಸಾಯುತ್ತಾರೆ. ಮತ್ತದೇ ಮರುಕ್ಷಣದಲ್ಲಿ ಕಚ ಗುರುಗಳ ಹೊಟ್ಟೆಯೊಳಗಿದ್ದಾಗ ಬೋಧಿಸಿಕೊಂಡ ಮೃತ್ಯುಸಂಜೀವಿನಿಯನ್ನು ಗುರುಗಳ ಮೇಲೆಯೇ ಪ್ರಯೋಗಿಸಿ ಶುಕ್ರಾಚಾರ್ಯರನ್ನು ಬದುಕಿಸುತ್ತಾನೆ. ಮುಂದೆ ದೇವಯಾನಿಯ ಮೋಹಪಾಶಕ್ಕೆ ಒಳಗಾಗದ ಕಚ ಗುರುಪುತ್ರಿಯಿಂದ ಶಾಪಗ್ರಸ್ಥನಾಗುತ್ತಾನೆ. ಆತನಿಗೆ ಮೃತ್ಯುಸಂಜೀವಿನಿ ಫಲಿಸದೇ ಹೋಗಲಿ ಎಂಬುದು ಆಕೆಯ ಶಾಪ. ಆದರೆ ಕಲಿತ ವಿದ್ಯೆ ಲೋಕಕಲ್ಯಾಣಕ್ಕಾಗಿ ಎಂಬ ಉದ್ದೇಶದಿಂದ ಬಂದ ಆತ ತನ್ನಿಂದ ಬೋಧಿಸಲ್ಪಟ್ಟವರಿಂದ ಮೃತ್ಯುಸಂಜೀವಿನಿ ಊರ್ಜಿತವಾಗುತ್ತದೆ ಎಂಬುದು ಕಚನ ವಿಶ್ವಾಸ. ಕತೆ ಏನೇ ಇರಲಿ ಮುಂದೆ ಆಕೆ ಬ್ರಹ್ಮಚಾರಿಯಾದ ಕಚನಿಗೆ ಮೋಹಪಾಶದ ವಿಷಯದಲ್ಲಿ ಶಾಪ ಕೊಟ್ಟಿದ್ದಕ್ಕೆ ಪ್ರತಿಯಾಗಿ ದೇವಯಾನಿ ಕ್ಷತ್ರಿಯನನ್ನು ಮದುವೆಯಾಗುವಂತೆ ಕಚ ಶಾಪಕೊಡುತ್ತಾನೆ. ಅಲ್ಲಿಂದ ರಾಜ ಯಾಯಾತಿಯನ್ನು ಮದುವೆಯಾಗಿ ಕತೆ ಕವಲೊಡೆಯುತ್ತದೆ.

ಇಲ್ಲಿ ಅಸಲೀಯತ್ತಿನ ಪ್ರಶ್ನೆ ಎಂದರೆ ಕರ್ಣ ಪರಾಕ್ರಮಿಯಾಗಿದ್ದೂ ಗುರು ಪರಶುರಾಮರ, ಭೂಮಿತಾಯಿಯ ಶಾಪ ಸಂಚಕಾರ. ಅರ್ಜುನನಿಗೆ ಪರಾಕ್ರಮದ ಜೊತೆ ಗುರುವಿನ ವಿಶೇಷ ಮಮಕಾರ.

ಅಲ್ಲಿ ಲೋಕ ಕಲ್ಯಾಣಕ್ಕಾಗಿ ಬಂದ ದೇವಗುರು ಬೃಹಸ್ಪತಿಯ ಮಗನಿಗೆ ಪುತ್ರಿ ವ್ಯಾಮೋಹದಲ್ಲಿ ಬಂಧಿಯಾದ ಶುಕ್ರಾಚಾರ್ಯರ ಮಮಕಾರ, ಅಸುರರ ತಿರಸ್ಕಾರ, ಈ ಮನುಷ್ಯ ಪ್ರಕೃತಿಯ ಭಾವಾವೇಶಗಳಲ್ಲಿ ಶಕ್ತಿಯಿದ್ದೂ ಗಾಡ್‌ಫಾದರ್‌ಗಳ ಕೃಪೆ ಕೆಲಸ ಮಾಡಿದೆ ಎಂದ ಮೇಲೆ ನಮ್ಮ ಕಾಲದಲ್ಲಿ ದೊಡ್ಡ ಸ್ಥಾನದಲ್ಲಿರುವವರು ಪುತ್ರ ವ್ಯಾಮೋಹಿಗಳಾಗಿ, ಪುತ್ರಿ ವ್ಯಾಮೋಹಿಗಳಾಗಿ, ಶಿಷ್ಯ ವ್ಯಾಮೋಹಿಗಳಾಗಿ, ಸ್ವಜನಪಕ್ಷಪಾತಿಗಳಾಗಿ, ಕುಟುಂಬ ವ್ಯಾಮೋಹಿಗಳಾಗಿ ಸ್ವಲ್ಪ ಶಕ್ತಿ, ಪ್ರತಿಭೆ, ಪಾಂಡಿತ್ಯ, ದುಡಿಮೆ, ಶ್ರಮ, ಸಂಘಟನೆ ಇತ್ಯಾದಿಗಳಲ್ಲಿರುವವರಿಗೆ ಬೆಂಗಾವಲಾಗಿ ನಿಂತ ಕಾರಣದಿಂದಲೇ ಅವರ ಸುತ್ತಮುತ್ತ ಇರುವವರೇ ಕೆಲವರು ಮುಖ್ಯವಾಹಿನಿಯಲ್ಲಿ ಮುಂಚೂಣಿಗೆ ಬಂದು ನಿಲ್ಲುತ್ತಾರೆ. ಕರ್ಣನಂಥವರು ಕಚನಂಥವರು ಶಾಪಗ್ರಸ್ಥರಾಗುತ್ತಾರೆ. ಇದು ಗಾಡ್‌ಫಾದರ್‌ಗಳ ಯುಗ ಎಲ್ಲದರಲ್ಲೂ ಎಲ್ಲದಕ್ಕೂ ಇಲ್ಲಿ ಗಾಡ್‌ಫಾದರ್‌ಗಳು ಬೇಕು. ಹಾಗಂತ ನಾನು ಹೇಳುತ್ತಿಲ್ಲ! ನಮ್ಮ ಮಹಾಕಾವ್ಯ ಪರಂಪರೆ ಇಂಥ ಪಾತ್ರಗಳ ಮುಖೇನ ಹೇಳಿ ಹೋಗಿದೆ. ಇಷ್ಟಾಗಿಯೂ ಗಾಡ್‌ಫಾದರ್‌ಗಳಿಲ್ಲದೆ ಯಾರ ಸಹಕಾರವೂ ಸಿಗದೆ ಪ್ರತಿಭಾ ಕುಸುಮಗಳು ಅಲ್ಲಲ್ಲಿ ಅರಳಿವೆ. ಯಾರ ಸಪೋರ್ಟು ಸಿಗದೆ ತಮ್ಮ ಎಫರ್ಟಿನಿಂದಲೇ ಗೌರವಕ್ಕೆ ಪಾತ್ರರಾಗಿ ಭಾರತದ ಬೋರ್ಡುಗಳಂತೆ ಬದುಕಿದವರು ಹಲವರಿದ್ದಾರೆ. ನಾವು ಯಾವ ಕೆಟಗರಿಯಲ್ಲಿದ್ದೇವೆ ಗೊತ್ತಿಲ್ಲ. ಅರೆಬೆಂದ ಇಟ್ಟಿಗೆಗಳ ಸೌಂಡೇ ಜಾಸ್ತಿ ಇರುವ ಈ ಕಾಲದಲ್ಲಿ ಹದವರಿತು ಬೆಂದು ಬಾಳಿದ ಅರಮನೆಯ ಗುರುಮನೆಯ ನೆರೆಮನೆಯ ಚೌಕಟ್ಟಿಗೆ ಇಟ್ಟಿಗೆಯಾಗಿ ಕುಳಿತವರ ಬೆನ್ನ ಹಿಂದೆ ಯಾವ್ಯಾವ ಕತೆಗಳೋ! ಯಾವ್ಯಾವ ವ್ಯಥೆಗಳೋ ಬಲ್ಲವರಾರು ಗುರುದೇವ! ಕೆನೆಕಟ್ಟಿದ ಬಾಳ್ವೆಯಲ್ಲೂ ಅಸಲೀಯತ್ತಿನ ನೀತಿ ನಿರೂಪಣೆಗೆ ನಿಲುಗಡೆಗಳಿದ್ದಾವೆ. ಆ ನಿಲ್ದಾಣಗಳಿಂದ ಹೆಕ್ಕಿ ತೆಗೆದ ಕತೆಗಳಲ್ಲಿ ವರ್ತಮಾನದ ತರ್ಕಗಳಿವೆ. ಏನಂತೀರಿ?

ಚುನಾವಣೆಗೂ ಮುನ್ನ 5 ಲಕ್ಷ ಆಶ್ರಯ ಮನೆ ನಿರ್ಮಾಣ

ಬೆಂಗಳೂರು, ನ. 28 (ಕೆಎಂಶಿ)– ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ಐದು ಲಕ್ಷ ಆಶ್ರಯ ಮನೆಗಳನ್ನು ನಿರ್ಮಿಸಿ ವಿತರಿಸುವುದಾಗಿ ವಸತಿ ಸಚಿವ ವಿ.ಸೋಮಣ್ಣ ಇಂದಿಲ್ಲಿ ಪ್ರಕಟಿಸಿದ್ದಾರೆ. ಐದು ಸಾವಿರ ಕೋಟಿ ರೂ.ಗಳ ವೆಚ್ಚದಲ್ಲಿ ಬಡತನದ ರೇಖೆಗಿಂತ ಕೆಳಗಿನವರಿಗೆ ಬೃಹತ್ ಪ್ರಮಾಣ ಪ್ರಮಾಣದಲ್ಲಿ ಸೂರು ಕಲ್ಪಿಸುವುದಾಗಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಸತಿ ಇಲಾಖೆಯ ಖಾತೆಯಲ್ಲೇ ಸುಮಾರು ಎರಡು ಸಾವಿರ ಕೋಟಿ ರೂ. ಇದ್ದು, ಉಳಿದ ಹಣವನ್ನು ಮುಖ್ಯಮಂತ್ರಿಯವರು ಬಡವರಿಗೆ ಸೂರು ಕಲ್ಪಿಸಲು ಅನುದಾನ ನೀಡುತ್ತಿದ್ದಾರೆ.



ಕಳೆದ 2019ರಿಂದ ಈಗಾಗಲೇ 5 ಲಕ್ಷ ಮನೆ ಪೂರ್ಣಗೊಳಿಸಲಾಗಿದೆ. ಇನ್ನು 5 ಲಕ್ಷ ಮನೆಗಳನ್ನು ನಿರ್ಮಾಣ ಮಾಡಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.

ವಿವಿಧ ಹಂತಗಳಲ್ಲಿ ಮನೆಗಳು ನಿರ್ಮಾಣವಾಗುತ್ತಿದ್ದು 8ರಿಂದ 9ಲಕ್ಷ ಮನೆಗಳ ನಿರ್ಮಾಣ ಪೂರ್ಣವಾಗುವ ನಿರೀಕ್ಷೆಯಿದೆ ಎಂದರು. ಪ್ರತಿ ಮನೆಗೆ 1.20 ಲಕ್ಷ ರೂ. ನೀಡಲಿದ್ದು, 5 ಲಕ್ಷ ಮನೆಗಳಿಗೆ 5 ಸಾವಿರ ಕೋಟಿ ರೂ. ವೆಚ್ಚವಾಗಬಹುದು. ಮುಖ್ಯಮಂತ್ರಿಗಳು ಮನೆ ನಿರ್ಮಾಣಕ್ಕೆ ಅಗತ್ಯವಾದ ಅನುದಾನವನ್ನು ನೀಡುತ್ತಿದ್ದಾರೆ. ಆಶ್ರಯ ಯೋಜನೆಯಡಿ 3 ಲಕ್ಷ ಮನೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.



ಕೊಳಚೆ ನಿರ್ಮೂಲನ ಮಂಡಳಿ ಮೂಲಕ 1.80 ಲಕ್ಷ ಮನೆ ನಿರ್ಮಿಸಲಾಗುತ್ತಿದೆ. ಬೆಂಗಳೂರಿನಲ್ಲೇ 52 ಸಾವಿರ ಮನೆ ನಿರ್ಮಿಸಲಾಗುತ್ತಿದೆ. ರಾಜೀವ್‌ಗಾಂಧಿ ವಸತಿ ನಿಗಮದಿಂದಲೂ 32 ಸಾವಿರ ಮನೆ(ಜಿ + ಪ್ಲಸ್ 3)ಗಳು ನಿರ್ಮಾಣವಾಗುತ್ತಿವೆ. ಮುಖ್ಯಮಂತ್ರಿಗಳ ಒಂದು ಲಕ್ಷ ಮನೆ ಯೋಜನೆಯಡಿ ಪ್ರತಿ ಮನೆಗೆ ಈ ಹಿಂದೆ ನಿಗದಿ ಪಡಿಸಿದ್ದ ದರವನ್ನು ಒಂದು ಲಕ್ಷ ರೂ.ಗಳಿಗೂ ಹೆಚ್ಚು ಮಾಡಿ ಆದೇಶ ಮಾಡಲಾಗಿದೆ. ಪರಿಷ್ಕೃತ ದರದ ಪ್ರಕಾರ ಸಾಮಾನ್ಯ ವರ್ಗದವರ ಮನೆಗೆ 6.5 ಲಕ್ಷ, ಪರಿಶೀಷ್ಟ ಜಾತಿ ಮತ್ತು ಪಂಗಡದವರಿಗೆ 6 ಲಕ್ಷ ರೂ. ನಿಗದಿಪಡಿಸಲಾಗಿದೆ. ಈ ಮೊದಲು ಸಾಮಾನ್ಯರು 7.90 ಲಕ್ಷರೂಗಳನ್ನು, ಪರಿಶಿಷ್ಟರು 7.10 ಲಕ್ಷರೂಗಳನ್ನು ಪಾವತಿಸಬೇಕಾಗಿತ್ತು. ಪ್ರತಿ ಮನೆ ನಿರ್ಮಾಣ ಮತ್ತು ಮೂಲಸೌಕರ್ಯ ಕಲ್ಪಿಸಲು 10.90 ಲಕ್ಷ ರೂ. ವೆಚ್ಚವಾಗಲಿದೆ. ಮುಖ್ಯಮಂತ್ರಿಗಳ ಒಂದು ಲಕ್ಷ ಮನೆ ಯೋಜನೆಗೆ ಕೇಂದ್ರ ಸರ್ಕಾರ 500 ಕೋಟಿ ರೂ. ವಿಶೇಷ ಅನುದಾನ ನೀಡಿದೆ ಎಂದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡುವ ಸಹಾಯ ಧನ ಹೊರತುಪಡಿಸಿ ಈ ಹಣ ಪಾವತಿಸಬೇಕಾಗಿದೆ. ಮಂಜೂರಾದ ಮನೆಗಳಿಗೆ ಶೇ.6ರ ಬಡ್ಡಿ ದರದಲ್ಲಿ ಸಾಲದ ವ್ಯವಸ್ಥೆ ಕಲ್ಪಿಸಲಾಗುವುದು.

ಬಿಜೆಪಿ ಹಿರಿಯ ನಾಯಕ ಜೈನಾರಾಯಣ ವ್ಯಾಸ್ ಕಾಂಗ್ರೆಸ್ ಸೇರ್ಪಡೆ



ಅಹಮದಾಬಾದ್(ಗುಜರಾತ್): ಗುಜರಾತ್‌ನಲ್ಲಿ ಮತ್ತೊಮ್ಮೆ ಜಯಭೇರಿ ಬಾರಿಸಿ ಅಧಿಕಾರದ ಗದ್ದುಗೆ ಏರಿ ಇತಿಹಾಸ ನಿರ್ಮಿಸಲು ಬಿಜೆಪಿ ರಣತಂತ್ರ ರೂಪಿಸುತ್ತಿದೆ. ಇತ್ತ ಹಿರಿಯ ನಾಯಕ, ಮಾಜಿ ಸಚಿವ ಜೈ ನಾರಾಯಣ್ ವ್ಯಾಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿ ಕಾಂಗ್ರೆಸ್ ಸೇರುವ ಮೂಲಕ ಭಾರತೀಯ ಜನತಾ ಪಕ್ಷದ ನಾಯಕರಿಗೆ ಶಾಕ್ ನೀಡಿದ್ದಾರೆ. ಅಹಮದಾಬಾದ್‌ನ ಕಾಂಗ್ರೆಸ್ ಭವನದಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ನೇತೃತ್ವದಲ್ಲಿ ನಾರಾಯಣ್ ವ್ಯಾಸ್ ಅವರು ತಮ್ಮ ಪುತ್ರನ ಜೊತೆಗೂಡಿ ಕಾಂಗ್ರೆಸ್ ಸದಸ್ಯತ್ವ ಪಡೆದರು. ಈ ವೇಳೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯವರು ಕಾಂಗ್ರೆಸ್ ವಿರುದ್ಧ ಜನರನ್ನು ಎತ್ತಿಕಟ್ಟುತ್ತಿದ್ದಾರೆ. ಈ ಬಾರಿ ಬಿಜೆಪಿಗೆ ಗೆಲ್ಲುವ ವಿಶ್ವಾಸವಿಲ್ಲ. ಅದಕ್ಕಾಗಿ ರಾಷ್ಟ್ರೀಯ ನಾಯಕರು ಬಂದು ವಾರ್ಡ್‌ವಾರು ಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್ ವಿರುದ್ಧ ಸುಖಾಸುಮ್ಮನೆ ಟೀಕೆ ಮಾಡುತ್ತಿದ್ದಾರೆ. ಜೈನಾರಾಯಣ ವ್ಯಾಸ್‌ರಂತಹ ಹಿರಿಯ ನಾಯಕರನ್ನು ಬಿಜೆಪಿ ಕಡೆಗಣಿಸಿದೆ. ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸೇರ್ಪಡೆ ಬಳಿಕ ಮಾತನಾಡಿದ ಜೈನಾರಾಯಣ ವ್ಯಾಸ್ ಅವರು, ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರುವ ಅವಕಾಶ ಸಿಕ್ಕಿತು. ನಾನು ಯಾರ ವಿರುದ್ಧವೂ ದೂರಿ ರಾಜೀನಾಮೆ ನೀಡಿಲ್ಲ. ಕಾಂಗ್ರೆಸ್ ಪ್ರಜಾಸತ್ತಾತ್ಮಕ ಪಕ್ಷವಾಗಿದೆ. ಹೀಗಾಗಿಯೇ ಕಾಂಗ್ರೆಸ್ ಸೇರಿದ್ದೇನೆ. ನನಗೆ ಯಾವುದೇ ಜವಾಬ್ದಾರಿ ನೀಡಿದರೂ ಸಮರ್ಥವಾಗಿ ನಿಭಾಯಿಸುವೆ ಎಂದರು. 75 ವರ್ಷದ ಜೈನಾರಾಯಣ್ ವ್ಯಾಸ್ 30 ವರ್ಷಗಳಿಂದ ಬಿಜೆಪಿಯಲ್ಲಿದ್ದರು. ಪ್ರಧಾನಿ ನರೇಂದ್ರ ಮೋದಿ ಸಿಎಂ ಆಗಿದ್ದಾಗ ಸಚಿವರಾಗಿದ್ದರು. ಬಳಿಕ ಅವರು 2012 ಮತ್ತು 2017 ರ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡರು. ಈಗಿನ ಚುನಾವಣೆಯಲ್ಲಿ ಪಕ್ಷ ಅವರಿಗೆ ಟಿಕೆಟ್ ನಿರಾಕರಿಸಿತ್ತು. ಹೀಗಾಗಿ ಅವರು ವೈಯಕ್ತಿಕ ಕಾರಣ ನೀಡಿ 20 ದಿನಗಳ ಹಿಂದಷ್ಟೇ ಬಿಜೆಪಿಗೆ ರಾಜೀನಾಮೆ ನೀಡಿದ್ದರು. ಇಂದು ಕಾಂಗ್ರೆಸ್ ಸೇರಿದ್ದಾರೆ.

ಕುಡಿಯುವ ನೀರಿನ ಸಂಪರ್ಕಕ್ಕೆ ಆಧಾರ್, ವಾಸದ ದೃಢೀಕರಣ ಪತ್ರ ಸಾಕು

ಬೆಂಗಳೂರು, ನ. 28 (ಕೆಎಂಶಿ)– ಆಧಾರ್ ಹಾಗೂ ವಾಸದ ದೃಢೀಕರಣ ಪ್ರಮಾಣ ಪತ್ರವನ್ನು ತಮ್ಮ ಸ್ಥಳೀಯ ಸಂಸ್ಥೆಗಳಿಗೆ ನೀಡಿದರೆ ಕುಡಿಯುವ ನೀರಿನ ಸಂಪರ್ಕವನ್ನು ಇನ್ನು ಮುಂದೆ ಸುಲಭವಾಗಿ ಪಡೆಯಬಹುದು. ಮಹಾನಗರ ಪಾಲಿಕೆಗಳೂ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲಿದ್ದ ಜಟಿಲ ಸಮಸ್ಯೆಯನ್ನು ಬಗೆಹರಿಸಿ ಸರ್ಕಾರ ಸರಳೀಕರಣಗೊಳಿಸಿದೆ. ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್, ನಗರ ಪ್ರದೇಶಗಳಲ್ಲಿ ಪ್ರತಿ ಮನೆಗೂ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವ ಅಮೃತ್–2 ಯೋಜನೆಗೆ ಕೇಂದ್ರ ಅನುಮತಿ ನೀಡಿದೆ.

ಈ ಯೋಜನೆಗೆ 9 ಸಾವಿರ ಕೋಟಿ ರೂ. ತಗಲಲಿದ್ದು, ಇದಕ್ಕೆ ತಗಲುವ ಬಹುತೇಕ ಹಣವನ್ನು ಕೇಂದ್ರವೇ ಭರಿಸಲಿದೆ ಇದರ ಉಪಯೋಗ ಎಲ್ಲರಿಗೂ ಲಭ್ಯವಾಗಬೇಕೆಂಬ ಉದ್ದೇಶದಿಂದ ಕೊಳಾಯಿ ಸಂಪರ್ಕ ಪಡೆಯ ಇದ್ದ ಜಟಿಲ ಸಮಸ್ಯೆ ಬಗೆಹರಿಸಿದ್ದೇವೆ ಎಂದರು. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಈ ಯೋಜನೆಯನ್ನು ಕುಡಿಯುವ ನೀರು ಹಾಗೂ ನೈರ್ಮಲ್ಯ ಅಭಿವೃದ್ಧಿಗೆ ಬಳಸಲಾಗುವುದು. ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲು ಹಲವಷ್ಟು ದಾಖಲೆಗಳನ್ನು ಕೇಳಲಾಗುತ್ತಿತ್ತು. ಇನ್ನು ಮುಂದೆ ತಾವು ವಾಸಿಸುವ ಪ್ರಮಾಣ ಪತ್ರ ಹಾಗೂ ಆಧಾರ್ ಕಾರ್ಡ್ ಪ್ರತಿಗಳನ್ನು ಒದಗಿಸಿದರೆ, ಸುಲಭವಾಗಿ ಕೊಳಾಯಿ ಸಂಪರ್ಕ ಪಡೆದುಕೊಳ್ಳಬಹುದಾಗಿದೆ.



2025 ರೊಳಗೆ ನಗರ ಮತ್ತು ಪಟ್ಟಣ ಪ್ರದೇಶಗಳ ಎಲ್ಲಾ ಮನೆಗಳಿಗೂ ಶುದ್ಧ ಕುಡಿಯುವ ನೀರನ್ನು ಕಲ್ಪಿಸಲು ಕೇಂದ್ರ ಸರ್ಕಾರ ಗಡವು ನೀಡಿದೆ.

ಅಮೃತ್–2 ಯೋಜನೆಯಡಿ ನಗರ ಪಟ್ಟಣಗಳಿಗೆ ಜಲ ಮೂಲಗಳಿಂದ ನೀರನ್ನು ಹರಿಸಿ, ಪ್ರತಿ ಮನೆಗೂ ಕುಡಿಯುವ ನೀರು ಕಲ್ಪಿಸಲಾಗುವುದು ಎಂದರು. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಉಪಯೋಗ ಹೆಚ್ಚಿಸಲು ಎಲೆಕ್ಟ್ರಿಕಲ್ ನೀತಿಯನ್ನು ಶೀಘ್ರವೇ ಜಾರಿಗೆ ತರಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಗ್ರಾಹಕರ ಅನುಕೂಲಕ್ಕಾಗಿ ಪ್ರತಿ ನಗರಪಾಲಿಕೆ ವ್ಯಾಪ್ತಿಯಲ್ಲಿ 500–600 ಎಲೆಕ್ಟ್ರಿಕ್ ಸರ್ವೀಸ್ ಸ್ಟೇಷನ್‌ನ್ನು ಪ್ರಾರಂಭಿಸಲಾಗುವುದು. ಅಲ್ಲದೆ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲೂ ಇಂತಹ ಸ್ಟೇಷನ್ ತೆರೆಯಲು ತೀರ್ಮಾನಿಸಲಾಗಿದೆ. ಈ ಸ್ಟೇಷನ್‌ಗಳನ್ನು ಆಯಾ ವಲಯದ ವಿದ್ಯುತ್ ಪ್ರಸರಣ ಕಂಪನಿಗಳೇ ಪ್ರಾರಂಭಿಸಿ, ಅದರ ಲಾಭಾಂಶಗಳನ್ನು ಅವರೇ ಪಡೆದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಎಂದರು

AADHAAR

Printed by T.S. Gopinath, Published by M. Govinde Gowda on behalf of Academy Newspapers Private Limited, 15-C Industrial 'A' Layout, Bannimantap, Mysore-570 015 and Printed at Academy Newspapers Private Limited, 15-C Industrial 'A' Layout, Bannimantap, Mysore-570 015 and Published at 15-C Industrial 'A' Layout, Bannimantap, Mysore-570 015, Editor: M. Govinde Gowda Ph: 2496520 / 2496521 / 2496526 / 2496527 / 2496528. Fax: 0821-2496525. CITY OFFICES: Visweswaraya Building, III Floor, K.R. CIRCLE, MYSORE-570 001, Ph: 2431774 and No. 114, D. DEVARAJ URS ROAD (Opposite Big Bus), MYSORE-570 001. Ph: 2428695. RNI Reg. No. 36581 / 1980 E-mail address: news@mysurumithra.com For advertisements: ad@mysurumithra.com, website: www.mysurumithra.com

ಮೈಸೂರಿನಲ್ಲಿ ಷಷ್ಠಿ ಸಂಭ್ರಮ



ಮೈಸೂರು, ನ.28(ಎಂಕೆ)– ಮೈಸೂರಿನಲ್ಲಿ ಷಷ್ಠಿ ಹಬ್ಬದ ಸಂಭ್ರಮ ಕಳೆಗಟ್ಟಿದ್ದು, ವಿವಿಧ ಮಾರುಕಟ್ಟೆಗಳಲ್ಲಿ ಚಿನ್ನ-ಬೆಳ್ಳಿ ಲೋಹದ ನಾಗರ ವಿಗ್ರಹಗಳಿಗೆ ಬೇಡಿಕೆ ಹೆಚ್ಚಾಗಿದೆ. ನಗರದ ದೇವರಾಜ ಮಾರುಕಟ್ಟೆ, ಮಂಡಿ ಮಾರುಕಟ್ಟೆ, ಅಗ್ರಹಾರ ಮಾರುಕಟ್ಟೆ ಸೇರಿದಂತೆ ಹಲವೆಡೆ ವ್ಯಾಪಾರ ಜೋರಾಗಿದ್ದು, 10–20 ರೂ.ಗೆ ಚಿನ್ನ-ಬೆಳ್ಳಿ ಲೋಹದ ನಾಗರ ವಿಗ್ರಹಗಳ ಮಾರಾಟ ಹೆಚ್ಚಿತ್ತು. ದೇವಯ್ಯನ ಹುಂಡಿಯಲ್ಲಿರುವ ಸುಬ್ರಮಣ್ಯೇಶ್ವರ ಸ್ವಾಮಿ ದೇವಸ್ಥಾನ ಸೇರಿದಂತೆ ಹಲವೆಡೆ ಷಷ್ಠಿ ಹಬ್ಬದ ಅಂಗವಾಗಿ ವಿಶೇಷ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಹಾಗೆಯೇ ಹುತ್ತಗಳಿಗೂ ಪೂಜೆ ಸಲ್ಲಿಸಲು ಸಿದ್ಧತೆಗಳು ನಡೆದಿವೆ.

ಹೂ-ಹಣ್ಣು ಬೆಲೆ ಯಥಾಸ್ಥಿತಿ: ಹಬ್ಬದ ಸಂದರ್ಭದಲ್ಲಿ ದುಬಾರಿಯಾಗುತ್ತಿದ್ದ ಹೂ-ಹಣ್ಣುಗಳ ಬೆಲೆ ಯಥಾಸ್ಥಿತಿಯಲ್ಲಿತ್ತು. ಸೇವಂತಿ ಹೂ ಮಾರಿಗೆ 30–50 ರೂ., ಮಲ್ಲಿಗೆ ಹೂವು ಕೆಜಿಗೆ 500–800 ರೂ., ಗುಲಾಬಿ 200–250 ರೂ., ಕನಕಾಂಬರ 1000–1200 ರೂ., ನಂತೆ ಮಾರಾಟವಾದರೆ, ಹಣ್ಣುಗಳ ಬೆಲೆಯೂ ಕೈಗೆಟುಕುವಂತಿತ್ತು.

ಜಾತ್ರಾ ಮಹೋತ್ಸವ ರದ್ದು: ಮೈಸೂರು ತಾಲೂಕಿನ ಸಿದ್ದಲಿಂಗಪುರ (ಮೈಸೂರು-ಬೆಂಗಳೂರು ರಸ್ತೆ ಮಾರ್ಗದಲ್ಲಿರುವ)ಗ್ರಾಮದ ಶ್ರೀ ಸುಬ್ರಹ್ಮಣ್ಯೇಶ್ವರಸ್ವಾಮಿ ದೇವಸ್ಥಾನ ಮರುನಿರ್ಮಾಣ ಕಾಮಗಾರಿ ಹಿನ್ನೆಲೆ ಷಷ್ಠಿ ಜಾತ್ರಾ ಮಹೋತ್ಸವದ ಆಚರಣೆಯನ್ನು ರದ್ದುಪಡಿಸಲಾಗಿದೆ. ದೇವಾಲಯದ ಒಳ ಆವರಣದಲ್ಲಿ ಸಂಪ್ರದಾಯದಂತೆ ಪೂಜಾ ಕೈಂಕರ್ಯಗಳು ನಡೆಯಲಿವೆ.

ಮೈಸೂರು ರೈಲು ನಿಲ್ದಾಣದಲ್ಲಿ ರೈಲಿಗೆ ಸಿಲುಕಿ ಅಪರಿಚಿತ ಸಾವು

ಮೈಸೂರು, ನ.28(ಎಂಕೆ)– ಚಲಿಸುತ್ತಿದ್ದ ರೈಲಿಗೆ ಹತ್ತುವಾಗ ನಿಯಂತ್ರಣ ತಪ್ಪಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಮೃತಪಟ್ಟಿರುವ ಘಟನೆ ಮೈಸೂರು ರೈಲ್ವೆ ನಿಲ್ದಾಣದಲ್ಲಿ ಸೋಮವಾರ ಸಂಜೆ ನಡೆದಿದೆ.

ಸುಮಾರು 40–45 ವರ್ಷ ವಯೋಮಾನದವರೆಂದು ಗುರುತಿಸಲಾಗಿದ್ದು, ತುಮಕೂರು-ಚಾ.ನಗರ(ರೈಲ್ವೆ ಸಂಖ್ಯೆ-07346) ಪ್ಯಾಸೆಂಜರ್ ರೈಲುಗಾಡಿ ಸಂಜೆ 6.45ಕ್ಕೆ ಮೈಸೂರಿನಿಂದ ಚಾ.ನಗರಕ್ಕೆ 1ನೇ ಪ್ಲಾಟ್‌ಫಾರಂನಿಂದ ಹೊರಡುವ ವೇಳೆ ರೈಲು ಹತ್ತಲು ಬಂದ ಈತ ಕಾಲು ಜಾರಿ ಮೆಟ್ಟಿಲಿನಂತಿರುವ ಕಂಬ ನಡುವೆ ಸಿಲುಕಿಕೊಂಡಿದ್ದಾರೆ. ಅಷ್ಟರಲ್ಲಿ ರೈಲು ಸ್ವಲ್ಪ ದೂರ ಚಲಿಸಿದ್ದರಿಂದ ದೇಹದ ಕಾಲು ಹೊಟ್ಟೆ ಭಾಗ ಉಜ್ಜಿದೆ. ಬಳಿಕ ಸಿಲುಕಿಕೊಂಡಿದ್ದ ಆತನನ್ನು ಹೊರಗೆಳೆಯಲು ರೈಲ್ವೆ ಸಿಬ್ಬಂದಿ ಪ್ರಯತ್ನಿಸಿದರಾದರೂ ಪ್ರಯೋಜನವಾಗಿಲ್ಲ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಸರಸ್ವತಿಪುರಂ ಅಗ್ನಿಶಾಮಕ ಸಿಬ್ಬಂದಿ ಸಿಲುಕಿಕೊಂಡಿದ್ದ ವ್ಯಕ್ತಿಯನ್ನು ಹೊರಗೆಳೆದು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ಮತ್ತೊಬ್ಬರ ಸಾವು: ಮೈಸೂರಿನ ಚಾಮರಾಜಪುರಂ ರೈಲು ನಿಲ್ದಾಣದ ಸಮೀಪ ಕೆ.ಆರ್. ಮೊಹಲ್ಲಾದ ಹೊಸಕೇರಿ ನಿವಾಸಿ ಗಿರೀಶ್(44) ಹಾಗೂ ಮೈಸೂರು–ಮೇಟಗಳ್ಳಿ ನಡುವಿನ ರೈಲು ಮಾರ್ಗದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.

ಜೀವಾವಧಿ ಶಿಕ್ಷೆ ಎಂದರೆ ಜೀವವಿರುವತನಕ ಜೈಲು: ಸುಪ್ರೀಂಕೋರ್ಟ್ ಸ್ಪಷ್ಟನೆ

ಹೊಸದಿಲ್ಲಿ, ನ.28– ಜೀವಾವಧಿ ಶಿಕ್ಷೆಯ ಕುರಿತು ಇರುವ ಗೊಂದಲ ನಿವಾರಿಸಲು ಮುಂದಾಗಿರುವ ಸುಪ್ರೀಂ ಕೋರ್ಟ್, ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕೈದಿ ತನ್ನ ಜೀವವಿರುವವರೆಗೂ ಜೈಲಿನಲ್ಲಿರಬೇಕು ಎಂಬ ಸ್ಪಷ್ಟನೆ ನೀಡಿದೆ.

ದೇಶದಲ್ಲಿ ಜೀವಾವಧಿ ಶಿಕ್ಷೆಯ ಕುರಿತು ಏಕ ರೀತಿಯ ಅನುವರ್ತನೆ ಕಾಣುತ್ತಿಲ್ಲ. ಹಾಗಾಗಿ 'ವಿರಳಾತಿ ವಿರಳ ಪ್ರಕರಣಗಳಲ್ಲಷ್ಟೇ ಗಲ್ಲು ಶಿಕ್ಷೆ ವಿಧಿಸಬೇಕು ಎಂದು 1980ರಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ಐತಿಹಾಸಿಕ ತೀರ್ಪನ್ನು ಹೊಸದಾಗಿ ಗ್ರಹಿಸುವ ಅವಶ್ಯಕತೆಯಿದೆ ಎಂಬ ಅಭಿಪ್ರಾಯವನ್ನು ನ್ಯಾಯಪೀಠ ವ್ಯಕ್ತಪಡಿಸಿತು.



ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕೈದಿಯನ್ನು 14 ಅಥವಾ 20 ವರ್ಷಗಳ ಜೈಲುವಾಸದ ನಂತರ ಬಿಡುಗಡೆ ಮಾಡಬಹುದು ಎಂಬುದು ತಪ್ಪು ಗ್ರಹಿಕೆ. ಕೈದಿಗೆ ಅಂತಹ ಯಾವುದೇ ಹಕ್ಕುಗಳಿರುವುದಿಲ್ಲ. ಕಡ್ಡಾಯವಾಗಿ ಆತ ತನ್ನ ಜೀವವಿರುವ ತನಕವೂ ಜೈಲಿನಲ್ಲಿಯೇ ಇರಬೇಕು, ಎಂದು ನ್ಯಾಯಮೂರ್ತಿಗಳಾದ ಕೆ.ಎಸ್.ರಾಧಾ ಕೃಷ್ಣನ್ ಮತ್ತು ಮದನ್ ಬಿ.ಲೋಕೂರ್ ಅವರಿದ್ದ ಪೀಠ ಸ್ಪಷ್ಟ ನುಡಿಗಳಲ್ಲಿ ಹೇಳಿತು.

14 ವರ್ಷ ಕಡ್ಡಾಯ: ಸರಕಾರವೇನಾದರೂ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಖೈದಿಗೆ ಕ್ಷಮೆ ಅಥವಾ ಶಿಕ್ಷೆಯನ್ನು ಮಾಫಿ ಮಾಡಿ ಬಿಡುಗಡೆ ಮಾಡಬೇಕೆಂದರೂ ಸದರಿ ಕೈದಿ ಬಿಡುಗಡೆಗೂ ಮುನ್ನಾ ಕಡ್ಡಾಯವಾಗಿ 14 ವರ್ಷಗಳ ಜೈಲು ವಾಸ ಪೂರೈಸಿರಬೇಕು. ಒಂದು ವೇಳೆ ಆತ 14 ವರ್ಷಕ್ಕಿಂತ ಕಡಿಮೆ ಅವಧಿಯ ಕಾರಾಗೃಹ ವಾಸ ಅನುಭವಿಸಿದ್ದರೆ ಸರಕಾರ ಆತನನ್ನು ಕ್ಷಮೆಯ ಆಧಾರದ ಮೇಲೆ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಪೀಠ ಸ್ಪಷ್ಟಪಡಿಸಿತು.

ಸಾಮೂಹಿಕ ಬಿಡುಗಡೆಗೆ ಅಸಂತೋಷ: ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ ಮುಂತಾದ ರಾಷ್ಟ್ರೀಯ ಹಬ್ಬಗಳ ಸಂದರ್ಭದಲ್ಲಿ ಗುಂಪು ಗುಂಪಾಗಿ ಕೈದಿಗಳನ್ನು ಬಿಡುಗಡೆ ಮಾಡುವ ಸರಕಾರದ ಕ್ರಮಕ್ಕೆ ಪೀಠ ಅಸಮಾಧಾನ ವ್ಯಕ್ತಪಡಿಸಿತು. ಜತೆಗೆ ಇಂತಹ ಸಂದರ್ಭಗಳಲ್ಲಿ ಬಿಡುಗಡೆ ಮಾಡಬೇಕೆಂದರೆ ಪ್ರತಿ ಕೈದಿಯ ವಿವರವನ್ನು ಸಂಪೂರ್ಣ ಪರಾಮರ್ಶೆಗೆ ಒಳಪಡಿಸಬೇಕು ಎಂದು ಸುಪ್ರೀಂಕೋರ್ಟ್ ಸೂಚಿಸಿತು. ಹಾಗೆಯೇ ಅಸಲಿಗೆ ಸಾಮೂಹಿಕ ಬಿಡುಗಡೆಯ ಪರಿಪಾಟಕ್ಕೆ ಅಂತ್ಯ ಕಾಣಿಸುವ ಅಭಿಲಾಷೆಯನ್ನೂ ಪೀಠ ವ್ಯಕ್ತಪಡಿಸಿತು.

ಮೈಸೂರಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮವೆಸಗದಂತೆ ಕಟ್ಟೆಚ್ಚರಕ್ಕೆ ಆಪ್ ಮನವಿ



ಮೈಸೂರು, ನ.28(ಎಸ್‌ಪಿಎನ್)– ಬೆಂಗಳೂರಿನ ಚಿಲುಮೆ ಸಂಸ್ಥೆಯು ಇತ್ತೀಚೆಗೆ ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರು ಡಿಲೀಟ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ಮತದಾರರ ಪಟ್ಟಿಯಲ್ಲಿ ಯಾವುದೇ ಅಕ್ರಮ, ಗೊಂದಲಕ್ಕೆ ಅವಕಾಶ ಮಾಡಿಕೊಡದಂತೆ ಆಮ್ ಆದ್ಮಿ ಪಾರ್ಟಿ ಮೈಸೂರು ಘಟಕ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿಗಳಿಗೆ ಶುಕ್ರವಾರ ಮನವಿ ಪತ್ರ ಸಲ್ಲಿಸಿದರು.

ವಿಧಾನಸಭಾ ಚುನಾವಣೆಗಳು ಹತ್ತಿರ ಬರುತ್ತಿದ್ದು, ಮೈಸೂರು ಜಿಲ್ಲೆಯಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮವೆಸಗುವುದನ್ನು ತಡೆಯಬೇಕು. ಬೆಂಗಳೂರಿನಲ್ಲಿ ಚಿಲುಮೆ ಸಂಸ್ಥೆಯು ಮತದಾರರ ಪಟ್ಟಿಯಲ್ಲಿ ಹೆಸರನ್ನು ಅಕ್ರಮವಾಗಿ ಕೈಬಿಟ್ಟಿರುವುದು ಪ್ರಜಾ ಪ್ರಭುತ್ವದಲ್ಲಿ ಚುನಾವಣಾ ವ್ಯವಸ್ಥೆಯನ್ನೇ ಬುಡಮೇಲು ಮಾಡಿದಂತೆ.

ಹಾಗಾಗಿ ಈ ಸಂಸ್ಥೆ ವಿರುದ್ಧ ಕ್ರಮ ಕೈಗೊಂಡು, ಮೈಸೂರು ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಯಾವುದೇ ಅವ್ಯವಹಾರಕ್ಕೆ ಆಸ್ಪದ ನೀಡದಂತೆ ಜಿಲ್ಲಾಡಳಿತ ಎಚ್ಚರವಹಿಸಬೇಕು ಎಂದು ಎಂದು ಕಾನೂನು ಘಟಕದ ಜಿಲ್ಲಾಧ್ಯಕ್ಷ ಎಂ.ಪಿ.ತಮ್ಮಯ್ಯ ಮನವಿ ಮಾಡಿದ್ದಾರೆ.

ಹಾಲಿನ ಬೆಲೆ ಏರಿಕೆಗೆ ವಿರೋಧ: ಈಗಿನ ಸರ್ಕಾರದಲ್ಲಿ ವಿದ್ಯುತ್, ನೀರು ಮತ್ತು ಧವಸ ಧಾನ್ಯಗಳ ಬೆಲೆಗಳು ದಿನದಿಂದ ದಿಕ್ಕೆ ಗಗನ ಮುಖಿಯಾಗುತ್ತಿವೆ. ಇದನ್ನು ತಡೆಗಟ್ಟಲು ಕೇಂದ್ರ ಮತ್ತು ರಾಜ್ಯ ಸರ್ಕಾರ ವಿಫಲವಾಗಿದ್ದು, ಇದನ್ನು ಕೂಡಲೇ ತಡೆಗಟ್ಟಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಮತ್ತು ರಾಜ್ಯಕ್ಕೆ ಮನವಿ ಸಲ್ಲಿಸಿದ್ದಾರೆ.

ಹಾಲಿನ ಬೆಲೆಯೇರಿಕೆಯಿಂದ ಜನ ಸಾಮಾನ್ಯರ ಬದುಕು ಬೀದಿಗೆ ಬಂದಿದೆ. ಹಾಲು ಮತ್ತು ಅದರ ಉಪ ಉತ್ಪನ್ನಗಳಿಗೆ 2 ರೂ. ಬೆಲೆಯೇರಿಕೆ ಮಾಡಿರುವುದನ್ನು ಕೈಬಿಟ್ಟು, ಸರ್ಕಾರದ ವತಿಯಿಂದ ಈ ಪ್ರೋತ್ಸಾಹ ಧನ ಹೆಚ್ಚಿಸುವಂತೆ ಮನವಿ ಮಾಡಿದರು. ಇದರಿಂದ ಆರ್ಥಿಕ ಸಂಕಷ್ಟದಲ್ಲಿರುವ ಮಧ್ಯಮ, ಕಾರ್ಮಿಕ ವರ್ಗದವರ ಜೀವನ ಸ್ವಲ್ಪಮಟ್ಟಿಗಾದರೂ ಸುಧಾರಿಸುತ್ತದೆ ಎಂದಿದ್ದಾರೆ.

ಬಾಲ ಸಾಧಕರ ಮಾಹಿತಿಗೆ ಆಹ್ವಾನ

ಮೈಸೂರು, ನ.28– ಹಿಮಾಲಯ ಪ್ರತಿಷ್ಠಾನವು ಮೈಸೂರಿನ ಬಾಲ ಸಾಧಕರ ಕುರಿತಾದ ಬಾಲ ಪ್ರತಿಭೆಗಳು ಎಂಬ ಪುಸ್ತಕವನ್ನು ಹೊರತರಲಿದ್ದು, ಸಾಹಿತ್ಯ, ಸಂಗೀತ, ಕಲೆ, ಕ್ರೀಡೆ, ವಿಜ್ಞಾನ, ಯೋಗ ಹೀಗೆ ಯಾವುದಾದರೂ ಒಂದು ಇಲ್ಲವೇ ಅನೇಕ ಕ್ಷೇತ್ರದಲ್ಲಿ ಪ್ರತಿಭಾವಂತರಾಗಿರುವ 18 ವರ್ಷದೊಳಗಿನ ಸಾಧಕರು ತಮ್ಮ ಸ್ವ ವಿವರವನ್ನು ಡಿ. 10ರೊಳಗೆ ಹಿಮಾಲಯ ಪ್ರತಿಷ್ಠಾನ, ನಂ 98, 5ನೇ ಕ್ರಾಸ್ 5ನೇ ಮೇನ್, ಚರ್ಚ್ ಹಿಂಭಾಗ, ರಾಮಕೃಷ್ಣನಗರ, ಮೈಸೂರು ಈ ವಿಳಾಸಕ್ಕೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗಾಗಿ 9743769403 ಸಂಪರ್ಕಿಸಬಹುದು.

ಮೈಸೂರು-ಹುಣಸೂರು ರಸ್ತೆ ಅಗಲೀಕರಣ

ಮರ ತೆರವು ಅಹವಾಲು ಸ್ವೀಕಾರ ಸಭೆಯಲ್ಲಿ ಮಿಶ್ರ ಅಭಿಪ್ರಾಯ

ಮೈಸೂರು,ನ.28(ಎಂಟಿವೈ)– ಮೈಸೂರು–ಹುಣಸೂರು(ಬಂಟ್ವಾಳ) ಮುಖ್ಯರಸ್ತೆಯನ್ನು ಡಾ.ಡಿ. ವೀರೇಂದ್ರ ಹೆಗ್ಗಡೆ ವೃತ್ತ(ಸೆಂಟ್ ಜೋಸೆಫ್ ಶಾಲೆ ಬಳಿ) ಜಂಕ್ಷನ್‌ನಿಂದ ಹಿನಕಲ್‌ವರೆಗೂ ಅಗಲೀಕರಣ ಮಾಡಲು ಎರಡು ಬದಿಯಲ್ಲಿರುವ 239 ಮರಗಳ ತೆರವಿಗಾಗಿ ಅರಣ್ಯ ಇಲಾಖೆ ಕರೆದಿದ್ದ ಅಹವಾಲು ಸ್ವೀಕಾರ ಸಭೆಯಲ್ಲಿ ಪಾಲ್ಗೊಂಡಿದ್ದ ಹಲವರು ಮರಗಳ ತೆರವಿಗಾಗಿ ಮಿಶ್ರ ಅಭಿಪ್ರಾಯ ವ್ಯಕ್ತಪಡಿಸಿದರು.

ಮೈಸೂರು–ಹುಣಸೂರು ಮುಖ್ಯರಸ್ತೆಯ ಸಂತೇಮಾಳದಲ್ಲಿ ಸೋಮವಾರ ಬೆಳಗ್ಗೆ ಅರಣ್ಯ ಇಲಾಖೆ ಆಯೋಜಿಸಿದ್ದ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆಯಲ್ಲಿ ಪಾಲ್ಗೊಂಡಿದ್ದವರಲ್ಲಿ ಹಲವು ಮಂದಿ ಮರಗಳ ತೆರವಿಗೆ ಆಕ್ಷೇಪ ವ್ಯಕ್ತಪಡಿಸಿದರೆ, ಮತ್ತಷ್ಟು ಮಂದಿ ರಸ್ತೆ ಅಗಲೀಕರಣ ಮಾಡಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರೆ, ಇನ್ನಷ್ಟು ಮಂದಿ ರಸ್ತೆ ಅಗಲೀಕರಣವಾದ ಬಳಿಕ ಗಿಡ ನೆಡಲು ಸ್ಥಳ ಗುರುತಿಸಿದ ನಂತರವೇ ಮರಗಳ ತೆರವಿಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ರಾಷ್ಟ್ರೀಯ ಹೆದ್ದಾರಿ 275 ಬಂಟ್ವಾಳ–ಮೈಸೂರು–ಬೆಂಗಳೂರು ಮುಖ್ಯ ರಸ್ತೆಯನ್ನು ಡಾ.ಡಿ.ವೀರೇಂದ್ರ ಹೆಗ್ಗಡೆ ವೃತ್ತ(ಸೆಂಟ್ ಜೋಸೆಫ್ ಶಾಲೆ ಬಳಿ) ಜಂಕ್ಷನ್‌ನಿಂದ ಹಿನಕಲ್‌ವರೆಗೆ ರಸ್ತೆ ಅಗಲೀಕರಣ ಮಾಡುವುದಕ್ಕೆ ನಿರ್ಧರಿಸಲಾಗಿದೆ. ಕರ್ನಾಟಕ ವೃಕ್ಷ ಸಂರಕ್ಷಣಾ ಕಾಯ್ದೆ ಪ್ರಕರಣ 8(3) ಅನುಸರಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸರ್ವೆ ಮಾಡಿ, ರಸ್ತೆ ಬದಿಯಲ್ಲಿರುವ ವಿವಿಧ ಜಾತಿಯ 239 ಮರ ತೆರವು ಮಾಡಲು ಗುರುತಿಸಲಾಗಿತ್ತು. ಈ ಮರಗಳ ತೆರವಿಗೆ ಆಕ್ಷೇಪಗಳಿದ್ದರೆ ಅಹವಾಲು ಸ್ವೀಕಾರ ಸಭೆಯಲ್ಲಿ ಪಾಲ್ಗೊಂಡು ಲಿಖಿತ ರೂಪದಲ್ಲಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ನಡೆದ ಸಭೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.



ಹಲವು ಮಂದಿ ಮರ ಕಡಿತಕ್ಕೆ ವಿರೋಧ ವ್ಯಕ್ತಪಡಿಸಿದರು. ಈಗಾಗಲೇ ಕೊರೊನಾ ಸಂದರ್ಭದಲ್ಲಿ ಆಮ್ಲಜನಕದ ಮಹತ್ವ ಎಷ್ಟಿತ್ತು ಎಂದು ಎಲ್ಲರಿಗೂ ಮನವರಿಕೆ ಯಾಗಿದೆ. ವಿವಿಧ ಅಭಿವೃದ್ಧಿ ಹೆಸರಲ್ಲಿ ಮರಗಳನ್ನು ಹನನ ಮಾಡುತ್ತಲೇ ಹೋದರೆ, ಮುಂದಿನ ದಿನಗಳಲ್ಲಿ ಉಸಿರಾಡುವುದಕ್ಕೂ ಗಾಳಿಗಾಗಿ ಪರದಾಡುವ ದುಸ್ಥಿತಿ ಎದುರಾಗಲಿದೆ. ಮುಂದಾಲೋಚನೆ ಇಲ್ಲದೇ ಗಿಡ, ಮರಗಳ ಹನನ ಹೆಚ್ಚಾಗುತ್ತಿದೆ. ಈಗಾಗಲೇ ಹವಾಮಾನ ವೈಪರೀತ್ಯದಿಂದಾಗಿ ಸಾಕಷ್ಟು ಸವಾಲುಗಳು ಕಾಡುತ್ತಿವೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡುವ ಮುನ್ನ ಎಚ್ಚೆತ್ತುಕೊಳ್ಳಬೇಕು ಎಂದು ಆಗ್ರಹಿಸಿದರು.

ರಸ್ತೆ ನಿರ್ಮಿಸುವಾಗ ಮುಂದಾಲೋಚನಾ ಕ್ರಮ ಕೈಗೊಳ್ಳುವುದು ಅಗತ್ಯ. ರಸ್ತೆ ಅಗಲಕ್ಕೆ ಅನುಗುಣವಾಗಷ್ಟೇ ಭೂ ಸ್ವಾಧೀನ ಪಡಿಸಿಕೊಳ್ಳದೇ, ಮುಂಬರುವ ವರ್ಷಗಳಲ್ಲಿ ಮಾಡಬಹುದಾದ ಅಗಲೀಕರಣಕ್ಕೆ ಬೇಕಾದ ಭೂಮಿಯನ್ನು ಮೊದಲೇ ಸ್ವಾಧೀನಪಡಿಸಿಕೊಂಡು ಅದರಲ್ಲಿ ಸುರಕ್ಷಿತ ಸ್ಥಳದಲ್ಲಿ ಗಿಡ ನೆಟ್ಟು ಬೆಳೆಸಬೇಕು. ಇಂದು ಮರ ಕಡಿದರೆ ಅದಕ್ಕೆ ಪರ್ಯಾಯವಾಗಿ 15 ಅಡಿಗೆ ಒಂದರಂತೆ ಗಿಡ ನೆಡಬೇಕು ಎಂದು ಒತ್ತಾಯಿಸಿದರು.

ಕೆಲ ಪರಿಸರವಾದಿಗಳು ಮಾತನಾಡಿ, ರಸ್ತೆ ಅಗಲೀಕರಣ ನಕ್ಷೆಯಲ್ಲಿ ಗಿಡ ನೆಡಲು ಸ್ಥಳಾವಕಾಶ ಗುರುತಿಸಬೇಕು. ಗಿಡ ನೆಡಲು ಸ್ಥಳ ನಿಗದಿ ಮಾಡಿದ ಬಳಿಕವೇ ಮರಗಳ ತೆರವಿಗೆ ಮುಂದಾಗಬೇಕು. ಇಲ್ಲದಿದ್ದರೆ ಹೋರಾಟ ಮುಂದುವರೆಸುವುದಾಗಿ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಪಾಲ್ಗೊಂಡಿದ್ದ ಕೆಲವರು ರಸ್ತೆ ಅಗಲೀಕರಣ ಮಾಡಬೇಕು. ಮೈಸೂರು, ಕೊಡಗು, ಮಂಗಳೂರು, ಹಾಸನ ಸೇರಿದಂತೆ ಇನ್ನಿತರೆಡೆ ಪ್ರತಿದಿನ ನೂರಾರು ವಾಹನಗಳು ಪ್ರಯಾಣಿಸುವ ರಸ್ತೆ ಕಿರಿದಾಗಿದ್ದ ಸ್ಥಳೀಯರು ಮಾತ್ರವಲ್ಲದೆ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಸ್ತೆ ಅಗಲೀಕರಣ ಮಾಡುವುದು ಅನಿವಾರ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಎಸಿಎಫ್ ಎನ್.ಲಕ್ಷ್ಮೀಕಾಂತ, ಆರ್‌ಎಫ್‌ಓ ಕೆ.ಸುರೇಂದ್ರ, ರಾಷ್ಟ್ರೀಯ ಹೆದ್ದಾರಿ ವಿಭಾಗದ ಸ. ಇಂಜಿನಿಯರ್‌ಗಳಾದ ಗುರುಮಲ್ಲಪ್ಪ, ಎಸ್.ಮಹೇಶ್, ಡಿಆರ್‌ಎಫ್‌ಓ ಸುಂದರ್, ವೆಂಕಟಾಚಲ, ಕೆಆರ್‌ಎಸ್ ಪಕ್ಷದ ಎಂ.ಎಸ್.ಪ್ರವೀಣ, ಸಾಮಿಲ್ ಸದಾನಂದ, ರಘು, ಗ್ರಾ.ಪಂ ಮಾಜಿ ಸದಸ್ಯರಾದ ಮಹೇಶ್, ಮಂಜೇಗೌಡ, ಕೆಹೆಚ್‌ಬಿ ಕಾಲೋನಿ ಶ್ರೀನಿವಾಸ್, ಪರಿಸರವಾದಿಗಳಾದ ಮೋಹನ್, ಬಾನು ಮೋಹನ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಜೀವನದಲ್ಲಿ ಗುರಿ ಇದ್ದಾಗ ಮಾತ್ರ ಯಶಸ್ಸು ಸಾಧ್ಯ

ಜಿಪಂ ಉಪಕಾರ್ಯದರ್ಶಿ ಡಾ. ಪ್ರೇಮ್‌ಕುಮಾರ್



ಮೈಸೂರು,ನ.28(ಎಂಟಿವೈ)– ವಿದ್ಯಾರ್ಥಿನಿಯರು ಗುರಿಯಿಟ್ಟುಕೊಂಡು ನಿರಂತರ ಅಧ್ಯಯನ ಮಾಡಿದಾಗ ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಎಂದು ಜಿ.ಪಂ ಉಪಕಾರ್ಯದರ್ಶಿ ಡಾ.ಪ್ರೇಮ್‌ಕುಮಾರ್ ಸಲಹೆ ನೀಡಿದ್ದಾರೆ.

ಮೈಸೂರಿನ ಕುವೆಂಪುನಗರದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಹಿಳಾ ವಿದ್ಯಾರ್ಥಿನಿಲಯದಲ್ಲಿ 'ಸ್ಫೂರ್ತಿನಡೆ' ವ್ಯಕ್ತಿತ್ವ ವಿಕಸನದ ಕುರಿತು ಮಾತನಾಡಿದ ಅವರು, ಪೋಷಕರು ಕಂಡಿರುವ ಕನಸು ಈಡೇರಬೇಕಾದರೆ ಚೆನ್ನಾಗಿ ಓದಬೇಕು. 5 ವರ್ಷ ಪರಿಶ್ರಮ ಪಟ್ಟರೆ 50 ವರ್ಷ ಚೆನ್ನಾಗಿ ಬಾಳಬಹುದು. ಸ್ವಾತಂತ್ರ್ಯಪೂರ್ವದಲ್ಲಿ ಹೆಣ್ಣಿಗೆ ಸ್ವಾತಂತ್ರ ವಿರಲಿಲ್ಲ. ಡಾ. ಅಂಬೇಡ್ಕರ್ ಸಂವಿಧಾನ ಬರೆದ ಮೇಲೆ ಎಲ್ಲಾ ಮಹಿಳೆಯರಿಗೆ ಸೌಲಭ್ಯ, ಹಕ್ಕು, ಸ್ವಾತಂತ್ರ್ಯ ಸಿಕ್ಕಿದೆ. ಆದ್ದರಿಂದ ಅಂಬೇಡ್ಕರ್‌ರವರ ಚಿಂತನೆಗಳನ್ನು ಓದಿ ತಿಳಿದುಕೊಳ್ಳಬೇಕು. ಇಂದು ಜಾಗತಿಕ ಮಟ್ಟದಲ್ಲಿ ಕಂಪ್ಯೂಟರ್ ಜ್ಞಾನ ಮತ್ತು ಇಂಗ್ಲೀಷ್ ಬಹಳ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಜಾಗೃತರಾಗಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ವ್ಯಕ್ತಿತ್ವವನ್ನು ವಿಕಸನ ಮಾಡಿಕೊಳ್ಳುವಂತೆ ಕರೆ ನೀಡಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಿ.ಆರ್. ಮಹೇಶ್ ಮಾತನಾಡಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್‌ರವರು 'ಇತಿಹಾಸವನ್ನು ಓದದವರು ಇತಿಹಾಸವನ್ನು ಸೃಷ್ಟಿಸಲಾರರು', 'ಸ್ವಾಭಿಮಾನ ಮತ್ತು ಸ್ವಾವಲಂಬನೆ ಇಲ್ಲದ ವ್ಯಕ್ತಿ ಬದುಕುವುದಕ್ಕಿಂತ ತಾಯಿಗರ್ಭದಲ್ಲಿಯೇ ಸಾಯುವುದು ಲೇಸು' ಎಂದು ಹೇಳಿದ್ದಾರೆ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯು ಸ್ವಾಭಿಮಾನಿಗಳಾಗಬೇಕು ಸ್ವಾವಲಂಬಿಗಳಾಗಿ ತಮ್ಮ ಕಾಲ ಮೇಲೆ ತಾವು ನಿಂತುಕೊಳ್ಳಬೇಕು. ತಂದೆ ತಾಯಿಗೆ ಗೌರವ ತರಬೇಕು. ಸರ್ಕಾರದ ಸವಲತ್ತುಗಳನ್ನು ಉಪಯೋಗಿಸಿಕೊಂಡು ಜೀವನದಲ್ಲಿ ಯಶಸ್ವಿಯಾಗಬೇಕು ಎಂದರು.

ಸಮಾರಂಭದಲ್ಲಿ ತಾಲ್ಲೂಕು ಕಲ್ಯಾಣಾಧಿಕಾರಿ ಎಂ.ಕೆ. ಮೇಘ ಸ್ವಾಗತಿಸಿದರು. ನಿಲಯಪಾಲಕರಾದ ಜಗದೀಶ್‌ಕೋರಿ, ಚಿಕ್ಕಮಗ್ಗ್ಲ್, ನಾಗರಾಜ್, ತೇಜಸ್ವಿನಿ, ಮಂಜುಳಾ, ಭಾಗ್ಯಲಕ್ಷ್ಮಿ, ವಸಂತ ಉಪಸ್ಥಿತರಿದ್ದರು.

'ಅಪ್ಪು ರಕ್ತದಾನ ಶಿಬಿರ'ದಲ್ಲಿ 80 ಮಂದಿ ರಕ್ತದಾನ



ಮೈಸೂರು, ನ.28(ಎಸ್‌ಪಿಎನ್)– ಡಾ.ಪುನೀತ್ ರಾಜ್‌ಕುಮಾರ್ ಅವರ ಸ್ಮರಣಾರ್ಥ ಹಾಗೂ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಏರ್ಪಡಿಸಿದ್ದ 'ಅಪ್ಪು ರಕ್ತದಾನ ಶಿಬಿರ'ದಲ್ಲಿ 80 ಮಂದಿ ರಕ್ತದಾನ ಮಾಡಿದ್ದಾರೆ. ಮೈಸೂರು ಗೋಕುಲಂ ಬಡಾವಣೆಯ ಸಾಂಸ್ಕೃತಿಕ ಭವನದಲ್ಲಿ ವಾಲೆಂಟಿಯರ್ಸ್ ಆಫ್ ಮೈಸೂರು, ಕರ್ನಾಟಕ ಪ್ರಜಾ ರಕ್ಷಣಾ ಸೇನೆ ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸಹಯೋಗದೊಂದಿಗೆ ಆಯೋಜಿಸಿದ್ದ ರಕ್ತದಾನ ಶಿಬಿರವನ್ನು ಕೆಪಿಸಿಸಿ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ಫ್ರಾನ್ಸಿಸ್ ಉದ್ಘಾಟಿಸಿದರು.

ಲೇಖಕಿ ಎಸ್.ಮಂಜುಳಾ, ವೆಂಕಟೇಶ್, ಧರ್ಮಪುರ ಗ್ರಾಪಂ ವಿ.ಮಹದೇವು, ನಗರ ಪಾಲಿಕೆ ಸದಸ್ಯ ಎಸ್‌ಬಿಎಂ ಮಂಜು, ಕರ್ನಾಟಕ ಪ್ರಜಾ ರಕ್ಷಣಾ ಸೇನೆ ಸದಸ್ಯ ಶ್ರೀನಿವಾಸ, ವಾಲೆಂಟಿಯರ್ಸ್ ಆಫ್ ಮೈಸೂರು ಸಂಸ್ಥಾಪಕ ಪ್ರದೀಪ್, ಅಧ್ಯಕ್ಷ ಕೃಷ್ಣರಾಜೇ ಅರಸ್, ಉಪಾಧ್ಯಕ್ಷ ಮಹದೇವ ಗಾಣಿಗ, ಕಾರ್ಯಾಧ್ಯಕ್ಷ ಆರ್. ರಮೇಶ್, ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಅರಸ್, ಎಲ್ ಮತ್ತು ಟಿ ರಮಣ್ ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.

ಪೊಲೀಸ್ ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ

ಮೈಸೂರು: ಮೈಸೂರು ನಗರ ಮತ್ತು ಜಿಲ್ಲಾ ವ್ಯಾಪ್ತಿಯ ಕೆಲ ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು ತಕ್ಷಣದಿಂದ ಜಾರಿ ಬರುವಂತೆ ವರ್ಗಾವಣೆ ಮಾಡಲಾಗಿದೆ. ಡೈರೆಕ್ಟರ್ ಜನರಲ್, ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ ಉಮೇಶ್‌ಕುಮಾರ್ ಈ ಕುರಿತು ಸೋಮವಾರ ಆದೇಶ ಹೊರಡಿಸಿದ್ದಾರೆ.

ಲೋಕಾಯುಕ್ತದಲ್ಲಿದ್ದ ಡಿ. ಯೋಗೇಶ್ ಅವರನ್ನು ಮೈಸೂರಿನ ಸಿದ್ಧಾರ್ಥನಗರ ಸಂಚಾರ ಪೊಲೀಸ್ ಠಾಣೆಗೆ, ಉದಯಗಿರಿ ಠಾಣೆಯ ಪಿ.ಕೆ.ರಾಜು ಅವರನ್ನು ಸಿಇಎನ್ ಠಾಣೆಗೆ, ತಲಕಾಡು ಠಾಣೆಯ ಎಲ್.ಅರುಣ್ ಅವರನ್ನು ಕುವೆಂಪುನಗರ ಠಾಣೆಗೆ, ಪಿಟಿಎಸ್ ಠಾಣೆಯ ಎಸ್.ನಾಗೇಶ್ ಅವರನ್ನು ನಗರದ ಮಂಡಿ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

ಅಂತೆಯೆ, ದೇವರಾಜ ಠಾಣೆಯ ಆರ್.ದಿವಾಕರ್ ಅವರನ್ನು ಮೇಟಗಳ್ಳಿ ಠಾಣೆಗೆ, ಸರಗೂರು ವೃತ್ತದ ಎನ್.ಆನಂದ್ ಅವರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣ ಠಾಣೆಗೆ, ಕುವೆಂಪುನಗರ ಠಾಣೆಯ ಕೆ. ಷಣ್ಮುಗವರ್ಮ ಅವರನ್ನು ಪಿಟಿಎಸ್ ಠಾಣೆಗೆ, ಸಿದ್ಧಾರ್ಥನಗರ ಸಂಚಾರ ಠಾಣೆಯ ಎಂ.ಆರ್. ನಟರಾಜ್ ಅವರನ್ನು ರಾಜ್ಯ ಗುಪ್ತವಾರ್ತೆಗೆ, ತಿ.ನರಸೀಪುರ ಠಾಣೆಯ ಎನ್.ಜಿ. ಕೃಷ್ಣಪ್ಪ ಅವರನ್ನು ಕೊಡುಗು ಜಿಲ್ಲೆಯ ಸಿಇಎನ್ ಠಾಣೆಗೆ ಮತ್ತು ಮಂಡಿ ಠಾಣೆಯ ಕೆಆರ್. ರಘು ಅವರನ್ನು ಮಂಡ್ಯ ಜಿಲ್ಲೆಯ ಡಿಎಸ್‌ಬಿ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

ಕೆಆರ್‌ಎಸ್ ಹಿನ್ನೀರಲ್ಲಿ ಮೋಜು–ಮಸ್ತಿ ಗಮ್ಮತ್ತು

ಯುವ ಬ್ರಿಗೇಡ್ ಮತ್ತು ಎನ್‌ಐಇ–ಐಟಿ ವಿದ್ಯಾರ್ಥಿಗಳಿಂದ ಸಾವಿರಾರು ಖಾಲಿ ಮದ್ಯದ ಬಾಟಲಿ, ಪ್ಲಾಸ್ಟಿಕ್ ತ್ಯಾಜ್ಯ ತೆರವು



ಮೈಸೂರು, ನ. 28(ಆರ್‌ಕೆ)– ಪಾರ್ಟಿ ಮಾಡಿ ಕುಡಿದ ಗುಂಗಿನಲ್ಲಿ ಖಾಲಿ ಮದ್ಯದ ಬಾಟಲಿ, ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಆಹಾರ ತಿಂದ ಪ್ಲೇಟ್‌ಗಳನ್ನು ಬಿಸಾಡಿ ಹೋಗಿರುವ ಘಟನೆ ಮಂಡ್ಯ ಜಿಲ್ಲೆ, ಕೆಆರ್‌ಎಸ್ ಹಿನ್ನೀರಿನ ಮಾಣಿಕ್ಯಪುರ ಬಳಿ ಬೆಳಕಿಗೆ ಬಂದಿದೆ. ಗುಂಪೊಂದು ಪಾರ್ಟಿ ಮಾಡಿ ಕುಡಿದ ಮದ್ಯದ ಬಾಟಲಿ, ಪ್ಲಾಸ್ಟಿಕ್ ತಟ್ಟೆ, ಗ್ಲಾಸು, ತಿಂಡಿ–ತಿನಿಸುಗಳನ್ನು ರಾಶಿಗಟ್ಟಲೆ ಹಿನ್ನೀರಲ್ಲಿ ಬಿಸಾಡಿ ಹೋಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಮೈಸೂರು ಯುವ ಬ್ರಿಗೇಡ್ ಮತ್ತು ಎನ್‌ಐಇ–ಐಟಿ ವಿದ್ಯಾರ್ಥಿಗಳು ಸ್ಥಳಕ್ಕೆ ಧಾವಿಸಿ ಬಿದ್ದಿದ್ದ ಸಾವಿರಾರು ಬಿಯರ್ ಬಾಟಲಿ, ನೀರಿನ ಬಾಟಲಿ, ಊಟ–ತಿಂಡಿ ಪ್ಲೇಟ್‌ಗಳನ್ನು ತೆರವುಗೊಳಿಸಿ ಸ್ವಚ್ಛ ಮಾಡಿದ್ದಾರೆ.

ಮೀನಾಕ್ಷಿಪುರ ಗ್ರಾಮದ ಸಮೀಪ ಕೆಆರ್‌ಎಸ್ ಹಿನ್ನೀರು ಪ್ರದೇಶವು ಪಾರ್ಟಿ ಮಾಡುವವರಿಗೆ ಪಿಕ್‌ನಿಕ್ ತಾಣವಾಗಿದ್ದು, ಔತಣ ಕೂಟ ಮುಗಿದ ಮೇಲೆ ತ್ಯಾಜ್ಯ ಸ್ವಚ್ಛಗೊಳಿಸದೇ ಹೋಗುತ್ತಿರುವುದರಿಂದ ಅಲ್ಲಿನ ನೈಸರ್ಗಿಕ ಸೌಂದರ್ಯ ಹಾಳಾಗುತ್ತಿದೆ. ಬೇಸಾಯ ಮತ್ತು ಕುಡಿಯುವ ನೀರು ಪೂರೈಸುತ್ತಿರುವ ಕೆಆರ್‌ಎಸ್ ಜಲಾಶಯದ ಹಿನ್ನೀರನ್ನು ಅಭಿವೃದ್ಧಿಪಡಿಸದೇ ನಿರ್ಲಕ್ಷ್ಯ ವಹಿಸಿರುವುದರಿಂದ ಅದು ಮೋಜು–ಮಸ್ತಿ ತಾಣವಾಗಿದೆಯಲ್ಲದೇ, ಅನೈತಿಕ ಚಟುವಟಿಕೆಗಳ ಸ್ಥಳವಾಗಿದೆ ಎಂದು ಸ್ಥಳೀಯ ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.

ಹಿನ್ನೀರನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಿದಲ್ಲಿ ನೈಸರ್ಗಿಕ ವಾತಾವರಣವನ್ನು ಕಾಪಾಡುವ ಜೊತೆಗೆ ಸರ್ಕಾರಕ್ಕೆ ಆದಾಯವೂ ಕ್ರೋಢೀಕರಣವಾಗುತ್ತದೆ. ಆನಂದೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಮೀನಾಕ್ಷಿಪುರದ ಕೆಆರ್‌ಎಸ್ ಹಿನ್ನೀರು ಬರುತ್ತದೆ. ಆದರೆ, ಕುಡಿದು, ಊಟ ಮಾಡಿ ತ್ಯಾಜ್ಯ ಬಿಸಾಡಿ ಹೋಗುವವರ ವಿರುದ್ಧ ಯಾರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

70 ಮಂದಿಗೂ ಹೆಚ್ಚು ಯುವಕ–ಯುವತಿಯರು ಭಾನುವಾರ ಕೆಆರ್‌ಎಸ್ ಹಿನ್ನೀರಿನಲ್ಲಿ ಬಿದ್ದಿದ್ದ ಬಾಟಲಿ ಹಾಗೂ ತ್ಯಾಜ್ಯವನ್ನು ತೆರವುಗೊಳಿಸಿ ಸ್ಥಳವನ್ನು ಸ್ವಚ್ಛ ಮಾಡಿದ್ದಾರೆ. ಆನಂದೂರು ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಅನ್ನಪೂರ್ಣ, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಗಿರೀಶ್ ಹಾಗೂ ಗ್ರಾಮಸ್ಥರು ಈ ಸಂದರ್ಭ ಸ್ಥಳಕ್ಕೆ ತೆರಳಿ ಯುವಕರ ಈ ಕಾರ್ಯವನ್ನು ಶ್ಲಾಘಿಸಿದರು.

ರೌಡಿಶೀಟರ್ ಸೈಲೆಂಟ್ ಸುನೀಲ ಬಿಜೆಪಿ ಸೇರ್ಪಡೆ

ಚಾಮರಾಜಪೇಟೆಯಲ್ಲಿ ಜಮೀರ್ ವಿರುದ್ಧ ಸ್ಪರ್ಧಿಸಲು ತಯಾರಿ



ಬೆಂಗಳೂರು, ನ.28– ರೌಡಿಶೀಟರ್‌ಗಳಾದ ಸೈಲೆಂಟ್ ಸುನೀಲ ಮತ್ತು ಸೈಕಲ್ ರವಿ ಬಿಜೆಪಿ ಸೇರ್ಪಡೆಯಾಗುವುದರ ಮೂಲಕ ಭೂಗತ ಲೋಕದಿಂದ ರಾಜಕೀಯ ರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.

ಕಾಂಗ್ರೆಸ್‌ನ ಪ್ರಭಾವಿ ಶಾಸಕ ಜಮೀರ್ ಅಹ್ಮದ್ ವಿರುದ್ಧ ಚಾಮರಾಜಪೇಟೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸೈಲೆಂಟ್ ಸುನೀಲ ತಯಾರಿ ನಡೆಸಿದ್ದು, ಚಾಮರಾಜಪೇಟೆಯಲ್ಲಿ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ರಕ್ತದಾನ ಶಿಬಿರ ಏರ್ಪಡಿಸಿ, ತಾನು ರಾಜಕೀಯ ಪ್ರವೇಶಿಸಿರುವುದನ್ನು ಖಚಿತಪಡಿಸಿದ್ದಾನೆ.

ಕಳೆದ ನ.23ರಂದು ಬೆಂಗಳೂರು ಸಿಸಿಬಿ ಪೊಲೀಸರು ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಿದಾಗ ನಾಪತ್ತೆಯಾಗಿದ್ದ ಸೈಲೆಂಟ್ ಸುನೀಲ ಭಾನುವಾರ ಬಿಜೆಪಿ ಮುಖಂಡರ ನಡುವೆ ಪ್ರತ್ಯಕ್ಷವಾಗಿದ್ದು, ಪೊಲೀಸರನ್ನು ಅಣಕಿಸುವಂತಿತ್ತು ಎಂದು ಕೆಲವರು ವಿಶ್ಲೇಷಣೆ ಮಾಡಿದ್ದಾರೆ. ಸೈಲೆಂಟ್ ಸುನೀಲ ನಡೆಸಿದ ರಕ್ತದಾನ ಶಿಬಿರದಲ್ಲಿ ಬಿಜೆಪಿ ಸಂಸದರಾದ ತೇಜಸ್ವಿ ಸೂರ್ಯ, ಪಿ.ಸಿ. ಮೋಹನ್, ಶಾಸಕ ಉದಯ್ ಗರುಡಾಚಾರ್ ಭಾಗವಹಿಸುವ ಮೂಲಕ ಆತ ಬಿಜೆಪಿ ಕಾರ್ಯಕರ್ತ ಎಂಬುದನ್ನು ಬಿಂಬಿಸಿದ್ದಾರೆ.

ಸೈಲೆಂಟ್ ಸುನೀಲನ ವಿರುದ್ಧ ಯಾವುದೇ ಪ್ರಕರಣವಿಲ್ಲ: ಸಿಸಿಬಿ ಹುಡುಕುತ್ತಿದ್ದ ಸೈಲೆಂಟ್ ಸುನೀಲ ಬಿಜೆಪಿ ಮುಖಂಡರ ಜೊತೆ ಸಾರ್ವಜನಿಕವಾಗಿ ಪ್ರತ್ಯಕ್ಷವಾಗಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಸಿಬಿ ಜಂಟಿ ಆಯುಕ್ತ ಶರಣಪ್ಪ, ಸೈಲೆಂಟ್ ಸುನೀಲನ ವಿರುದ್ಧ ಸದ್ಯಕ್ಕೆ ಯಾವುದೇ ಪ್ರಕರಣ ಬಾಕಿ ಉಳಿದಿಲ್ಲ. ಆತನ ವಿರುದ್ಧ ವಾರೆಂಟ್ ಕೂಡ ಇಲ್ಲ. ರೌಡಿಶೀಟರ್‌ಗಳಾದ ಸೈಲೆಂಟ್ ಸುನೀಲ, ಸೈಕಲ್ ರವಿ, ಮುಲಾಮ, ರೋಹಿತ್ ಸೇರಿದಂತೆ ಹಲವರ ಮೇಲೆ ನಿಗಾ ಇಟ್ಟಿದ್ದೇವೆ. ಯಾರ್ಯಾರ ಮೇಲೆ ಕೇಸ್‌ಗಳಿವೆ ಎಂಬುದನ್ನು ಗಮನದಲ್ಲಿಟ್ಟು ಕೊಂಡು ಕೆಲಸ ಮಾಡುತ್ತಿದ್ದೇವೆ. ಕಳೆದ ವಾರ ಸಿಸಿಬಿ ರೌಡಿಗಳ ಮನೆ ಮೇಲೆ ದಾಳಿ ಮಾಡಿತ್ತು. ಈ ವೇಳೆ ಸೈಲೆಂಟ್ ಸುನೀಲ ಸೇರಿದಂತೆ ಕೆಲವರು ಮನೆಯಲ್ಲಿ ಇರಲಿಲ್ಲ. ಮನೆಯಲ್ಲಿ ಇದ್ದವರನ್ನು ವಶಕ್ಕೆ ಪಡೆದು ಎಚ್ಚರಿಕೆ ನೀಡಲಾಗಿದೆ. ನಾಪತ್ತೆಯಾಗಿದ್ದ 9 ರೌಡಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದರು.

ಸಚಿವ ಅಶ್ವಥ್‌ನಾರಾಯಣ ಸಮರ್ಥನೆ: ರೌಡಿಶೀಟರ್‌ಗಳಾದ ಸೈಲೆಂಟ್ ಸುನೀಲ ಮತ್ತು ಸೈಕಲ್ ರವಿ ಬಿಜೆಪಿ ಸೇರ್ಪಡೆಯನ್ನು ಸಚಿವ ಅಶ್ವಥ್‌ನಾರಾಯಣ ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಸಮಾಜದಲ್ಲಿ ಎಲ್ಲರಿಗೂ ಬಾಳಿ ಬದುಕುವ ಅವಕಾಶವಿದೆ. ಎಲ್ಲರಿಗೂ ರೌಡಿಶೀಟರ್ ಎಂದು ನಾಮಕರಣ ಮಾಡುವುದು ತಪ್ಪು. ಅಂತಹವರಿಗೆ ಉತ್ತಮವಾಗಿ ಬದುಕಲು ಅವಕಾಶ ನೀಡದೆ, ನಿಂದನೆ ಮಾಡುವುದು ಸರಿಯಲ್ಲ. ಕಾನೂನಿನಡಿ ಶಿಕ್ಷೆಯಾಗಿದ್ದರೆ ಪ್ರಶ್ನಿಸಬೇಕು. ಅದನ್ನು ಬಿಟ್ಟು ತಪ್ಪು–ಒಪ್ಪು ಇಲ್ಲದೆ ಆಪಾದನೆ ಮಾಡುವುದನ್ನು ಬಿಡಬೇಕು. ಒಂದು ವೇಳೆ ಶಿಕ್ಷೆಯಾಗಿದ್ದರೆ ಯಾರೂ ಅಮರ ಪರವಾಗಿ ಇರುವುದಿಲ್ಲ ಎಲ್ಲವನ್ನೂ ಬಿಟ್ಟು ಉತ್ತಮವಾಗಿ ಬದುಕುತ್ತೇನೆ ಎಂದಾಗ ನಾವು ಅವರನ್ನು ನಿಂದನೆ ಮಾಡದೆ, ಬದುಕಲು ಅವಕಾಶ ನೀಡಬೇಕು ಎಂದರು.

ಸುನೀಲ್ ಮುಂದೆ ಪೊಲೀಸರೇ ಸೈಲೆಂಟ್; ಕಾಂಗ್ರೆಸ್ ಟೀಕೆ

ಬೆಂಗಳೂರು, ನ.28– ಬಿಜೆಪಿ ನಾಯಕರಿದ್ದ ವೇದಿಕೆಯಲ್ಲಿ ರೌಡಿಶೀಟರ್ ಸೈಲೆಂಟ್ ಸುನೀಲ ಕಾಣಿಸಿಕೊಂಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ನೆಟ್ಟಿಗರು ನಾನಾ ರೀತಿಯಲ್ಲಿ ರಾಜ್ಯ ರಾಜಕೀಯವನ್ನು ವಿಶ್ಲೇಷಿಸುತ್ತಿದ್ದಾರೆ. ಇದರಿಂದ ಕಾಂಗ್ರೆಸ್‌ಗೆ ಹೊಸ ಅಸ್ತ್ರ ಸಿಕ್ಕಿದಂತಾಗಿದ್ದು, ಬಿಜೆಪಿ ವಿರುದ್ಧ ಟೀಕಾ ಪ್ರಹಾರ ನಡೆಸಿದೆ.

'ಬಿಜೆಪಿಯ ಕೃಪಾಕಟಾಕ್ಷದಿಂದ ಸೈಲೆಂಟ್ ಸುನೀಲ್ ಎಂಬ ರೌಡಿ ಮುಂದೆ ಈಗ ಪೊಲೀಸರೇ ಸೈಲೆಂಟ್ ಆಗಿದ್ದಾರೆ. ಸೈಲೆಂಟ್ ಸುನೀಲನಿಗೆ ಪೊಲೀಸರು ಹುಡುಕುತ್ತಿರಲಿಲ್ಲವೇ ಬಿಜೆಪಿ ನಾಯಕರೊಂದಿಗೆ ವೇದಿಕೆಯಲ್ಲಿದ್ದಾಗ ಅಲ್ಲಿ ಪೊಲೀಸರಿರಲಿಲ್ಲವೇ ಬಂಧಿಸದಂತೆ ಪೊಲೀಸರನ್ನು ತಡೆದವರು ಯಾರು? ಪೊಲೀಸರಿಗಿಂತ ರೌಡಿಗಳೇ ಪ್ರಭಾವಿಗಳಾದರೆ?' ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಕಾಂಗ್ರೆಸ್ ಪ್ರಶ್ನಿಸಿದೆ.

'ಕ್ರಿಮಿನಲ್‌ಗಳೊಂದಿಗೆ ಬಿಜೆಪಿಯ ನೆಂಟಸ್ತಿಕೆ ಇರುವಾಗ ರಾಜ್ಯದಲ್ಲಿ ಅಪರಾಧ ಪ್ರಕರಣ ಸಂಖ್ಯೆ ಏರದಿರುತ್ತದೆಯೇ? ರೌಡಿಗಳನ್ನು ಹಿಡಿಯುವ ಯೋಗ್ಯತೆ ನಿಮ್ಮ ಇಲಾಖೆಗೆ ಇಲ್ಲವೇ ಅಥವಾ ನೀವೇ ಪೊಲೀಸರನ್ನು ಕಟ್ಟಿಹಾಕಿದ್ದೀರಾ?' ಎಂದು ಗೃಹ ಸಚಿವರನ್ನು ಪ್ರಶ್ನಿಸಿರುವ ಕಾಂಗ್ರೆಸ್, ಸಿಸಿಬಿ ಪೊಲೀಸರ ಕೈಗೆ ಸಿಗದ ರೌಡಿ ಸೈಲೆಂಟ್ ಸುನೀಲ, ಬಿಜೆಪಿ ನಾಯಕರ ಕೈಗೆ ಸಿಕ್ಕಿದ್ದು ಹೇಗೆ ಎಂದು ಪ್ರಶ್ನಿಸಿದೆ. ವಾಂಟೆಡ್ ಲಿಸ್ಟ್‌ನಲ್ಲಿರುವ ರೌಡಿ ಪೊಲೀಸರ ಕೈಗೆ ಸಿಗುವುದಿಲ್ಲ, ಆದರೆ ಬಿಜೆಪಿ ನಾಯಕರ ಜೊತೆಯಲ್ಲಿರುತ್ತಾನೆ! ಕಳ್ಳರು, ಸುಳ್ಳರು, ಭ್ರಷ್ಟರು, ರೌಡಿಗಳು ಎಲ್ಲರಿಗೂ ಒಂದೇ ಸೂರು– ಬಿಜೆಪಿ. ಪೊಲೀಸರು ಹುಡುಕುತ್ತಿದ್ದ ರೌಡಿಯ ಜೊತೆಗೆ ನಿಮ್ಮ ನಾಯಕರಿಗೆ ಏನು ಕೆಲಸ? ಆತನ ಬಂಧನ ಆಗದಿರುವ ಹಿಂದೆ ಬಿಜೆಪಿ ಕೈವಾಡವಿದೆಯೇ ಎಂದು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ.

ಪಾಂಡವಪುರದಲ್ಲಿ ವೇದ ಚಿತ್ರದ ಹಾಡು ಬಿಡುಗಡೆ

ಪುನೀತೋತ್ಸವದ ಮೂಲಕ ಅಪ್ಪು ನೆನೆದ ಶಾಸಕ ಸಿ.ಎಸ್.ಪುಟ್ಟರಾಜುಗೆ ಧನ್ಯವಾದ ಅರ್ಪಿಸಿದ ಶಿವಣ್ಣ





ಪಾಂಡವಪುರ, ನ.28– ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಹಾಗೂ ಪುನೀತೋತ್ಸವ ಕಾರ್ಯಕ್ರಮದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ 125ನೇ ಸಿನಿಮಾ 'ವೇದ' ಚಿತ್ರದ ಹಾಡು ಬಿಡುಗಡೆ ಮಾಡಲಾಯಿತು.

ಅಮೆರಿಕಾ ಕನ್ನಡ ಒಕ್ಕೂಟಗಳ ಅಧ್ಯಕ್ಷ ಅಮರನಾಥ್ ಗೌಡ ಹಾಗೂ ಶಾಸಕ ಸಿ.ಎಸ್.ಪುಟ್ಟರಾಜು ಕಾರ್ಯಕ್ರಮ ಉದ್ಘಾಟಿಸಿದರು. ಈ ವೇಳೆ ಗಾಯಕ ವಿಜಯ್ ಪ್ರಕಾಶ್ ಬೊಂಬೆ ಹೇಳುತ್ತೇನೆ... ಗೀತೆ ಹಾಡಿದರು, ಸಂಗೀತ ಮಾಂತ್ರಿಕ ಅರ್ಜುನ್ ಜನ್ಯ ಝೇಂಕಾರಿ ಹಾಡುಗಳನ್ನು ಹಾಡುವ ಮೂಲಕ ಪ್ರೇಕ್ಷಕರನ್ನು ರಂಜಿಸಿದರು. ಖ್ಯಾತ ಗಾಯಕಿ ಮಂಗ್ಲಿ 'ವೇದ' ಗಿಲ್ಲಕ್ಕೋ ಶಿವ ಗಿಲ್ಲಕ್ಕೋ... ಹಾಗೂ ರಾಬರ್ಟ್ ಚಿತ್ರದ ಕಣ್ಣು ಹೊಡೆಯೋಕೆ... ಗೀತೆ ಹಾಡಿದರು. ಅಂತಿಮವಾಗಿ ಪುಟ್ಟರಾಜು ವಿಜಯ್ ಪ್ರಕಾಶ್ ಜೊತೆಗೂಡಿ ಅಶ್ವಮೇಧ ಚಿತ್ರದ 'ಹೃದಯ ಸಮುದ್ರ ಕಲ್ಕಿ'... ಗೀತೆ ಹಾಡುವ ಮೂಲಕ ಸಾರ್ವಜನಿಕರನ್ನು ರಂಜಿಸಿದರು. ಮಜಾಭಾರತ ಖ್ಯಾತಿಯ ಜಗ್ಗಣ್ಣ ಮತ್ತು ತಂಡದ ಹಾಸ್ಯ ಕಾರ್ಯಕ್ರಮ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲುವಂತೆ ಮಾಡಿತು. ನಟಿಯರಾದ ವೈಷ್ಣವಿಗೌಡ, ಶರ್ಮಿತಾ ಗೌಡರಿಂದ ಮನಮೋಹಕ ನೃತ್ಯ ಪ್ರದರ್ಶನ ಮೂಡಿ ಬಂತು. ರುದ್ರ ಮತ್ತು ತಂಡದಿಂದ ಮಸ್ತ್ ಡ್ಯಾನ್ಸ್ ಪ್ರದರ್ಶನಗೊಂಡಿತು.

ವೇದ ಚಿತ್ರದ ಹಾಡು ಬಿಡುಗಡೆ: ಕಾರ್ಯಕ್ರಮದಲ್ಲಿ ಗೀತಾ ಶಿವರಾಜ್‌ಕುಮಾರ್ ಬ್ಯಾನರ್‌ನಲ್ಲಿ ನಿರ್ಮಾಣಗೊಂಡಿರುವ 'ವೇದ' ಚಿತ್ರದ 'ಯಾವನೋ ಇವನು ಗಿಲ್ಲಕ್ಕೋ... ಏಳೇಳು ಬೆಟ್ಟ ದಾಟಿಕೊಂಡು ಬಂದ ಗಿಲ್ಲಕ್ಕೋ ಶಿವ ಗಿಲ್ಲಕ್ಕೋ'... ಹಾಡು ಬಿಡುಗಡೆ ಮಾಡಲಾಯಿತು. ವೇದಿಕೆಯಲ್ಲಿ ನಟ ಶಿವರಾಜ್ ಕುಮಾರ್ 'ಒಂದು ಒಳ್ಳೇ ಸೂಚನೆ ಹಸ್ತು ಎನ್ನಿ ಸುಮ್ಮನೆ.... ಎಂಬ ಹಾಡು ಹೇಳುವ ಮೂಲಕ ಎಲ್ಲರನ್ನು ರಂಜಿಸಿದರು. ಬಳಿಕ ಪ್ರೇಕ್ಷಕರ ಒತ್ತಾಯದ ಮೇರೆಗೆ 'ಟಗರು' ಸಿನಿಮಾದ ಟಗರು ಬಂತು ಟಗರು ಹಾಡಿಗೆ ಡ್ಯಾನ್ಸ್ ಮಾಡಿದರು.

ನಟ ಶಿವರಾಜ್ ಕುಮಾರ್ ಮಾತನಾಡಿ, ಕನ್ನಡ ರಾಜ್ಯೋತ್ಸವದ ಅಂಗವಾಗಿ ಪುನೀತೋತ್ಸವ ಆಚರಿಸುವ ಮೂಲಕ ಅಪ್ಪು ನೆನೆಯುವ ಕೆಲಸ ಮಾಡುತ್ತಿರುವ ಶಾಸಕ ಪುಟ್ಟರಾಜು ಅವರಿಗೆ ಧನ್ಯವಾದಗಳು. ಶಾಸಕ ಪುಟ್ಟರಾಜಣ್ಣ ನಮ್ಮ ಅಪ್ಪರು, ನಮಗೂ ಅವರಿಗೂ ಸಾಕಷ್ಟು ವಿಶ್ವಾಸವಿದೆ. ನಿರ್ದೇಶಕ ಎ.ಹರ್ಷ, ಅರ್ಜುನ್ ಜನ್ಯ ಕಾಂಬಿನೇಷನ್‌ನಲ್ಲಿ ಮಾಡಿರುವ ವೇದ ಸಿನಿಮಾ ಸೂಪರ್ ಹಿಟ್ ಆಗಲಿದೆ ಎನ್ನುವ ವಿಶ್ವಾಸವಿದೆ. ನಾವು ಮೂವರು ಸೇರಿ ಮಾಡಿರುವ ಸಿನಿಮಾಗಳು ಯಶಸ್ಸು ಕಂಡಿವೆ. ವೇದ ಸಿನಿಮಾ ಒಂದು ವಿಭಿನ್ನ ಸಿನಿಮಾ ಆಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

'ವೇದ' ಸಿನಿಮಾವನ್ನು ನಮ್ಮ ಗೀತಾ ಪಿಚ್ಚರ್ ಹಾಗೂ ಝೀ ಸಿನಿಮಾ ಸೇರಿ ಮೊದಲ ಬಾರಿಗೆ ನಿರ್ಮಿಸಲಾಗಿದೆ. ವೇದ ಸಿನಿಮಾದ ಮೊದಲ ಹಾಡನ್ನು ಪಾಂಡವಪುರದಲ್ಲಿ ಬಿಡುಗಡೆ ಮಾಡಿದ್ದೇವೆ. ಸಿನಿಮಾದಲ್ಲಿ ಇನ್ನೂ ಐದಾರು ಹಾಡುಗಳಿದ್ದು ಎಲ್ಲವೂ ಸೂಪರ್ ಹಿಟ್ ಆಗಲಿವೆ. ನಾವು ಸಿನಿಮಾವನ್ನು ತುಂಬಾ ಇಷ್ಟಪಟ್ಟು ಪ್ರೀತಿಯಿಂದ ಮಾಡಿದ್ದೇವೆ. ಸಿನಿಮಾದಲ್ಲಿ ಸಾಕಷ್ಟು ಕೆಲಸ ಮಾಡಿದ್ದೇವೆ. ಸಿನಿಮಾ ಡಿ.23ಕ್ಕೆ ಬಿಡುಗಡೆಯಾಗಲಿದ್ದು ಎಲ್ಲರೂ ಪ್ರೋತ್ಸಾಹಿಸಬೇಕು. ಅಪ್ಪು ನಮ್ಮೆಲ್ಲರ ಪ್ರೀತಿ ಅಪ್ಪು ಸದಾ ನಮ್ಮ ಮನದಲ್ಲಿ ಇರುತ್ತಾನೆ ಎಂದರು.

ಗೀತಾ ಶಿವರಾಜ್‌ಕುಮಾರ್, ಝೀ ಸಿನಿಮಾ ಸಂಸ್ಥೆ ಲಕ್ಷ್ಮೀ ಹಾಗೂ ನಿರ್ದೇಶಕ ಹರ್ಷ ಪತ್ನಿ ಸಿತಾರ ಹರ್ಷ ಮಾತನಾಡಿದರು. ವೇದಿಕೆಯಲ್ಲಿ 'ವೇದ' ಚಿತ್ರದ ನಾಯಕಿ ಗಾನವಿ, ಕಾಪಿರೈಟಾದ ಶ್ವೇತ ಚಂಗಪ್ಪ, ವೀಣಾ, ಚಲುವ ರಾಜು, ವಿನಯ್ ಸೇರಿದಂತೆ ಹಲವರಿದ್ದರು. ಇದೇ ವೇಳೆ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ದಂಪತಿಯನ್ನು ಸನ್ಮಾನಿಸಲಾಯಿತು.

ಕಿಕ್ಕಿರಿದ ಕ್ರೀಡಾಂಗಣ, ನೂಕುನುಗ್ಗಲು: ಪುನೀತೋತ್ಸವ ಕಡೆ ದಿನದ ಕಾರ್ಯಕ್ರಮ ವೀಕ್ಷಣೆಗೆ ಜನಸಾಗರವೇ ಹರಿದು ಬಂತು. ಸಂಜೆ 4 ಗಂಟೆಯಿಂದಲೇ ಕ್ರೀಡಾಂಗಣದತ್ತ ನುಗ್ಗಿ ಬಂದ ಜನರು, ರಾತ್ರಿಯಾದರೂ ಆಗಮಿಸುತ್ತಲೇ ಇದ್ದರು. ಕ್ರೀಡಾಂಗಣ ಸಂಪೂರ್ಣ ಭರ್ತಿಯಾಗಿ ನೂಕು ನುಗ್ಗಲು ಉಂಟಾಯಿತು. ತಕ್ಷಣ ಎಚ್ಚೆತ್ತ ಶಾಸಕ ಸಿ.ಎಸ್.ಪುಟ್ಟರಾಜು ಕ್ರೀಡಾಂಗಣದ ಬಾಗಿಲು ಮುಚ್ಚಿಸಿ ಸಾರ್ವಜನಿಕರಿಗೆ ಎಲ್‌ಇಡಿ ಸ್ಕ್ರೀನ್ ಹಾಕಿ ಕಾರ್ಯಕ್ರಮ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟರು.

ರೌಡಿಶೀಟರ್ ಅರುಣ್ ಹತ್ಯೆ ಪ್ರಕರಣ

7 ಮಂದಿ ಆರೋಪಿಗಳ ಬಂಧನ


ಪುಟ್ಟಸ್ವಾಮಿ


ದೊಡ್ಡಯ್ಯ


ಅರವಿಂದ್


ರಾಘವೇಂದ್ರ


ದೇವರಾಜು


ಚಂದು


ಅಭಿ

ಭಾರತೀನಗರ, ನ.28– ಇತ್ತೀಚೆಗೆ ದೊಡ್ಡರಸಿನಕೆರೆಯಲ್ಲಿ ನಡೆದ ರೌಡಿಶೀಟರ್ ಅರುಣ್ ಅಲಿಯಾಸ್ ಕಪ್ಪೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಆರೋಪಿಗಳನ್ನು ಕೆ.ಎಂ.ದೊಡ್ಡಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ದೊಡ್ಡರಸಿನಕೆರೆ ಗ್ರಾಮದ ದೊಡ್ಡಯ್ಯ, ದೇವರಾಜು, ಅಭಿ ಅಲಿಯಾಸ್ ಗಾಂಜಾ, ಪುಟ್ಟಸ್ವಾಮಿ ಅಲಿಯಾಸ್ ಬೆಲ್ಲ ಅರವಿಂದ್, ಚಂದು ಅಲಿಯಾಸ್ ಚಂದ್ರು, ರಾಘವೇಂದ್ರ ಬಂಧಿತ ಆರೋಪಿಗಳು.

ವಿವರ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಅರುಣ ಹಾಗೂ ದೊಡ್ಡಯ್ಯ, ದೇವರಾಜು ನಡುವೆ ಭಾನುವಾರ (ನ.20)ಸಂಜೆ ಗ್ರಾಮದಲ್ಲಿ ಜಗಳ ನಡೆದು, ಅರುಣನ ಮೇಲೆ ದೇವರಾಜು ಮತ್ತು ದೊಡ್ಡಯ್ಯ ಹಲ್ಲೆ ನಡೆಸಿದ್ದರು. ಹಲ್ಲೆಯಿಂದ ಗಾಯಗೊಂಡಿದ್ದ ಅರುಣ ಕೆ.ಎಂ.ದೊಡ್ಡಿ ಆಸ್ಪತ್ರೆಗೆ ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಆತನನ್ನು ಹಿಂಬಾಲಿಸಿದ ದೇವರಾಜು ಹಾಗೂ ದೊಡ್ಡಯ್ಯ ಸೇರಿದಂತೆ 7 ಮಂದಿ ಆರೋಪಿಗಳು ವಿಶ್ವನಾಡಿ ಚಕ್ಕೆ ಸಿಕ್ಕಿಸುವ ಕೊಂಡಿಯಿಂದ ಅರುಣನ ಮೇಲೆ ಮತ್ತೆ ಹಲ್ಲೆ ನಡೆಸಿದರು. ತೀವ್ರ ಗಾಯಗೊಂಡು ಅಸ್ವಸ್ಥನಾಗಿ ಕುಸಿದು ಬಿದ್ದಿದ್ದ ಆತನಿಗೆ ಭಾರತೀನಗರದ ಜಿ.ಮಾದೇಗೌಡ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅರುಣ ಸೋಮವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಕೆ.ಎಂ.ದೊಡ್ಡಿ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ಮದ್ದೂರು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಕರ್ತವ್ಯ ಲೋಪ: ಪೇದೆ ಅಮಾನತು

ಭಾರತೀನಗರ, ನ.28– ಇತ್ತೀಚೆಗೆ ದೊಡ್ಡರಸಿನಕೆರೆಯಲ್ಲಿ ನಡೆದ ರೌಡಿಶೀಟರ್ ಅರುಣ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಕಲೆಹಾಕದೆ ಕರ್ತವ್ಯ ಲೋಪವೆಸಗಿದ ಕೆ.ಎಂ.ದೊಡ್ಡಿ ಠಾಣೆ ಪೇದೆ ಎಲ್.ಆರ್. ಚೇತನ್ ಅವರನ್ನು ಅಮಾನತು ಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಆದೇಶ ಹೊರಡಿಸಿದ್ದಾರೆ.



ಇಲ್ಲಿನ ಮುಟ್ಟನಹಳ್ಳಿ, ದೊಡ್ಡರಸಿನಕೆರೆ, ಚಿಕ್ಕಮರೀಗೌಡನ ದೊಡ್ಡಿ ಅಸುಪಾಸಿನ ಗ್ರಾಮಗಳಲ್ಲಿ ಬೀಟ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎನ್.ಆರ್.ಚೇತನ್, ರೌಡಿಶೀಟರ್ ಅರುಣ್ ಕೊಲೆಗೆ ಮುನ್ನಾ ನಡೆದ ಗುಂಪು ಘರ್ಷಣೆ ವೇಳೆ ಮುಂಜಾಗ್ರತಾ ಕ್ರಮವಾಗಿ ಮಾಹಿತಿ ಕಲೆಹಾಕದೆ ಕರ್ತವ್ಯ ಲೋಪ ಎಸಗಿರುವ ಹಿನ್ನೆಲೆಯಲ್ಲಿ ಚೇತನ್‌ರನ್ನು ಅಮಾನತುಗೊಳಿಸಲಾಗಿದೆ.

ಬಿ.ಸಿ.ಚನ್ನೇಗೌಡ ನಿಧನ



ಕೆ.ಆರ್.ಪೇಟೆ, ನ.28– ತಾಲೂಕಿನ ಶಿಕ್ಷಣ ತಜ್ಞ ಭೈರಾಪುರ ಬಿ.ಸಿ.ಚನ್ನೇಗೌಡ(88) ಸೋಮವಾರ ಮುಂಜಾನೆ ನಿಧನರಾದರು. ಮೃತರು ಪತ್ನಿ ಜಯಮ್ಮ, ಪುತ್ರ ಪ್ರಗತಿಪರ ರೈತ ಪುರುಷೋತ್ತಮ್, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಗುಡ್ಡೇನಹಳ್ಳಿ ಬಳಿಯ ಮೃತರ ತೋಟದಲ್ಲಿ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಂಸದೆ ಸುಮಲತಾ ಆಪ್ತ ಸಚ್ಚಿದಾನಂದ ಸೇರಿ ಹಲವರು ಬಿಜೆಪಿಗೆ



ಶ್ರೀರಂಗಪಟ್ಟಣ, ನ.28– ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕಮಲ ಅರಳಿಸಲು ಮಾಸ್ಟರ್ ಪ್ಲಾನ್ ಮಾಡಿಕೊಂಡಿರುವ ಬಿಜೆಪಿ ಹಲವು ಪ್ರಮುಖ ಮುಖಂಡರನ್ನು ಸೋಮವಾರ ಪಕ್ಷಕ್ಕೆ ಬರಮಾಡಿಕೊಂಡಿದೆ.

ಬೆಂಗಳೂರಿನ ಮಲ್ಲೇಶ್ವರಂನ ಪಕ್ಷದ ಕಚೇರಿಯಲ್ಲಿ ಸಚಿವರಾದ ಅಶ್ವಥ್ ನಾರಾಯಣ್, ಕೆ.ಗೋಪಾಲಯ್ಯ, ನಾರಾಯಣಗೌಡ, ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ ಮತ್ತು ಎಂಎಲ್‌ಸಿ ಸಿ.ಪಿ. ಯೋಗೇಶ್ವರ್ ಸಮ್ಮುಖದಲ್ಲಿ ಸಂಸದೆ ಸುಮಲತಾ ಆಪ್ತ ಇಂಡುವಾಳು ಸಚ್ಚಿದಾನಂದ ಎಸ್.ಎಲ್. ಲಿಂಗರಾಜು, ನಾಗಮಂಗಲದ ಸಮಾಜ ಸೇವಕ ಫೈಟರ್ ರವಿ, ಲಿಂಗರಾಜು ಇನ್ನಿತರರು ಬಿಜೆಪಿ ಬಾವುಟ ಹಿಡಿಯುವ ಮೂಲಕ ಪಕ್ಷಕ್ಕೆ ಸೇರ್ಪಡೆಗೊಂಡರು.

ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ ಮಾತನಾಡಿ, ಮಂಡ್ಯದಲ್ಲಿ ಪಕ್ಷಕ್ಕೆ ಶಕ್ತಿ ತುಂಬಲು ಹೊಸ ಪ್ರಯತ್ನ ನಡೆಯುತ್ತಿದೆ. ಸಚ್ಚಿದಾನಂದ ಸೇರಿದಂತೆ ಹಲವರ ಸೇರ್ಪಡೆಯಿಂದ ಮಂಡ್ಯ ಭಾಗದಲ್ಲಿ ಬಿಜೆಪಿಗೆ ದೊಡ್ಡ ಶಕ್ತಿ ಬಂದಿದೆ. ಮಂಡ್ಯದಲ್ಲಿ ಇವಾಗ ಒಬ್ಬರು ಎಂಎಲ್‌ಎ ಇದ್ದಾರೆ. ಮುಂದೆ ಏಳಕ್ಕೆ ಏಳೂ ಶಾಸಕರು ಬಿಜೆಪಿಯಿಂದ ಆಯ್ಕೆ ಆಗುತ್ತಾರೆ ಎಂದರು.

ಸಚಿವ ನಾರಾಯಣಗೌಡ ಮಾತನಾಡಿ, ಇಡೀ ದೇಶದಲ್ಲೇ ಒಳ್ಳೆಯ ಪಕ್ಷ ಅಂದರೆ ಅದು ಬಿಜೆಪಿ. ಅದಕ್ಕಾಗಿ ನಾನು ಹಿಂದೆ ಜೆಡಿಎಸ್ ತೊರೆದು ಬಿಜೆಪಿ ಸೇರಿದೆ. ಆಗ ಮದ್ದೂರು ಸ್ವಾಮಿ ಸೇರಿದಂತೆ ಹಲವರು ನನ್ನ ಜೊತೆ ಬಿಜೆಪಿಗೆ ಬಂದರು. ಒಂದೂವರೆ ವರ್ಷದಿಂದ ಸಚ್ಚಿದಾನಂದನಿಗೆ ನಾವು ಗಾಳ ಹಾಕ್ತಿದ್ವಿ, ಆದರೆ ಕೊನೆಗೂ ಅವರು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದರು.

ಮಂಡ್ಯದಲ್ಲಿ ಬಿಜೆಪಿ ದೊಡ್ಡ ಮಟ್ಟಕ್ಕೆ ಬೆಳೆಯುತ್ತಿರುವುದು ಖುಷಿ ತರಿಸಿದೆ. ಮುಂದೆ ಏಳು ಸೀಟುಗಳನ್ನು ಗೆಲ್ಲುತ್ತೇವೆ. ನಾನು ಇಡೀ ಜಿಲ್ಲೆಯ ಸೇವಕನಾಗಿ ಕೆಲಸ ಮಾಡುತ್ತೇನೆ. ನಾವು ಕಾಂಗ್ರೆಸ್, ಜೆಡಿಎಸ್‌ಗೆ ಭಯ ಪಡುವ ಅವಶ್ಯಕತೆ ಇಲ್ಲ. ನೀವೆಲ್ಲರೂ ನಮ್ಮ ಜೊತೆ ಬಂದಿದ್ದು ನನಗೆ ದೊಡ್ಡ ಖುಷಿ ತಂದಿದೆ ಎಂದರು.

ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಮಾತನಾಡಿ, ಈ ಹಿಂದೆ ಮಂಡ್ಯ ಭಾಗದಲ್ಲಿ ಅಭ್ಯರ್ಥಿಗಳ ಕೊರತೆ ಇತ್ತು. ಆದರೆ ಈ ಬಾರಿ ಎಲ್ಲಾ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳು ಇರುವುದರಿಂದ ಕೊರತೆ ನೀಗಿದೆ. ಮಂಡ್ಯ ಜಿಲ್ಲೆಯಲ್ಲಿ ಪಕ್ಷ ಗಟ್ಟಿಯಾಗಬೇಕಾದರೆ ಸರ್ಕಾರದ ಯಂತ್ರ ಕೆಲಸ ಮಾಡಬೇಕು. ಮಂಡ್ಯ ಭಾಗದಲ್ಲಿ ಬರೀ ಭಾವನಾತ್ಮಕಕಾಗಿ ಗೆಲ್ಲೋಕೆ ಆಗಲ್ಲ, ಆದರೆ ಅಲ್ಲಿ ಅಭಿವೃದ್ಧಿ ಮೂಲಕ ಗೆಲ್ಲಬೇಕು ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಮಾತನಾಡಿ, ಮುಂದೆ ಮಂಡ್ಯದಲ್ಲಿ ಬಿಜೆಪಿ ಗೆಲ್ಲಿಸುವ ಕೆಲಸ ಮಾಡಬೇಕು. ನಾವು ಶಾಸಕರಾಗಿ ರಾಜೀನಾಮೆ ಕೊಟ್ಟು ಬಂದಿದ್ದೇವೆ. ಇವಾಗ ನಮಗೆ ಖುಷಿ ಇದೆ. ನಮ್ಮ ಶಾಸಕರು ಇದ್ದರೆ ಮಾತ್ರ ನಮ್ಮ ಪಕ್ಷದ ಕಾರ್ಯಕರ್ತರ ರಕ್ಷಣೆ ಮಾಡೋಕೆ ಸಾಧ್ಯ. ಹೀಗಾಗಿ ಇನ್ನೂ 6 ತಿಂಗಳು ನೀವೆಲ್ಲರೂ ಹಗಲು ರಾತ್ರಿ ಕೆಲಸ ಮಾಡಬೇಕು ಎಂದರು.

ಇತರ ಮುಖಂಡರು ಬಿಜೆಪಿ ಸೇರ್ಪಡೆ: ಸ್ಥಳೀಯ ಮುಖಂಡರಾದ ಜಿಪಂ ಮಾಜಿ ಸದಸ್ಯರಾದ ರಾಮಲಿಂಗಯ್ಯ, ಮಮತಾ, ನಾಗರತ್ನ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮತ್ತು ತಾಪಂ ಮಾಜಿ ಅಧ್ಯಕ್ಷ ರಾಮೇಗೌಡ, ತಾಪಂ ಮಾಜಿ ಸದಸ್ಯ ನಂದಮಣಿ, ಯೋಗಾನಂದ ಪಟೇಲ್, ಲಕ್ಷ್ಮಮ್ಮ, ಇಂಡುವಾಳು ಗ್ರಾಪಂ ಅಧ್ಯಕ್ಷ ಮುನಿಸ್ವಾಮಿ, ಬೇವಿನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಮಹೇಶ್, ಸೂನಗಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ರಾಮಚಂದ್ರ ಪಕ್ಷ ಸೇರಿದ ಪ್ರಮುಖರು.

ದೇಶದ ಆರ್ಥಿಕತೆಯ ರಕ್ಷಕ ಆರ್‌ಬಿಐ

ಸಿಎಂ ಬಸವರಾಜ ಬೊಮ್ಮಾಯಿ ಅಭಿಮತ

ಬೆಂಗಳೂರು, ನ.28 (ಕೆಎಂಶಿ)–ಆರ್.ಬಿ.ಐ ದೇಶದ ಆರ್ಥಿಕತೆಯ ರಕ್ಷಕನಂತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಅವರು ಇಂದು ಭಾರತೀಯ ರಿಸರ್ವ್ ಬ್ಯಾಂಕಿನ ಪರಿಶಿಷ್ಟ ಜಾತಿ / ಪಂಗಡ ವರ್ಗದ ನೌಕರರ ಸಂಘದ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಆರ್‌ಬಿಐ ತನ್ನದೇ ಆದ ಇತಿಹಾಸ ಹೊಂದಿದೆ. ಸ್ವತಂತ್ರ ಪೂರ್ವದಿಂದ ಭಾರತದ ಬ್ಯಾಂಕಿಂಗ್ ವ್ಯವಸ್ಥೆಯನ್ನು ಸಂಪೂರ್ಣವಾಗಿ ನಿಯಂತ್ರಣ ಮಾಡಿ, ದೇಶದ ಆರ್ಥಿಕತೆಯನ್ನು ನಿಯಂತ್ರಣ ಮಾಡುತ್ತಿರುವ ಆರ್.ಬಿ.ಐ ಸಂವಿಧಾನ ದಿನಾಚರಣೆ ಆಚರಿಸುತ್ತಿರುವುದು ಸಂತಸದ ಸಂಗತಿ. ಸಂವಿಧಾನ ಪ್ರಜಾಪ್ರಭುತ್ವವನ್ನು ಕಾಪಾಡಿಕೊಂಡು ಬಂದಿದೆ. ಇಷ್ಟು ದೊಡ್ಡ ಜನಸಂಖ್ಯೆ, ವೈವಿಧ್ಯಮಯ ಸಂಸ್ಕೃತಿ, ಭಾಷೆಗಳಿರುವ ದೇಶ ಒಂದು ಸಂವಿಧಾನವನ್ನು ಒಪ್ಪಿ, ಒಂದು ರಾಷ್ಟ್ರ, ಪ್ರಜಾಪ್ರಭುತ್ವವಾಗಿ ಗಣತಂತ್ರವಾಗಿ ಒಗ್ಗೂಡಿ ಕೆಲಸ ಮಾಡುತ್ತಿರುವುದು ಇಂದಿನ ಕಾಲದಲ್ಲಿ ಒಂದಿ ಅದ್ಭುತವೇ ಸರಿ ಎಂದರು.

ಆರ್ಥಿಕತೆಯಲ್ಲಿ ಕೇವಲ ಫಲಿತಾಂಶಗಳಿವೆ. ಫಲಿತಾಂಶ ಪಡೆಯಲು ಯೋಜನೆ, ಕ್ರಿಯೆ ಹಾಗೂ ಗುರಿ ಇರಬೇಕು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲವು ಸವಾಲುಗಳಿವೆ. ಆದರೆ ಆರ್ಥಿಕತೆಯನ್ನು ಸರಿದೂಗಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಕೋವಿಡ್ ನಂತರದಲ್ಲಿ ಆರ್ಥಿಕತೆಯಲ್ಲಿ ಪುಟಿದೆದ್ದಿರುವ ಕೆಲವೇ ರಾಷ್ಟಗಳಲ್ಲಿ ನಮ್ಮ ದೇಶವೂ ಒಂದು. ಪ್ರಧಾನಮಂತ್ರಿಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದು ಆರ್ಥಿಕತೆಗೆ ವೇಗ ನೀಡಿದ್ದಾರೆ. ಜನರ ಆಶೋತ್ತರಗಳನ್ನು ಈಡೇರಿಸಲು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದಾರೆ ಎಂದರು.



ಆರ್‌ಬಿಐ ಭಾರತದ ಆರ್ಥಿಕತೆಯಲ್ಲಿ ಮಹತ್ವದ ಪಾತ್ರ ವಹಿಸಿದೆ. ಸಾಮಾಜಿಕ ನ್ಯಾಯ ದೊರಕಿಸಲು ಆರ್ಥಿಕತೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅಂಬೇಡ್ಕರ್ ಅವರು ಅರಿತೇ ಆರ್.ಬಿ.ಐ ಹುಟ್ಟುಹಾಕಿದರು. ಮುಂದಿನ 25 ವರ್ಷಗಳ ಅಮೃತ ಕಾಲದಲ್ಲಿ ವಿಶ್ವದಲ್ಲಿಯೇ ನಂಬರ್ 1 ದೇಶವಾಗುವತ್ತ ನಾವು ಶ್ರಮಿಸಬೇಕು ಎಂದು ತಿಳಿಸಿದರು.


ಆರ್.ಬಿ. ಐ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದೆ. ಉನ್ನತ ಮಟ್ಟದ ಧ್ಯೇಯ, ತತ್ವವನ್ನಿಟ್ಟುಕೊಂಡು ಕಾನೂನು ಮತ್ತು ಸಂವಿಧಾನದ ಅನುಗುಣವಾಗಿ ಕೆಲಸ ಮಾಡುತ್ತಿರುವುದರಿಂದ ಭಾರತ ದೇಶದ ಆರ್ಥಿಕತೆ ಸಧೃಢವಾಗಿ ಬೆಳೆಯುತ್ತಿದೆ. ಇದು ನಮ್ಮ ಸಂವಿಧಾನದಿಂದ ಸಾಧ್ಯವಾಗಿದೆ. ಕಾರ್ಯಾಂಗ, ನ್ಯಾಯಾಂಗ ಯಾವುದೇ ರಂಗವಿದ್ದರೂ ಸಂವಿಧಾನಬದ್ಧವಾಗಿ ನಡೆದುಕೊಂಡಾಗ ಮಾತ್ರ ನ್ಯಾಯ ನೀತಿಯಿಂದ ಇರುತ್ತದೆ. ಸಂವಿಧಾನ ಶ್ರೇಷ್ಠ ಗ್ರಂಥ. ಜಗತ್ತಿನ ಎಲ್ಲಾ ತತ್ತ್ವಗಳನ್ನು ಆಯ್ದು ಅದರ ಉತ್ಕೃಷ್ಟ ಗುಣಗಳನ್ನು ಸೇರಿಸಿ ಸಂವಿಧಾನವಾಗಿದೆ. ಸಮಾನ ಅವಕಾಶಗಳನ್ನು ನೀಡುವ ಸಂವಿಧಾನದಿಂದಲೇ ಸ್ವತಂತ್ರ ಭಾರತ ತನ್ನ ಶಕ್ತಿಯನ್ನು ಪಡೆಯುತ್ತದೆ ಎಂದರು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸಂವಿಧಾನವೇ ನನ್ನ ಧರ್ಮಗ್ರಂಥ ಎಂದಿದ್ದಾರೆ. ಸಂವಿಧಾನವನ್ನು ಅಕ್ಷರಶಃ ಪಾಲಿಸುವುದೇ ನಾವು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ನೀಡುವ ನಿಜ ಗೌರವ ಎಂದರು.

ಅಂಬೇಡ್ಕರ್ ಅವರ ಬದುಕಿನ ಪಯಣ ನೋವಿನಿಂದ ಕೂಡಿದ್ದರೂ ತನ್ನ ಜನಾಂಗದವರಿಗೆ ಪರಿಹಾರ ಹಾಗೂ ನ್ಯಾಯ ಒದಗಿಸಲು ಶ್ರಮಿಸಿದರು. ನಮ್ಮ ಸಂವಿಧಾನ ಅತ್ಯಂತ ಜೀವಂತವಾಗಿರುವ ಸಂವಿಧಾನ. ಸಂವಿಧಾನವನ್ನು ಕಾಲಕಾಲಕ್ಕೆ ಬದಲಾವಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದ್ದಾರೆ. ಅತಿಹೆಚ್ಚು ತಿದ್ದುಪಡಿಗಳಾಗಿರುವ ಸಂವಿಧಾನ ವಿಶ್ವದಲ್ಲಿಯೇ ಅತ್ಯುತ್ತಮ ಸಂವಿಧಾನ ಎಂದು ಗುರುತಿಸಲಾಗಿದೆ. ಆದ್ದರಿಂದಲೇ 130 ಕೋಟಿ ಜನರಿರುವ ದೇಶ ಒಂದು ರಾಷ್ಟ್ರವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕೊಡುಗೆ ಅಪಾರವಾಗಿದೆ.

ಆರ್ಥಿಕತೆ ಜನರ ಬದುಕಿನ ಮೇಲೆ ಪರಿಣಾಮ ಬೀರುತ್ತದೆ. ಉತ್ತಮ ಆರ್ಥಿಕತೆ ವ್ಯಕ್ತಿಯ ಪ್ರಗತಿಗೂ ಕಾರಣವಾಗುತ್ತದೆ ಎಂದರು. ಆದ್ದರಿಂದ ಆರ್.ಬಿ.ಐ ಆರ್ಥಿಕತೆಯನ್ನು ಮುನ್ನಡೆಸುವ ನಾಯಕ. ಪಾಶ್ಚಿಮಾತ್ಯ ಆರ್ಥಿಕತೆ ಹಣದುಬ್ಬರ ಹಾಗೂ ಆರ್ಥಿಕ ಹಿಂಜರಿತವನ್ನು ಅನುಭವಿಸುತ್ತಿದೆ. ಆದರೆ ನಮ್ಮಲ್ಲಿ ಆರ್.ಬಿ.ಐ ಸಂಸ್ಥೆಯ ಆರ್ಥಿಕ ನಿರ್ವಹಣೆಯಿಂದ ಉತ್ತಮ ಆರ್ಥಿಕ ವ್ಯವಸ್ಥೆ ಇದೆ ಎಂದರು. ಇಡೀ ಪ್ರಪಂಚ ಆರ್ಥಿಕ ಹಿಂಜರಿತ ಅನುಭವಿಸುತ್ತಿದ್ದರೆ, ನಮ್ಮಲ್ಲಿ ಶೇ 7 ರಷ್ಟು ಬೆಳವಣಿಗೆ ಯಾಗಿದೆ ಎಂದರು. ಸರ್ಕಾರ, ಆರ್.ಬಿ.ಐ ಸಂಬಂಧ ಅತ್ಯಗತ್ಯವಾಗಿದ್ದು, ದೇಶ ತನ್ನ ಗುರಿ ಸಾಧಿಸಲು ಇದು ಮುಖ್ಯ. ಆರ್.ಬಿ.ಐ ಯಾವಾಗಲೂ ಸರ್ಕಾರದ ಗುರು ಸಾಧನೆಗೆ ಬೆನ್ನೆಲುಬಾಗಿ ನಿಂತಿದೆ. ಇದರಿಂದಾಗಿ ಆರ್ಥಿಕತೆಯೂ ಬಹಳ ಗಟ್ಟಿಯಾಗಿದೆ ಎಂದರು.

ಸಯ್ಯಾಜಿರಾವ್ ರಸ್ತೆಯಲ್ಲಿ ಸಂಚಾರ ಅಧ್ವಾನ

ಎರಡು ಬದಿ ವಾಹನ ಪಾರ್ಕಿಂಗ್‌ನಿಂದ ಪಾದಚಾರಿಗಳು ಹೈರಾಣ



ಮೈಸೂರು, ನ.28(ಜಿಎ)– ಸಯ್ಯಾಜಿರಾವ್ ರಸ್ತೆಯೂ ವಾಹನಗಳ ಪಾರ್ಕಿಂಗ್ ಲಾಟ್ ಆಗಿ ಮಾರ್ಪಾಡಾಗುತ್ತಿದ್ದು, ಕಾರುಗಳ ಕಾರುಬಾರು ಒಂದು ಕಡೆಯಾದರೆ, ಮತ್ತೊಂದೆಡೆ ಆಟೋಗಳ ಆಟಾಟೋಪದಿಂದ ಸಾರ್ವಜನಿಕರು ನಿತ್ಯ ಕಿರಿಕಿರಿ ಅನುಭವಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ.

ನಗರದ ದೇವರಾಜ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆ, ಕೆ.ಆರ್.ಆಸ್ಪತ್ರೆ ರಸ್ತೆಗಳಲ್ಲಿ ದಿನವಿಡೀ ಸಾವಿರಾರು ವಾಹನಗಳು ಸಂಚರಿಸುತ್ತವೆ. ಆದರೆ, ಈ ರಸ್ತೆಗಳು ವಾಹನಗಳ ಪಾರ್ಕಿಂಗ್ ಪಾಯಿಂಟ್ ಆಗಿ ಪರಿವರ್ತನೆಗೊಳ್ಳುತ್ತಿದೆ. ವಾಹನ ಸವಾರರು ವಾಹನಗಳನ್ನು ಎಲ್ಲಿ ಪಾರ್ಕಿಂಗ್ ಮಾಡಬೇಕು ಎಂಬ ಗೊಂದಲದಿಂದ ಪಾರ್ಕಿಂಗ್ ಎಂದರೆ ಎಲ್ಲೆಂದರಲ್ಲಿ ಅಡ್ಡಾದಿಡ್ಡಿಯಾಗಿ ನಿಲ್ಲಿಸಬಹುದೆಂದು ಭಾವಿಸಿ, ತಮ್ಮ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಇದರಿಂದ ಇತರರಿಗೆ ಕಿರಿಕಿರಿ ಉಂಟಾಗುತ್ತಿದೆ.

ಪಾರ್ಕಿಂಗ್ ಸ್ಥಳವಾದ ರಸ್ತೆ : ದೇವರಾಜ ಮಾರುಕಟ್ಟೆಯ ಮುಂಭಾಗದ ರಸ್ತೆ (ಸಯ್ಯಾಜಿರಾವ್ ರಸ್ತೆ)ಯಲ್ಲಿ ದಿನ ಯಾವುದೇ ಸಂದರ್ಭದಲ್ಲಿ ಗಮನಿಸಿದರೂ ರಸ್ತೆಯ ಇಬ್ಬದಿಯಲ್ಲಿ ಕಾರುಗಳು ಒಂದು ಕಡೆಯಾದರೆ, ಮತ್ತೊಂದೆಡೆ ಆಟೋಗಳು ಸರದಿ ಸಾಲಿನಲ್ಲಿ ನಿಲುಗಡೆಯಾಗಿ ಇಡೀ ರಸ್ತೆಯೇ ಪಾರ್ಕಿಂಗ್ ಸ್ಥಳವಾಗಿ ಪರಿವರ್ತನೆಯಾಗಿದೆ. ಈ ರಸ್ತೆಯಂತೂ ಎಲ್ಲಾ ಸಮಯದಲ್ಲಿಯೂ ಬ್ಯುಸಿಯಾಗಿರುತ್ತದೆ. ಕೆ.ಆರ್. ವೃತ್ತದಿಂದ ಮೂಲಕ ಬರುವ ವಾಹನಗಳು ಇಲ್ಲಿ ಬಂದು ಜಾಮ್ ಆಗುತ್ತಿವೆ.

ಕಾರುಗಳಲ್ಲಿ ಮಾರುಕಟ್ಟೆಗೆ ಬರುವವರು ಕಾರು ನಿಲ್ಲಿಸಿ, ಹೋದರೆ ಬರುವುದು ಹಲವು ಗಂಟೆ. ಸಂಚಾರಿ ನಿಯಮಗಳನ್ನು ಗಾಳಿಗೆ ತೂರುವುದು ಒಂದು ಕಡೆಯಾದರೆ, ಮತ್ತೊಂದೆಡೆ ಈ ನಡೆಯಿಂದ ಬೇರೆಯವರಿಗೆ ತೊಂದರೆಯಾಗುತ್ತದೆ ಎಂಬ ಕನಿಷ್ಠ ಜ್ಞಾನ ಇಲ್ಲದೆ ಇರುವುದರಿಂದ ನಿತ್ಯ ಸಮಸ್ಯೆಯಾಗುತ್ತಿದೆ.

ಒಂದೆಡೆ ಕಾರ್‌ಗಳಿಂದ ಈ ರೀತಿ ತೊಂದರೆ ಎದುರಾಗುತ್ತಿದ್ದರೆ, ಕೆಲ ಆಟೋ ಚಾಲಕರು ಈ ರಸ್ತೆಯುದ್ಧಕ್ಕೂ ಆಟೋ ನಿಲ್ದಾಣ ಮಾಡಿಕೊಂಡಿದ್ದಾರೆ. ಮಾರುಕಟ್ಟೆಗೆ ಬರುವ ಜನರನ್ನು ಪಿಕ್ ಅಪ್ ಮಾಡಲು ರಸ್ತೆ ಎರಡು ಭಾಗಗಳಲ್ಲಿ ಆಟೋಗಳನ್ನು ನಿಲ್ಲಿಸಿಕೊಂಡು ಬಾಡಿಗೆದಾರರಿಗೆ ಕಾಯುತ್ತಿರುತ್ತಾರೆ. ಸಂಚಾರಿ ದಟ್ಟಣೆ ಇರುವ ರಸ್ತೆಯಲ್ಲಿಯೇ ಅಡ್ಡಾ ದಿಡ್ಡಿಯಾಗಿ ಆಟೋ ಚಾಲನೆ ಮಾಡುವುದು ಸರ್ವೇ ಸಾಮಾನ್ಯವಾಗಿದ್ದು, ಇದರಿಂದ ಕೆಲವೊಂದು ಅಪಘಾತ ಸಂಭವಿಸಿರುವ ಉದಾಹರಣೆಗಳಿವೆ.

ಪಾದಚಾರಿಗಳಿಗೆ ನಿತ್ಯವೂ ಕಿರಿಕಿರಿ : ಸಯ್ಯಾಜಿರಾವ್ ರಸ್ತೆಯ ಎರಡು ಭಾಗದ ಫುಟ್‌ಪಾತ್‌ಗಳನ್ನು ವ್ಯಾಪಾರಿಗಳು ಆಕ್ರಮಿಸಿಕೊಂಡಿರುವುದರಿಂದ ಪಾದಚಾರಿಗಳು ಫುಟ್‌ಪಾತ್‌ನಲ್ಲಿ ಸಂಚರಿಸುವುದನ್ನು ಬಿಟ್ಟು ರಸ್ತೆಗಳನ್ನು ಅವಲಂಭಿಸಿದ್ದಾರೆ. ಆದರೆ, ರಸ್ತೆಯೂ ಸಂಪೂರ್ಣ ವಾಹನಗಳಿಂದ ತುಂಬಿರುವುದರಿಂದ ಪಾದಚಾರಿಗಳು ನಿತ್ಯವೂ ಕಿರಿಕಿರಿ ಅನುಭವಿಸುವಂತಾಗಿದೆ.

ಸಂಬಂಧಪಟ್ಟ ಅಧಿಕಾರಿಗಳು ಈ ರಸ್ತೆಯ ಅವ್ಯವಸ್ಥೆಯನ್ನು ಗಮನಿಸಿ, ಸೂಕ್ತ ಕ್ರಮ ವಹಿಸದಿದ್ದರೆ, ಅನೇಕ ಅನಾಹುತಕ್ಕೆ ದಾರಿ ಮಾಡಿಕೊಟ್ಟಂತೆ ಆಗಲಿದೆ. ಇದೇ ರಸ್ತೆಯಲ್ಲಿ ಪಾಲಿಕೆ ವತಿಯಿಂದ ನಿರ್ಮಿಸಿರುವ ಅಂಡರ್ ಪಾಸ್ ನಿರುಪಯುಕ್ತವಾಗಿದ್ದು, ವರ್ಷದ 365 ದಿನಗಳು ಬೀಗ ಹಾಕಿದಂತೆ ಇರುತ್ತದೆ. ಇದರ ಒಳಗಡೆ ಮಾತ್ರ ಮಳೆ ನೀರು ಶೇಖರಣೆಗೊಂಡು ಗಬ್ಬು ನಾರುತ್ತಿದ್ದು, ಇದರ ಲೋಪಗಳನ್ನು ಸರಿಪಡಿಸಿ ಸಾರ್ವಜನಿಕರ ಬಳಕೆ ನೀಡಿ ದರೆ ಸೂಕ್ತ ಎಂದು ಸಾರ್ವಜನಿಕರು 'ಮೈಸೂರು ಮಿತ್ರ'ನಲ್ಲಿ ಅಳಲು ತೋಡಿಕೊಂಡಿದ್ದಾರೆ.

ಮೈಸೂರಲ್ಲಿ ಸ್ವಾಗತ ಕಮಾನುಗಳ ಯುಗಾರಂಭ...!

ಪೈಪೋಟಿಯಲ್ಲಿ ಬಡಾವಣೆಗಳ ಹೆಬ್ಬಾಗಿಲು ನಿರ್ಮಾಣ ಭರಾಟೆ

ಮೈಸೂರು, ನ.28(ಜಿಎ)– ಮೈಸೂರಿನಲ್ಲಿ ತಲೆ ಎತ್ತುತ್ತಿವೆ ಮತ್ತಷ್ಟು ಅತ್ಯಾಕರ್ಷಕ ಸ್ವಾಗತ ಕಮಾನುಗಳು... ಒಂದಕ್ಕಿಂತ ಒಂದು ಸುಂದರ, ಆಕರ್ಷಣೀಯ...

ಹೌದು! ಅರಮನೆ ನಗರಿ ಮೈಸೂರಿನ ಪ್ರಮುಖ ಬಡಾವಣೆಗಳಲ್ಲಿ ಸ್ವಾಗತ ಕಮಾನುಗಳ ನಿರ್ಮಾಣ ಸಾಗುತ್ತಿದ್ದು, ತಮ್ಮ ಬಡಾವಣೆಗೆ ಆಗಮಿಸುವವರಿಗೆ ಭವ್ಯ ಸ್ವಾಗತ ಕೋರಲು ಸಿದ್ಧತೆ ನಡೆಸಿದಂತೆ ಗೋಚರವಾಗುತ್ತಿದೆ.

'ಹೆಬ್ಬಾಳಿನ ಹೆಬ್ಬಾಗಿಲು', 'ಗೋಕುಲಂ ಸ್ವಾಗತ ಕಮಾನು', 'ಬೃಂದಾವನ ಬಡಾವಣೆಗೆ ಸ್ವಾಗತ', ಅಭಿಷೇಕ್ ಸರ್ಕಲ್‌ನಲ್ಲಿ ಮಂಚೇಗೌಡನ ಕೊಪ್ಪಲು ಸ್ವಾಗತ ಕಮಾನು ಸೇರಿದಂತೆ ನಗರದ ವಿವಿಧೆಡೆ ಈಗಾಗಲೇ ನಿರ್ಮಿಸಿರುವ ಸ್ವಾಗತ ಕಮಾನುಗಳು ಎಲ್ಲರನ್ನು ಆಕರ್ಷಿಸುತ್ತಿದ್ದು, ಕುಂಬಾರ ಕೊಪ್ಪಲು, ಮೇಟಗಳ್ಳಿ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಮತ್ತಷ್ಟು ಕಮಾನುಗಳು ನಿರ್ಮಾಣದ ಹಂತದಲ್ಲಿವೆ.

ಮೈಸೂರು ಮಹಾನಗರ ಪಾಲಿಕೆ ಸದಸ್ಯರ ಕೋರಿಕೆ ಮೇರೆಗೆ ಪಾಲಿಕೆ ವಲಯ ಕಚೇರಿ ಅಧಿಕಾರಿಗಳು ಸ್ವಾಗತ ಕಮಾನುಗಳನ್ನು ಅಂದಾಜು 10 ಲಕ್ಷರೂ. ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿದ್ದು, ಅದರಂತೆ (ವಾರ್ಡ್ ನಂ.6) ಎಸ್‌ಬಿಎಂ ಮಂಜು ಅವರ ಕೋರಿಕೆ ಮೇರೆಗೆ ಪಾಲಿಕೆಯ ವಲಯ ಕಚೇರಿ–4 ವತಿಯಿಂದ 6,35,000 ರೂ. ವೆಚ್ಚದಲ್ಲಿ ಅಳವಡಿಸಿರುವ ಸ್ವಾಗತ ಕಮಾನು ನೆಲಮಟ್ಟದಿಂದ 24 ಅಡಿ ಎತ್ತರವಿದೆ. ಚಿನ್ನದ ಬಣ್ಣದಿಂದ ಕೂಡಿದ ಪ್ಲೇಟ್‌ನಲ್ಲಿ ಅಕ್ಷರ ಜೋಡಿಸಿರುವುದರಿಂದ ರಾತ್ರಿ ವೇಳೆಯೂ ಆಕರ್ಷಕ ಹಾಗೂ ಪ್ರಕಾಶಮಾನವಾಗಿ ಗೋಚರಿಸಲಿದೆ.



ಪಾಲಿಕೆ ಸದಸ್ಯ ಪೈಲ್ವಾನ್ ಶ್ರೀನಿವಾಸ್ (ವಾರ್ಡ್ ನಂ.4)ಅವರ ಕೋರಿಕೆ ಮೇರೆಗೆ ಕೆಆರ್‌ಎಸ್ ರಸ್ತೆಯಿಂದ ಹೆಬ್ಬಾಳು ಸೇರುವ (ಡಾ.ಸುಧಾ ಮೂರ್ತಿ ರಸ್ತೆ) ರಸ್ತೆಯ ಆರಂಭದಲ್ಲಿ 'ಹೆಬ್ಬಾಳಿನ ಹೆಬ್ಬಾಗಿಲು' ಸ್ವಾಗತ ಕಮಾನನ್ನು ಇನ್ಫೋಸಿಸ್ ಪ್ರತಿಷ್ಠಾನದ ಡಾ.ಸುಧಾಮೂರ್ತಿ ಅವರು ಮಾರ್ಚ್ 26ರಂದು ಅನಾವರಣಗೊಳಿಸಿದ್ದರು. ಇದಕ್ಕೂ ಸಾರ್ವಜನಿಕರಿಂದ ಬಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಕೆಆರ್‌ಎಸ್ ರಸ್ತೆಯಿಂದ ಕುಂಬಾರ ಕೊಪ್ಪಲು ಗ್ರಾಮ ಸಂಪರ್ಕಿಸುವ (ಜಯದೇವ ಹೃದ್ರೋಗ ಆಸ್ಪತ್ರೆ ಪಕ್ಕದಲ್ಲಿ) ರಸ್ತೆಯ ಆರಂಭದಲ್ಲಿಯೇ ಹಿಂದೆ ಒಂದು ಸ್ವಾಗತ ಕಮಾನು ಅಳವಡಿಸಲಾಗಿತ್ತು. ಆದರೆ, ಈಗ ಲೋಕೋಪಯೋಗಿ ಇಲಾಖೆ ವತಿಯಿಂದ ಬೃಹತ್ ಸ್ವಾಗತ ಕಮಾನು ನಿರ್ಮಾಣಕ್ಕೆ ಕಾಮಗಾರಿ ಆರಂಭಿಸಿ, ಎರಡು ಕಡೆ ಪಿಲ್ಲರ್‌ಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಹಾಗೇ ಪಾಲಿಕೆ ವತಿಯಿಂದ ಮೇಟ್ಟಗಳ್ಳಿ ಬಳಿ (ಪಾಸ್ ಪೋರ್ಟ್ ಸೇವಾ ಕೇಂದದ್ರ ಮುಂಭಾಗ) ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ಸ್ವಾಗತ ಕಮಾನು ನಿರ್ಮಾಣವಾಗುತ್ತಿದ್ದು, ಒಂದು ಹಂತದ ಕಾಮಗಾರಿ ಮುಗಿದಿದೆ.

> **"ಪಾಲಿಕೆ ವತಿಯಿಂದ ನಗರ ಪಾಲಿಕೆ ಸದಸ್ಯರಿಗೆ ನೀಡಿರುವ ವಾರ್ಡ್ ಅನುದಾನದಲ್ಲಿ ಅವರ ಕೋರಿಕೆ ಮೇರೆಗೆ ಸ್ವಾಗತ ಕಮಾನುಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಸುಮಾರು 8 ರಿಂದ 10 ಲಕ್ಷ ರೂ. ವೆಚ್ಚ ಮಾಡಲಾಗುತ್ತಿದೆ. ಈಗಾಗಲೇ ಅನೇಕ ಕಡೆ ನಿರ್ಮಾಣವಾಗಿದ್ದು, ಕೆಲವು ಕಡೆ ನಿರ್ಮಾಣ ಹಂತದಲ್ಲಿದೆ.**
> **–ಲಕ್ಷ್ಮಿಕಾಂತ ರೆಡ್ಡಿ, ಆಯುಕ್ತ, ಮೈಸೂರು ಮಹಾನಗರ ಪಾಲಿಕೆ**

ಕೆಆರ್‌ಎಸ್ ರಸ್ತೆ ಉದ್ದಕ್ಕೂ ನಾಲ್ಕು ಕಡೆ ಸ್ವಾಗತ ಕಮಾನುಗಳು ನಿರ್ಮಾಣವಾಗಲಿದ್ದು, ಚೆಲುವಾಂಬ ಪಾರ್ಕ್ ಬಳಿಯೂ ಕೆಲ ವರ್ಷಗಳ ಹಿಂದೆ ಸ್ವಾಗತ ಕಮಾನು ಅಳವಡಿಸಲಾಗಿದೆ. ಮೈಸೂರಿನ ಹಲವು ವಸತಿ ಬಡಾವಣೆಗಳಲ್ಲಿ ಪಾಲಿಕೆಯಿಂದ ಈ ಮಾದರಿಯ ಸ್ವಾಗತ ಕಮಾನುಗಳನ್ನು ಸ್ಥಾಪಿಸಲಾಗಿದೆ. ಇತ್ತೀಚೆಗೆ ನಿರ್ಮಿಸುತ್ತಿರುವ ಸ್ವಾಗತ ಕಮಾನುಗಳು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿವೆ.



ಕರ್ನಾಟಕ ರಾಜ್ಯ ಮುಕ್ತ ವಿವಿ ವತಿಯಿಂದ ಸಂವಿಧಾನ ದಿನಾಚರಣೆ ಅಂಗವಾಗಿ ಮಹಾರಾಜ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಡಾ.ಹನುಮಂತರಾಜು ಅವರಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಕರಾಮುವಿ ನೂತನ ಕುಲಸಚಿವ ಪ್ರೊ.ಕೆ.ಎಲ್.ಎನ್.ಮೂರ್ತಿ, ಹಣಕಾಸು ಅಧಿಕಾರಿ ಡಾ.ಎ.ಖಾದರ್ ಪಾಷ, ಪರೀಕ್ಷಾಂಗ ಕುಲಸಚಿವ ಡಾ.ಕೆ.ಬಿ.ಪ್ರವೀಣ, ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಂಯೋಜನಾಧಿಕಾರಿ ಡಾ.ಶಿವಕುಮಾರಸ್ವಾಮಿ, ಕಾನೂನು ವಿಭಾಗದ ಡಾ.ಜಾನ್ಹವಿ ಇತರರು ಭಾಗವಹಿಸಿದ್ದರು.

ಸಂತ್ರಸ್ತರಿಗೆ ಮನೆ, ಹದಗೆಟ್ಟ ರಸ್ತೆ ದುರಸ್ತಿಗೆ ಆಗ್ರಹಿಸಿ

ಮಡಿಕೇರಿಯಲ್ಲಿ ಜೆಡಿಎಸ್ ಪ್ರತಿಭಟನೆ

ವಾರದಲ್ಲಿ ಬೇಡಿಕೆ ಈಡೇರದಿದ್ದಲ್ಲಿ ಉಪವಾಸ ಸತ್ಯಾಗ್ರಹ



ಮಡಿಕೇರಿ,ನ.28– ಕೊಡಗಿನಲ್ಲಿ 2018 ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಲ್ಲಿ ನೆಲೆ ಕಳೆದುಕೊಂಡ ಕುಟುಂಬಗಳಿಗೆ ಮಡಿಕೇರಿ ನಗರದಂಚಿನ ಕೆ.ನಿಡುಗಣೆಯಲ್ಲಿ ನಿರ್ಮಿಸಲಾಗಿರುವ 70 ಮನೆಗಳನ್ನು ಇಲ್ಲಿಯವರೆಗೆ ಹಸ್ತಾಂತರಿಸದೆ ಇರುವ ಸರ್ಕಾರದ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಮತ್ತು ಜಿಲ್ಲೆಯ ರಸ್ತೆಗಳನ್ನು ಅಭಿವೃದ್ಧಿ ಪಡಿಸುವಂತೆ ಒತ್ತಾಯಿಸಿ ಜಿಲ್ಲಾ ಜಾತ್ಯತೀತ ಜನತಾದಳ, ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು.

ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಆಡಳಿತ ವ್ಯವಸ್ಥೆ ಕೊಡಗು ಜಿಲ್ಲೆಯನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಆರೋಪಿಸಿದರು.

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ನರಸಿಂಹಮೂರ್ತಿ ಮಾತನಾಡಿ, ಕೊಡಗು ಜಿಲ್ಲೆಯನ್ನು ದಕ್ಷಿಣದ ಕಾಶ್ಮೀರ ಎಂದು ಕರೆಯುತ್ತಾರೆ. ಆದರೆ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಜಿಲ್ಲೆಯ ಎಲ್ಲಾ ರಸ್ತೆಗಳು ಹದಗೆಟ್ಟಿದ್ದು, ಹೊರ ಜಿಲ್ಲೆ ಮತ್ತು ರಾಜ್ಯದ ಪ್ರಯಾಣಿಕರು ಬರಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು. ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ಮಳೆಹಾನಿ ಸಂತ್ರಸ್ತರಿಗಾಗಿ 850 ಮನೆಗಳನ್ನು ನಿರ್ಮಿಸಿಕೊಟ್ಟಿದ್ದಾರೆ. ಆದರೆ ಈಗಿನ ಸರ್ಕಾರಕ್ಕೆ ಮನೆ ಹಂಚಿಕೆ ಮಾಡಲು ಇನ್ನೂ ಕೂಡ ಸಾಧ್ಯವಾಗಿಲ್ಲ ಎಂದು ಟೀಕಿಸಿದರು.

ಮುಂದಿನ ಒಂದು ವಾರದೊಳಗೆ ಜಿಲ್ಲೆಯ ರಸ್ತೆಗಳ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡದಿದ್ದರೆ ಮತ್ತು ಸಂತ್ರಸ್ತರಿಗೆ ಮನೆಗಳನ್ನು ಹಂಚಿಕೆ ಮಾಡದಿದ್ದಲ್ಲಿ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುವುದು. ಅಲ್ಲದೆ ಜಿಲ್ಲಾ ಉಸ್ತುವಾರಿ ಸಚಿವರ ಕಾರಿಗೆ ಮುತ್ತಿಗೆ ಹಾಕಲಾಗುವುದು ಎಂದು ನರಸಿಂಹಮೂರ್ತಿ ಎಚ್ಚರಿಕೆ ನೀಡಿದರು.


ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಮಾತನಾಡಿ, ಪ್ರಾಕೃತಿಕ ವಿಕೋಪದಿಂದ ನೆಲೆ ಕಳೆದುಕೊಂಡವರಿಗಾಗಿ ಕೆ.ನಿಡುಗಣೆಯಲ್ಲಿ ಮನೆಗಳನ್ನು ನಿರ್ಮಾಣ ಮಾಡಿ ಹಲವು ತಿಂಗಳುಗಳೇ ಕಳೆದಿವೆ. ಆದರೆ ಬಿಜೆಪಿ ನೇತೃತ್ವದ ಸರ್ಕಾರ ರಾಜಕೀಯ ಲಾಭಕ್ಕಾಗಿ ಸಂತ್ರಸ್ತರ ಬಗ್ಗೆ ನಿರ್ಲಕ್ಷ್ಯ ತೋರುತ್ತಿದೆ ಎಂದು ಟೀಕಿಸಿದರು.

ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಜಿಲ್ಲೆಯ ರಸ್ತೆಗಳು ನಿರ್ವಹಣೆ ಇಲ್ಲದೆ ಸಂಪೂರ್ಣ ಹದಗೆಟ್ಟು ಹೋಗಿವೆ. ಮಡಿಕೇರಿ–ವಿರಾಜಪೇಟೆ, ವಿರಾಜಪೇಟೆ–ಸಿದ್ದಾಪುರ ರಸ್ತೆ, ಸೋಮವಾರಪೇಟೆ ರಸ್ತೆ ಹೀಗೆ ಜಿಲ್ಲೆಯ ಪ್ರಮುಖ ರಸ್ತೆಗಳು ಸಂಚಾರಕ್ಕೆ ಅಯೋಗ್ಯವಾಗಿ ಪರಿಣಮಿಸಿವೆ. ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಒಟ್ಟಿನಲ್ಲಿ ಕೊಡಗು ಜಿಲ್ಲೆಗೆ ನ್ಯಾಯ ಒದಗಿಸುವಲ್ಲಿ ರಾಜ್ಯ ಸರ್ಕಾರ ಮತ್ತು ಜಿಲ್ಲೆಯ ಆಡಳಿತ ಪಕ್ಷದ ಪ್ರತಿನಿಧಿಗಳು ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು. ಮನೆ ಹಂಚಿಕೆ ಮತ್ತು ರಸ್ತೆ ಅಭಿವೃದ್ಧಿ ಬಗ್ಗೆ ನಿರ್ಲಕ್ಷ್ಯ ತೋರಿದರೆ ಅಹೋರಾತ್ರಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಗಣೇಶ್ ಎಚ್ಚರಿಕೆ ನೀಡಿದರು.

ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಸಿ.ಸುನೀಲ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಪುಷ್ಪಾವತಿ, ಪ್ರಧಾನ ಕಾರ್ಯದರ್ಶಿ ಲೀಲಾ ಶೇಷಮ್ಮ, ಪ್ರಮುಖರಾದ ಗುಲಾಬಿ ಜನಾರ್ಧನ, ರುಬೀನಾ, ಪಾಣತ್ತಲೆ ವಿಶ್ವನಾಥ್, ಸಿ.ಎಲ್.ವಿಶ್ವ ಯೂಸುಫ್ ಕೊಂಡಂಗೇರಿ, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸಾಕ್ ಖಾನ್, ಕುಶಾಲನಗರ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಪಿ.ಡಿ.ರವಿ, ವಿರಾಜಪೇಟೆ ತಾಲ್ಲೂಕು ಅಧ್ಯಕ್ಷ ಪಿ.ಎ.ಮಂಜುನಾಥ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗಣೇಶ್, ಜಿಲ್ಲಾ ಯುವ ಜೆಡಿಎಸ್ ವಕ್ತಾರ ರವಿಕಿರಣ್ ರೈ, ನಗರಸಭಾ ಸದಸ್ಯ ಮುಸ್ತಫ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಡಳಿತಕ್ಕೆ ನೀಡಿದರು.

ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರ ಬ್ಯಾಗ್, ದ್ವಿಚಕ್ರ ವಾಹನ ಕಳವು

● ಆಸ್ಪತ್ರೆ ಸಿಬ್ಬಂದಿ ಸೋಗಿನಲ್ಲಿ ಬಂದು ಕಳ್ಳತನ ● ಸಿಸಿ ಕ್ಯಾಮರಾದಲ್ಲಿ ಕಳ್ಳನ ಚಲನ–ವಲನ ಸೆರೆ



ನಿರೀಕ್ಷಕ ಶ್ರೀನಿವಾಸ್ ಹಾಗೂ ಸಿಬ್ಬಂದಿ ಸಹಿತ ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಡಿಕೇರಿ,ನ.28– ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುವ 7 ಮಂದಿ ವೈದ್ಯರ ಬ್ಯಾಗ್ ಸಹಿತ ಒಂದು ದ್ವಿಚಕ್ರ ವಾಹನವನ್ನು ಕಳ್ಳನೊಬ್ಬ ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ. ಈ ಕುರಿತು ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಘಟನೆ ಹಿನ್ನೆಲೆ: ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ಆಸ್ಪತ್ರೆಯ ಸಿಬ್ಬಂದಿಯ ರೀತಿಯಲ್ಲಿ ಆಸ್ಪತ್ರೆಗೆ ಮಾಸ್ಕ್ ತೊಟ್ಟು ಬಂದ ಯುವಕನೊಬ್ಬ ಅಂದಾಜು 1 ಗಂಟೆಗಳ ಕಾಲ ವೈದ್ಯರು ಇಟ್ಟಿದ್ದ ಬ್ಯಾಗ್‌ಗಳ ಕೊಠಡಿಯ ಸುತ್ತಮುತ್ತ ಓಡಾಡಿದ್ದಾನೆ. ನಂತರ ಯಾರೂ ಇಲ್ಲದ ಸಮಯ ನೋಡಿಕೊಂಡು ಕೊಠಡಿಯಲ್ಲಿದ್ದ 7 ಬ್ಯಾಗ್‌ಗಳನ್ನು ಎಗರಿಸಿ ದ್ದಾನೆ. ಮಾತ್ರವಲ್ಲದೇ, ಎಲ್ಲಾ ಬ್ಯಾಗ್‌ಗಳನ್ನು ತಡಕಾಡಿ ಅದರಲ್ಲಿದ್ದ ಎಟಿಎಂ ಕಾರ್ಡ್‌ಗಳು ಹಾಗೂ ವಾಹನಗಳ ಕೀ ಎಗರಿಸಿದ್ದಾನೆ ಬ್ಯಾಗ್‌ನಲ್ಲಿ ಸಿಕ್ಕಿದ 1 ಕೀ ಬಳಸಿ ಆಸ್ಪತ್ರೆ ಆವರಣದಲ್ಲಿ ನಿಲ್ಲಿಸಿದ್ದ ಹೋಂಡ ಆಕ್ಟೀವ ದ್ವಿಚಕ್ರ ವಾಹನವನ್ನು ಕದ್ದು ಪರಾರಿಯಾಗಿದ್ದಾನೆ. ಈ ಎಲ್ಲಾ ದೃಶ್ಯಗಳು ಆಸ್ಪತ್ರೆಯ ಸಿ.ಸಿ. ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನಾ ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸ್ ವೃತ್ತ

ಕಳ್ಳತನ ಹೊಸದಲ್ಲ: ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಕಳ್ಳತನ ಘಟನೆ ನಡೆಯುತ್ತಿರುವುದು ಹೊಸದೇನಲ್ಲ. ಕೋವಿಡ್ ಮಹಾಮಾರಿ ಸಮಯದಲ್ಲೂ ಕೂಡ ಈ ರೀತಿಯ ಕಳ್ಳತನ ಪ್ರಕರಣಗಳು ನಡೆದಿವೆ. ಇದೀಗ ಮತ್ತೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಕಳ್ಳತನ ಪ್ರಕರಣಗಳು ನಡೆದಿದ್ದು, ಆತಂಕ ಮೂಡಿಸಿದೆ. ಜಿಲ್ಲಾ ಆಸ್ಪತ್ರೆಗೆ ಕೊಡಗು ಸೇರಿದಂತೆ ಪಿರಿಯಾಪಟ್ಟಣ, ಹುಣಸೂರು, ಹಾಸನ ಸೇರಿದಂತೆ ವಿವಿಧ ಭಾಗದಿಂದ ರೋಗಿಗಳು ಮತ್ತವರ ಸಂಬಂಧಿಕರು ಆಗಮಿಸುತ್ತಾರೆ. ಈ ಕಳ್ಳತನ ಪ್ರಕರಣಗಳಿಂದ ಆಸ್ಪತ್ರೆಯೂ ಸುರಕ್ಷಿತ ಸ್ಥಳವಲ್ಲ ಎಂಬ ಅನುಮಾನ ಮೂಡಿಸುತ್ತಿದೆ.

ನಾಳೆ ಡ್ರಂ ಸೀಡರ್‌ನಿಂದ ಬಿತ್ತಿದ ಭತ್ತದ ಬೆಳೆ ಕ್ಷೇತ್ರೋತ್ಸವ

ಮಡಿಕೇರಿ, ನ.28– ನಗರದ ಕೃಷಿ ವಿಸ್ತರಣಾ ಶಿಕ್ಷಣ ಘಟಕವು ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಹೋಬಳಿಯ ಹಾಲುಗುಂದ ಗ್ರಾಮದ ಪಂದಿಕಂಡ ಬಿ.ಜಯ ಬೋಪ್ಪಣ ಅವರ ಭತ್ತದ ಗದ್ದೆಯ ಆವರಣದಲ್ಲಿ 'ಡ್ರಂ ಸೀಡರ್ ಭತ್ತ ಬಿತ್ತನೆಯ ಭತ್ತದ ಬೆಳೆಯ ಕ್ಷೇತ್ರೋತ್ಸವ'ವು ನ.30 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ.

ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಭಾನ ಎಂ.ಶೇಖ್, ಮಡಿಕೇರಿ ವಿಸ್ತರಣಾ ಶಿಕ್ಷಣ ಘಟಕದ ವಿಸ್ತರಣಾ ಮುಖ್ಯಸ್ಥರಾದ ಡಾ.ಆರ್.ಎನ್.ಕೆಂಚರೆಡ್ಡಿ, ಬೇಸಾಯ ಶಾಸ್ತ್ರ ವಿಸ್ತರಣಾ ಘಟಕದ ವಿಷಯ ತಜ್ಞರಾದ ಡಾ.ಬಸವಲಿಂಗಯ್ಯ ಇತರರು ಪಾಲ್ಗೊಳ್ಳಲಿದ್ದಾರೆ.

ಮೂಕ ಪ್ರಾಣಿಯ ಮೇಲೆ ಲೈಂಗಿಕ ದೌರ್ಜನ್ಯ

ಸುಂಟಿಕೊಪ್ಪ ಬಳಿ ಅಮಾನವೀಯ ಘಟನೆ, ಆರೋಪಿ ಸೆರೆ

ಸುಂಟಿಕೊಪ್ಪ, ನ.28– ಸಣ್ಣ–ಪುಟ್ಟ ಮಕ್ಕಳು ಸೇರಿದಂತೆ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗುತ್ತಿರುವ ಅಮಾನವೀಯ ವ್ಯಕ್ತಿಗಳು ಈಗ ಮೂಕ ಪ್ರಾಣಿಗಳ ಮೇಲೂ ಲೈಂಗಿಕ ಕೃತ್ಯ ವೆಸಗಿರುವ ಘಟನೆ ವರದಿಯಾಗಿದ್ದು, ಇಡೀ ಮಾನವ ಕುಲಕ್ಕೆ ತಲೆ ತಗ್ಗಿಸುವಂತಾಗಿದೆ. ಇಂತಹ ಘಟನೆ ಸುಂಟಿಕೊಪ್ಪ ಬಳಿ ಬೆಳಕಿಗೆ ಬಂದಿದೆ.

ಮೇಯಲು ಬಿಟ್ಟಿದ್ದ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗುತ್ತಿದ್ದ ವ್ಯಕ್ತಿಯೊಬ್ಬನನ್ನು ಸ್ಥಳೀಯ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ವರದಿಯಾಗಿದೆ. ನ.27ರಂದು ಈ ಕೃತ್ಯ ಬೆಳಕಿಗೆ ಬಂದಿದ್ದು, ಪೊಲೀಸರು ಆರೋಪಿಯ ವಿರುದ್ಧ ಮೊಕದ್ದಮೆ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಸುಂಟಿಕೊಪ್ಪ ಸಮೀಪದ ಅಂದಗೋವೆ ಗ್ರಾಮದ ಸಿ.ಎ.ದೇವಯ್ಯ ಅವರಿಗೆ ಸೇರಿದ ಹಸುವನ್ನು ಮೇಯಲು ಬಿಟ್ಟಿದ್ದು ತಾವು ಸಂತೆಗೆ ಹೋಗಿ ವಾಪಾಸ್ಸು ಬರುವ ಸಂದರ್ಭ ತಮ್ಮ ಗದ್ದೆಯ ದಾರಿಯಲ್ಲಿ ಕೆಂಪು ಬಣ್ಣದ ಮೋಟಾರ್ ಬೈಕ್ ನಿಂತಿದ್ದನ್ನು ಗಮನಿಸಿದ್ದಾರೆ. ದೇವಯ್ಯ ಅವರು ಮನೆಗೆ ಹೋಗಿ ತಮ್ಮ ಬಟ್ಟೆ ಹಾಗೂ ಶೂಗಳನ್ನು ಬದಲಾಯಿಸಿ ಪವನ್ ಎಂಬವರೊಂದಿಗೆ ಮೇಯಲು ಬಿಟ್ಟಿದ್ದ ಹಸುವನ್ನು ವಾಪಾಸ್ಸು ಕೊಟ್ಟಿಗೆಗೆ ಕರೆತರಲು ಹೋದ ಸಂದರ್ಭ ಅಪರಿಚಿತ ವ್ಯಕ್ತಿಯೊಬ್ಬ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿರುವುದನ್ನು ನೋಡಿ ಆತನನ್ನು ಹಿಡಿದು ವಿಚಾರಿಸಿದಾಗ ಸುಂಟಿಕೊಪ್ಪ ಪಂಪ್‌ಹೌಸ್ ನಿವಾಸಿ ಎಂದು ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರಿಗೆ ದೂರು ನೀಡಿ ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದ್ದು, ಭಾರತೀಯ ದಂಡ ಸಂಹಿತೆ ಕಲಂ 377 ಪ್ರಕಾರ ಮೊಕದ್ದಮೆ ದಾಖಲಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ಸಂದರ್ಭ ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.

ಈ ಪೈಶಾಚಿಕ ಕೃತ್ಯದ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಆರೋಪಿಗೆ ಗರಿಷ್ಠ ಪ್ರಮಾಣದ ಶಿಕ್ಷೆಯಾಗುವ ಮೂಲಕ ಮುಂದೆಂದೂ ಈ ರೀತಿಯ ಅನಾಗರಿಕ ಮತ್ತು ಅನೈತಿಕ ಪ್ರಕರಣಗಳು ನಡೆಯದಂತಾಗಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಮೈಸೂರು ಸೇರಿ ಹಲವು ಕಡೆ ಕೊರಗಜ್ಜನ ಹೆಸರಲ್ಲಿ ದಂಧೆ

ಕೊರಗಜ್ಜನಿಗೆ ಅಪಚಾರ ಎಸಗುವಂತೆ ದೈವಾರಾಧನೆ

> ಮೈಸೂರು ವಿಭಾಗದಲ್ಲಿ ಇತ್ತೀಚೆಗೆ ನಡೆದ ದೈವಾರಾಧನೆಯಲ್ಲಿ ದೈವಕ್ಕೆ ನಿಂಬೆ ಹಣ್ಣು ಮಂತ್ರಿಸಿ ನೀಡುವುದು, ದೈವ ನರ್ತನದ ಸಂದರ್ಭದಲ್ಲಿ ಶಿಳ್ಳೆ ಹೊಡೆಯುವ ಘಟನಾವಳಿಗಳು ನಡೆದಿದ್ದರೆ, ದೊಡ್ಡಬಳ್ಳಾಪುರದಲ್ಲಿ ಗೂಗಲ್ ಪೇ ಮೂಲಕ ಹಣ ಪಡೆದು ದೈವಾರಾಧನೆಯ ಪ್ರಸಾದ ಕಳುಹಿಸುವ ಅತ್ಯಂತ ಕಳವಳಕಾರಿ ಘಟನೆಗಳು ನಡೆದಿದೆ. ದೈವಾರಾಧನೆ ಎನ್ನುವುದು ಹಣ ಮಾಡುವ ದಂಧೆಯಲ್ಲ. –ಪಿ.ಎಂ. ರವಿ

ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ರವಿ ಆರೋಪ

ಮಡಿಕೇರಿ,ನ.28– ಕರಾವಳಿಯ ದೈವಗಳನ್ನು ಆಧರಿಸಿ ಬೆಳ್ಳಿ ತೆರೆಗೆ ಬಂದ 'ಕಾಂತಾರ' ಚಲನ ಚಿತ್ರ ದೈವಾರಾಧನೆಯ ಮಹತ್ವ ಮತ್ತು ಸೂಕ್ಷ್ಮಗಳನ್ನು ಇಡೀ ನಾಡಿಗೆ ತೋರಿಸಿ ಕೊಟ್ಟ ಬೆನ್ನಲ್ಲೆ, ಇದೀಗ ಕಾರಣಿಕ ದೈವ 'ಕೊರಗಜ್ಜ'ನಿಗೆ ಅಪಚಾರ ಎಸಗುವಂತೆ ಹೊರ ಜಿಲ್ಲೆಗಳಲ್ಲಿ ದೈವಾರಾಧನೆಯನ್ನು ವ್ಯಾಪಾರೀಕರಣಕ್ಕೆ ಒಳಪಡಿಸಲಾಗುತ್ತಿರುವ ಬಗ್ಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಪಿ.ಎಂ. ರವಿ ಮತ್ತು ಜಿಲ್ಲೆಯ ದೈವಾರಾಧಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರವಿ, ದೈವಾರಾಧನೆ ಒಳಗೊಂಡಿರುವ ಕಟ್ಟುಪಾಡುಗಳು, ನೇಮ ನಿಯಮಗಳು, ಮೌಲ್ಯಗಳನ್ನು ಮೀರಿ ಮೈಸೂರು, ಬೆಂಗಳೂರು, ಶಿವಮೊಗ್ಗ, ದೊಡ್ಡಬಳ್ಳಾಪುರ ಮೊದಲಾದೆಡೆಗಳಲ್ಲಿ ಕೊರಗಜ್ಜನ ಆರಾಧನೆಯ ಹೆಸರಿನಲ್ಲಿ ಹಣ ಮಾಡುವ ದಂಧೆ ತಲೆ ಎತ್ತುತ್ತಿದ್ದು, ಇದು ಅತೀವ ನೋವನ್ನು ಉಂಟುಮಾಡಿದೆ ಎಂದು ಹೇಳಿದರು.

ತುಳುನಾಡು ಮತ್ತು ಕೊಡಗಿನ ನಡುವೆ ಅವಿನಾಭಾವ ಸಂಬಂಧವಿದ್ದು, ತುಳುನಾಡಿನ ಬಹಳಷ್ಟು ಮಂದಿ ಈ ಜಿಲ್ಲೆಯಲ್ಲಿ ನೆಲೆಸಿದ್ದಾರೆ. ಹೀಗಿದ್ದೂ ಜಿಲ್ಲೆಯಲ್ಲಿ ದೈವಾರಾಧನೆಯ ಮೂಲ ಪದ್ಧತಿ, ಸಂಪ್ರದಾಯಗಳಿಗೆ ಲೋಪವಿಲ್ಲದಂತೆ ನಡೆಸಿಕೊಳ್ಳಲಾಗುತ್ತಿದೆ. ಈ ಜಿಲ್ಲೆಯಲ್ಲಿ ನಡೆಯುವ ಹಲವು ದೈವಾರಾಧನೆಯ ಸಂದರ್ಭ ತುಳುನಾಡಿನ ದೈವ ನರ್ತಕರನ್ನು ಇಲ್ಲಿಗೆ ಕರೆಸಿ ನಂಬುಗೆಗಳಿಗೆ ಚ್ಯುತಿ ಬಾರದಂತೆ ನೋಡಿಕೊಳ್ಳಲಾಗುತ್ತಿದೆ. ಇದನ್ನು ಮೀರಿ ಹೊರ ಜಿಲ್ಲೆಗಳಲ್ಲಿ ದೈವಾರಾಧನೆ ನಡೆಯುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಬೆಂಬಲ ಸರಿಯಲ್ಲ: ದೈವಾರಾಧನೆಯ ಕೋಲ ಎನ್ನುವುದನ್ನು 'ಮೇಳ' ಎಂದು, ಅಗೇಲು ಸೇವೆಯನ್ನು 'ಅಗಲು ಸೇವೆ' ಎಂದು ಅಪಭ್ರಂಶಗೊಳಿಸಲಾಗುತ್ತಿದೆ ಎಂದು ರವಿ ತೀವ್ರ ಆಕ್ರೋಶ ವ್ಯಕ್ತಪಡಿ ಸಿದರು. ಇಂತಹ ಆಚರಣೆಗಳಿಗೆ ವಿಚಾರದ ಅರಿವಿಲ್ಲದ ವಿಚಾರವಾದಿಗಳ, ಬುದ್ಧಿ ಇಲ್ಲದ ಬುದ್ಧಿಜೀವಿಗಳ ಮತ್ತು ಪ್ರಗತಿಪರರು ಎಂದು ಕರೆಸಿಕೊಳ್ಳುವವರ ಬೆಂಬಲ ಸರಿಯಲ್ಲ ಎಂದರು.

ವಿಜೃಂಭಣೆ ಬೇಡ: ಕಾಂತಾರ ಚಲನ ಚಿತ್ರದ ಬಳಿಕ ದೈವಾರಾಧನೆಯ ಮಹತ್ವ ಜಗತ್ತಿಗೆ ತಿಳಿಯುವುದರೊಂದಿಗೆ, ದೈವನರ್ತಕರಿಗೆ ಮಾಸಾಶನದ ನೆರವನ್ನು ಸರಕಾರ ಒದಗಿಸಿರುವುದು ಒಳ್ಳೆಯ ಬೆಳವಣಿಗೆ. ಆದರೆ, ಪವಿತ್ರ ದೈವಾರಾಧನೆಯ ಪವಿತ್ರ ಆರಾಧನೆಯಲ್ಲಿ ವಿಜೃಂಭಣೆ ಬೇಡವೆಂದು ಪಿ.ಎಂ.ರವಿ ಹೇಳಿದರು. ಕೊಡಗು ಜಿಲ್ಲೆಯಲ್ಲಿರುವ ದೈವಾರಾಧಕರು ಮತ್ತು ದೈವನರ್ತಕರ ಸಭೆಯೊಂದನ್ನು ಸದ್ಯದಲ್ಲೇ ಕರೆಯಲು ಉದ್ದೇಶಿಸಲಾಗಿದೆ. ಆ ಮೂಲಕ ದೈವಾರಾಧನೆಯ ಕ್ರಮಗಳನ್ನು ಕಟ್ಟು ನಿಟ್ಟಾಗಿ ಮುನ್ನಡೆಸಿಕೊಂಡು ಹೋಗುವ ಪ್ರಯತ್ನ ನಡೆಸಲಿರುವುದಾಗಿ ರವಿ ತಿಳಿಸಿದರು.

ಪರಂಪರೆ ಮುಂದುವರೆಸುವವರ್‍ಯಾರು?: ಕೊರಗಜ್ಜ ದೈವಾರಾಧಕ ಕೆದಕಲ್‌ನ ಕೆ.ಎಂ.ಉಮೇಶ್ ಮಾತನಾಡಿ, ಹೊರ ಜಿಲ್ಲೆಗಳಲ್ಲಿ ಏಕಾಏಕಿ ಕೊರಗಜ್ಜನ ಆರಾಧನೆಗಳನ್ನು ಮಾಡಲು ಮುಂದಾಗಿದ್ದಾರೆ. ಅಂತಹ ಆರಾಧನೆಗಳಿಗೆ ಅವಕಾಶವಿಲ್ಲ. ಇಂತಹ ಆಚರಣೆಗಳನ್ನು ಆರಂಭಿಸಿದವರ ಬಳಿಕ ಅದನ್ನು ಮುನ್ನಡೆಸುವವರು ಯಾರೆಂದು ಪ್ರಶ್ನಿಸಿದರು. ದೈವ ಆರಾಧನೆಯ ಮೂಲಕ ದುಡ್ಡು ಮಾಡುವ ಪ್ರಯತ್ನಗಳು ಎಂದಿಗೂ ನಡೆಯಕೂಡದು ಎಂದು ಉಮೇಶ್ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಕ್ಕಂದೂರಿನ ಕೋಟಿ ಚೆನ್ನಯ್ಯ ದೈವ ಆರಾಧಕರಾದ ಮುತ್ತಪ್ಪ ಪೂಜಾರಿ, ಹೆಬ್ಬೆಟ್ಟಗೇರಿ ಕಲ್ಲುರ್ಟಿ ದೈವ ಆರಾಧಕರಾದ ಬಿ.ಎಂ.ರಮೇಶ್ ಪೂಜಾರಿ, ಐಗೂರು ಪಾಷಾಣಮೂರ್ತಿ ದೈವಾರಾಧಕರಾದ ಆನಂದ್ ಪೂಜಾರಿ, ಕೊರಗಜ್ಜನ ದೈವ ಆರಾಧಕರಾದ ಪಿ.ಸಿ. ಲೋಹಿತ್ ಹೆಬ್ಬಟ್ಟಗೇರಿ ಉಪಸ್ಥಿತರಿದ್ದರು.

ಕನ್ನಡ ನಾಡು,ನುಡಿ ಉಳಿಸುವಲ್ಲಿ ಆಟೋ ಚಾಲಕರ ಪಾತ್ರ ಮಹತ್ವದ್ದು



ಚಾಮರಾಜನಗರ, ನ.28– ಕನ್ನಡ ನಾಡು, ನುಡಿ ಬೆಳವಣಿಗೆಯಲ್ಲಿ ಆಟೋ ಚಾಲಕರ ಪಾತ್ರ ಅಪಾರವಾದದ್ದು ಎಂದು ಕೆಐಆರ್‌ಡಿಎಲ್ ಅಧ್ಯಕ್ಷ ಎಂ.ರುದ್ರೇಶ್ ಹೇಳಿದರು

ನಗರದ ಭುವನೇಶ್ವರಿ ವೃತ್ತದಲ್ಲಿ ಜೈ ಭುವನೇಶ್ವರಿ ಆಟೋ ಚಾಲಕರ ಸಂಘ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಹಾಗೂ ಆಟೋ ಚಾಲಕರಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು. ನಾನು ಸಹ ಆಟೋಚಾಲಕ ವೃತ್ತಿಯಿಂದ ರಾಜಕಾರಣಕ್ಕೆ ಬಂದಿದ್ದೇನೆ. ನಿಮ್ಮೆಲ್ಲರ ಸಂಕಷ್ಟಗಳು ನನಗೂ ಅರಿವಿದೆ. ನಿಜವಾದ ಕನ್ನಡ ಪ್ರೇಮಿಗಳು ಆಟೋ ಚಾಲಕರಾಗಿದ್ದು, ತಮ್ಮ ಆಟೋಗಳಲ್ಲಿ ಕನ್ನಡ ಬರಹ, ಕನ್ನಡ ಬಾವುಟ, ಕನ್ನಡ ಗೀತೆಗಳನ್ನು ಹಾಕುವ ಮೂಲಕ ಕನ್ನಡ ಪ್ರೇಮ ಮೂಡಿಸುವ ಕೆಲಸವನ್ನು ನಿಸ್ವಾರ್ಥತೆಯಿಂದ ಮಾಡುತ್ತಿದ್ದಾರೆ. ಕನ್ನಡ ರಾಜ್ಯೋತ್ಸವದ ಶುಭಾಶಯ ಹೇಳಿದರು.

ಆಟೋಚಾಲಕರಿಗೆ ರುದ್ರೇಶ್ ಸಮವಸ್ತ್ರ ವಿತರಣೆ ಮಾಡಿದರು. ಆಟೋ ಚಾಲಕರು ಭಾರೀ ಗಾತ್ರದ ಹೂವಿನ ಹಾರ ಕ್ರೇನ್ ಮೂಲಕ ರುದ್ರೇಶ್ ಅವರಿಗೆ ಹಾಕಿ ಅಭಿಮಾನ ಮೆರೆದರು. ಕನ್ನಡ ರಾಜ್ಯೋತ್ಸವ ಅಂಗವಾಗಿ ನಡೆದ ಆಟೋಗಳ ಮೆರವಣಿಗೆಗೆ ಸ್ವತಃ ರುದ್ರೇಶ್ ಆಟೋ ಓಡಿಸುವ ಮೂಲಕ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಕನಕಪುರ ಪ್ರಾಧಿಕಾರದ ಅಧ್ಯಕ್ಷ ಜಗನ್ನಾಥ್, ಮುಖಂಡರಾದ ಮೂಡ್ಲಪುರ ನಂದೀಶ್, ಭೃಂಗೇಶ್, ಸುದರ್ಶನ್, ಶಿವಮಲ್ಲು, ಪ್ರಮೋದ್, ಶಿವರುದ್ರಪ್ಪ ಜೈ ಭುವನೇಶ್ವರಿ ಆಟೋ ಚಾಲಕರ ಸಂಘದ ಅಧ್ಯಕ್ಷ ನಾಗೇಂದ್ರ, ಉಪಾಧ್ಯಕ್ಷ ಬಂಗಾರ ನಾಯಕ, ಖಜಾಂಚಿ ನಾಗರಾಜು, ಪ್ರಧಾನ ಕಾರ್ಯದರ್ಶಿ ಬಾಬು ಹಾಗೂ ಪಾದಾಧಿಕಾರಿಗಳು ಹಾಜರಿದ್ದರು.

ಬೆಳಗಾವಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಮಸಿ, ಕಲ್ಲು ತೂರಾಟ ಖಂಡಿಸಿ

ಕನ್ನಡಪರ ಸಂಘಟನೆಗಳಿಂದ ಪೊರಕೆ ಚಳವಳಿ



ಚಾಮರಾಜನಗರ, ನ.28– ಬೆಳಗಾವಿಯಲ್ಲಿ ಕರ್ನಾಟಕದ ಸಾರಿಗೆ ಬಸ್‌ಗಳಿಗೆ ಮಸಿ ಬಳಿದಿರುವುದು, ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆದಿರುವ ಪ್ರಕರಣ ಖಂಡಿಸಿ ನಗರದಲ್ಲಿ ಕನ್ನಡಪರ ಸಂಘಟನೆಗಳ ವತಿಯಿಂದ ಪೊರಕೆ ಚಳವಳಿ ನಡೆಯಿತು.

ನಗರದ ಚಾಮರಾಜೇಶ್ವರ ದೇವಾಲಯದ ಆವರಣದಿಂದ ಪೊರಕೆ ಹಿಡಿದು ತೆರಳಿದ ಕಾರ್ಯಕರ್ತರು, ಮಹಾರಾಷ್ಟ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಭುವನೇಶ್ವರಿ ವೃತ್ತದಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿದರು.

ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ. ಶ್ರೀನಿವಾಸಗೌಡ ಮಾತನಾಡಿ, ಮಹಾರಾಷ್ಟ್ರ ಸರಕಾರ ಪದೇಪದೆ ಗಡಿಕ್ಯಾತೆ ತೆಗೆಯುತ್ತಲೇ ಬಂದಿದ್ದು, ಗಡಿವಿಚಾರ ಹೊರತುಪಡಿಸಿ, ಬೇರೆ ವಿಚಾರಕ್ಕೆ ಮಹಾರಾಷ್ಟ್ರ ಸರ್ಕಾರ ತಲೆಕೆಡಿಸಿಕೊಳ್ಳುತ್ತಿಲ್ಲ. ಗಡಿವಿವಾದವನ್ನೇ ಮುಂದಿಟ್ಟುಕೊಂಡು, ರಾಜಕೀಯ ಮಾಡುತ್ತಿದೆ. ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಸಂಚರಿಸುವ ಬಸ್‌ಗಳಿಗೆ ಎಂಇಎಸ್ ಪುಂಡರು, ಮಸಿ ಬಳಿದು, ಬಸ್‌ಗಳಿಗೆ ಕಲ್ಲು ತೂರಾಟ ನಡೆಸಿದ್ದು, ರಾಜ್ಯದ ಪ್ರಯಾಣಿಕರು ಆತಂಕದಿಂದಲೇ ಸಂಚರಿಸುವ ವಾತಾವರಣ ಉಂಟು ಮಾಡಿದ್ದಾರೆ. ಮಹಾರಾಷ್ಟ್ರ ಸರ್ಕಾರ ಗಡಿಕ್ಯಾತೆ ತೆಗೆಯುತ್ತಿದ್ದರೂ, ರಾಜ್ಯದ 28 ಸಂಸದರು, ಪ್ರಧಾನಿಯವರು ಕೂಡಾ, ಇದರ ಬಗ್ಗೆ ಚಕಾರವೆತ್ತದೇ ಮೌನ ವಹಿಸಿದ್ದಾರೆ ಎಂದು ಆರೋಪಿಸಿದರು.

ಕೂಡಲೇ ಮಹಾರಾಷ್ಟ್ರ ಸರಕಾರವನ್ನು ವಜಾ ಮಾಡುವುದಕ್ಕೆ ಕೇಂದ್ರ ಸರಕಾರ ಮುಂದಾಗಬೇಕು. ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳು ನಾನಾ ರೀತಿಯ ಚಳವಳಿಗಳನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು. ಕರ್ನಾಟಕ ಸೇನಾಪಡೆ ರಾಜ್ಯ ಪ್ರಧಾನ ಕಾರ್ಯದರ್ಶಿ ಚಾ.ವೆಂ. ರಾಜಗೋಪಾಲ್, ಗೌರವಾಧ್ಯಕ್ಷ ಶಾ.ಮುರಳಿ, ನಿಜಧ್ವನಿ ಗೋವಿಂದರಾಜು, ಗು.ಪುರುಷೋತ್ತಮ್, ಅರುಣ್ ಕುಮಾರ್‌ಗೌಡ, ಮಹಮದ್ ಅಸ್ಗರ್ ಮುನ್ನಾ, ಸಯ್ಯದ್ ನವೀದ್, ತಾಂಡವಮೂರ್ತಿ, ಮರಿಯಾಲದಹುಂಡಿ ಕುಮಾರ್, ನಂಜುಂಡಸ್ವಾಮಿ, ಮಿಮಿಕ್ರಿ ಮಲ್ಲಣ್ಣ ಸೇರಿದಂತೆ ಇತರರು ಹಾಜರಿದ್ದರು.



ಯಳಂದೂರು ತಾಲೂಕು ಹೊಂಗನೂರು ಗ್ರಾಪಂ ಅಧ್ಯಕ್ಷರಾಗಿ ಆಯ್ಕೆಯಾದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಿ.ಶಂಕರ್ ಅವರನ್ನು ಅಭಿನಂದಿಸಲಾಯಿತು.

ಹೊಂಗನೂರು ಗ್ರಾಪಂ ಅಧ್ಯಕ್ಷರಾಗಿ ಸಿ.ಶಂಕರ್ ಅವಿರೋಧ ಆಯ್ಕೆ

ಯಳಂದೂರು, ನ.28– ಸಮೀಪದ ಹೊಂಗನೂರು ಗ್ರಾಪಂ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಿ.ಶಂಕರ್ ಸೋಮವಾರ ಅವಿರೋಧವಾಗಿ ಆಯ್ಕೆಯಾದರು.

ಇಂದು ನಿಗದಿಯಾಗಿದ್ದ ಚುನಾವಣೆಗೆ ಚುನಾವಣಾಧಿಕಾರಿಗಳಾಗಿ ಲೋಕೋಪಯೋಗಿ ಇಂಜಿನಿಯರ್ ಮಧೂಸೂದನ್‌ರವರು ಕಾರ್ಯನಿರ್ವಹಿಸಿ, ಶಂಕರ್ ಅವರ ವಿರುದ್ಧ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಕಾರಣ ಅವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಘೋಷಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷ ಸಿ.ಶಂಕರ್ ಮಾತನಾಡಿ, ತಮ್ಮನ್ನು ಅವಿರೋಧವಾಗಿ ಆಯ್ಕೆ ಮಾಡಲು ಸಹಕಾರ ನೀಡಿದ ಸದಸ್ಯರುಗಳಿಗೆ ಧನ್ಯವಾದಗಳನ್ನು ಸಲ್ಲಿಸಿ, ತಮ್ಮ ಅಧಿಕಾರಾವಧಿಯಲ್ಲಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮೂಲಭೂತ ಸಮಸ್ಯೆಗಳಿಗೆ ಹೆಚ್ಚು ಒತ್ತು ನೀಡುವುದರ ಜೊತೆಗೆ, ಅವುಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಅಧ್ಯಕ್ಷರ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಚೈತ್ರ ಬಿಳಿಗಿರಿ, ಸದಸ್ಯರುಗಳಾದ ಚಾಮದಾಸ್, ಮಣಿಕಂಠದಾಸ್, ಶಿವಣ್ಣೇಗೌಡ, ಮಹದೇವಶೆಟ್ಟಿ, ವಿಶಾಲಾಕ್ಷಿ ದಿವಾಕರ್, ಕವಿತಾನಟರಾಜು, ಶೈಲಜಾ ನಾಗರಾಜು, ನಾಗರತ್ನಮ್ಮ ಬಂಗಾರಸ್ವಾಮಿ, ರಾಜಮ್ಮ ರಂಗಸ್ವಾಮಿ, ರೂಪ ಮೋಹನ್‌ಕುಮಾರ್, ಪೂವಮ್ಮ ಪುರುಷನಾಯಕ, ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಚೆನ್ನಪ್ಪ ಸೇರಿದಂತೆ ಇತರರಿದ್ದರು.

5 ಕೋಟಿ ರೂ. ಅನುದಾನದಲ್ಲಿ ಪಟ್ಟಣದ 13 ವಾರ್ಡ್‌ಗಳಲ್ಲಿ ಅಭಿವೃದ್ಧಿ

ರಸ್ತೆ, ಚರಂಡಿ ಕಾಮಗಾರಿಗೆ ಶಾಸಕ ನರೇಂದ್ರ ಅವರಿಂದ ಭೂಮಿ ಪೂಜೆ



ಹನೂರು, ನ.28– ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಹಂತ 4ರ ಯೋಜನೆಯಡಿ ಪಟ್ಟಣ ಪಂಚಾಯಿತಿಗೆ ಬಿಡುಗಡೆಯಾಗಿರುವ 5 ಕೋಟಿ ಅನುದಾನದಲ್ಲಿ ಪಟ್ಟಣದ 13 ವಾರ್ಡ್‌ಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು.

ಪಟ್ಟಣದ ಬಂಡಳ್ಳಿ ರಸ್ತೆ ಐಟಿಐ ಕ್ರಾಸ್ ಬಳಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, 5 ಕೋಟಿ ರೂ. ಅನುದಾನದಲ್ಲಿ ಸಮುದಾಯ ಕಾಮಗಾರಿಗಳು ಸೇರಿದಂತೆ ಸ್ಮಶಾನ ಅಭಿವೃದ್ಧಿ, ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ ಇನ್ನಿತರೆ ಕಾರ್ಯಗಳಿಗೆ ಬಳಸಿಕೊಳ್ಳಲಾಗುತ್ತಿದೆ.

ಈ ಪೈಕಿ 2.18 ಕೋಟಿ ರೂ.ಗಳನ್ನು ರಸ್ತೆ ಕಾಮಗಾರಿಗಳಿಗೆ ಬಳಸಲಾಗುವುದು. ಈ ಕಾಮಗಾರಿಗಳು ಪೂರ್ಣಗೊಂಡರೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಾರ್ಡ್‌ಗಳ ಶೇ.70 ರಿಂದ 80 ರಷ್ಟು ರಸ್ತೆಗಳ ಕಾಮಗಾರಿಗಳು ಪೂರ್ಣಗೊಂಡಂತಾಗುತ್ತದೆ. ಗುತ್ತಿಗೆದಾರರು ಹಾಗೂ ಅಧಿಕಾರಿಗಳು ಗುಣಮಟ್ಟದ ಕಾಮಗಾರಿಗೆ ಒತ್ತನ್ನು ನೀಡಬೇಕು ಎಂದು ಇದೇ ವೇಳೆ ಸೂಚಿಸಿದರು.

ತೀರಾ ಹದಗೆಟ್ಟ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಚಾಲನೆ: ಹನೂರು, ಮಣಗಳ್ಳಿ, ಬಂಡಳ್ಳಿ ಮುಖ್ಯ ರಸ್ತೆ ತೀರ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಸರ್ಕಾರದ ಗಮನ ಸೆಳೆದು ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು. ಬಂಡಳ್ಳಿ ತೆಳ್ಳನೂರು ರಸ್ತೆ ಹಾಗೂ ರಾಮಪುರ ನಾಲ್ ರೋಡ್ ರಸ್ತೆ ಕಾಮಗಾರಿಗಳಿಗೆ ಅನುದಾನ ಬಿಡುಗಡೆಯಾಗಿದ್ದು, ಟೆಂಡರ್‌ಗೆ ಇಲ್ಲಿಯವರೆಗೆ ಯಾರೂ ಮುಂದೆ ಬಂದಿಲ್ಲ. ಟೆಂಡರ್ ಪ್ರಕ್ರಿಯೆ ಮುಗಿದ ಬಳಿಕ ಶೀಘ್ರದಲ್ಲೇ ಈ ರಸ್ತೆ ಕಾಮಗಾರಿಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಪಪಂ ಅಧ್ಯಕ್ಷೆ ಚಂದ್ರಮ್ಮ, ಉಪಾಧ್ಯಕ್ಷ ಗಿರೀಶ್, ಸದಸ್ಯರಾದ ಹರೀಶ್ ಕುಮಾರ್, ಸೋಮಶೇಖರ್, ಸಂಪತ್ ಕುಮಾರ್, ಮಹೇಶ್, ಮಹೇಶ್ ನಾಯಕ್, ಸುದೇಶ್, ನಾಮನಿರ್ದೇಶಿತ ಸದಸ್ಯ ಪುಟ್ಟರಾಜು, ಸಿಪಿ ಮೂರ್ತಿ, ಮಾಜಿ ಉಪಾಧ್ಯಕ್ಷ ಬಸವರಾಜು, ಗುತ್ತಿಗೆದಾರ ಇಂದುಶೇಖರ್, ಅಭಿಯಂತರ ದೇವರಾಜು, ಸುರೇಶ್ ಪಟ್ಟಣದ ವಿವಿಧ ಸಮುದಾಯದ ಮುಖಂಡರು, ಸಾರ್ವಜನಿಕರು ಹಾಜರಿದ್ದರು.

ಕಾರು ಡಿಕ್ಕಿ: ಬೈಕ್ ಸವಾರ ಸಾವು

ಗುಂಡ್ಲುಪೇಟೆ, ನ.28– ತಾಲೂಕಿನ ಬೇಗೂರು ಬಳಿಯ ತ್ರಿಪುರ ಸುಂದರಿ ಕಲ್ಯಾಣ ಮಂಟಪದ ಎದುರು ಕಾರೊಂದು ಬೈಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಗುಂಡ್ಲುಪೇಟೆ ಪಟ್ಟಣದ ಜಾಕಿರ್ ಹುಸೇನ್ ನಗರದ ನಿವಾಸಿ ಕಲೀಂ ಪಾಷಾ(56) ಮೃತ ದುರ್ದೈವಿ.

ವಿಷಯ ತಿಳಿದ ಪೊಲೀಸರು ಕಾರು ಮತ್ತು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ಇಂದು ಶ್ರೀ ಸುಬ್ರಹ್ಮಣ್ಯೇಶ್ವರ ಷಷ್ಠಿ

ಯಳಂದೂರು, ನ.28– ಯಳಂದೂರು ತಾಲೂಕಿನ ಯರಿಯೂರು ಗ್ರಾಮದ ಶ್ರೀ ಪ್ರಸನ್ನ ಗಣಪತಿ ಸಮೇತ ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಸ್ಥಾನದಲ್ಲಿ 9ನೇ ವರ್ಷದ ಶ್ರೀ ಸುಬ್ರಹ್ಮಣ್ಯೇಶ್ವರ ಷಷ್ಠಿ ಕಾರ್ಯಕ್ರಮ ನಾಳೆ (ನ.29) ನಡೆಯಲಿದೆ.

ಬೆಳಗ್ಗೆ 7 ಗಂಟೆಗೆ ಶ್ರೀ ಪ್ರಸನ್ನ ಗಣಪತಿ, ಆದಿತ್ಯಾದಿ ನವಗ್ರಹ, ಸುಬ್ರಹ್ಮಣ್ಯ, ಮಹಾ ಸುದರ್ಶನ ಹೋಮಗಳು ನಡೆಯಲಿವೆ. ಬೆಳಗ್ಗೆ 9ಕ್ಕೆ ಶ್ರೀ ಪ್ರಸನ್ನ ಗಣಪತಿ ಸಮೇತ ಶ್ರೀ ಸುಬ್ರಹ್ಮಣ್ಯ ಸ್ವಾಮಿಗೆ ಮಹಾಭಿಷೇಕ ಮತ್ತು ಅಲಂಕಾರ, ಮಧ್ಯಾಹ್ನ 12ಕ್ಕೆ ಪೂರ್ಣಾಹುತಿ ಮತ್ತು ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಲಿದೆ ಎಂದು ಯರಿಯೂರು ಗ್ರಾಮದ ಮುಖಂಡರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ ಜಿಲ್ಲಾ ಮಟ್ಟದ ಉದ್ಯೋಗ ಮೇಳ

ಚಾಮರಾಜನಗರ, ನ.28– ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ರಾಷ್ಟ್ರೀಯ ವೃತ್ತಿ ಸೇವಾ ಯೋಜನೆ (ಎನ್.ಸಿ.ಎಸ್.ಪಿ)ಯಡಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಕಾರ್ಯಕ್ರಮವನ್ನು ನ.30ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ನಗರದ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.

ನಂಜನಗೂಡು, ಮೈಸೂರು ಹಾಗೂ ಬೆಂಗಳೂರಿನ ಖಾಸಗಿ ಕಂಪನಿಗಳಲ್ಲಿ ಮಾರುಕಟ್ಟೆ ಸೇವೆಗಳು, ಹಣಕಾಸು, ಇನ್ಸೂರೆನ್ಸ್, ಕೈಗಾರಿಕಾ, ಬ್ಯಾಂಕಿಂಗ್ ಮತ್ತು ಆಸ್ಪತ್ರೆ ಸೇವೆಗಳು ಹಾಗೂ ಇತರೆ ಎಲ್ಲಾ ರೀತಿಯ ಸೇವೆಗಳ ಸುಮಾರು 20ಕ್ಕಿಂತ ಹೆಚ್ಚು ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ.



ಗುಂಡ್ಲುಪೇಟೆ ತಾಲೂಕಿನ ಕಬ್ಬಹಳ್ಳಿ ಗ್ರಾಮದಲ್ಲಿ ಮಡಿವಾಳ ಮಾಚಿದೇವರ ಬಳಗ ಸಂಘವನ್ನು ಜಿಪಂ ಮಾಜಿ ಉಪಾಧ್ಯಕ್ಷ ಕೆ.ಎಸ್.ಮಹೇಶ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಟೇಲ್ ಮಹೇಶ್, ತಾಲೂಕು ಅಧ್ಯಕ್ಷ ಸಿದ್ದರಾಜು, ಗ್ರಾಪಂ ಮಾಜಿ ಸದಸ್ಯ, ಸಮಾಜದ ಗೌರವಾಧ್ಯಕ್ಷ ಮಹದೇವ ಶೆಟ್ಟಿ, ಸಂಘದ ಅಧ್ಯಕ್ಷ ಗಿರೀಶ್, ಉಪಾಧ್ಯಕ್ಷ ಮಣಿ, ಕಾರ್ಯದರ್ಶಿ ಮಹದೇವಸ್ವಾಮಿ, ಖಜಾಂಚಿ ರಾಜು, ಮುಖಂಡ ಸತೀಶ್ ಹಾಗೂ ಗ್ರಾಮಸ್ಥರು ಇದ್ದರು.

ಒಂದನೇ ಪುಟದಿಂದ

ಮೈಲ್ಯಾಕ್ ಉತ್ತೇಜನಕ್ಕೆ ಸರ್ಕಾರ ಬದ್ಧ

ಹಿಂದಿನ ಜನಜೀವನ ಸಂಬಂಧ ನೆನಪಿನ ಪುಟ ತಿರುವಿದಂತಾಗಿದೆ. ಮೈಸೂರು ಸ್ಯಾಂಡಲ್ ಸೋಪ್ ಅಂಡ್ ಡಿಟರ್ಜೆಂಟ್ ಸಂಸ್ಥೆಯಂತೆ ಪ್ರತಿಷ್ಠಿತ ಮೈಲ್ಯಾಕ್ ಸಂಸ್ಥೆಯ ಎಲ್ಲಾ ರೀತಿಯ ಅಭಿವೃದ್ಧಿ ಕಾರ್ಯಗಳಿಗೂ ಸರ್ಕಾರ ನೆರವು ನೀಡಲಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು 75 ವರ್ಷಗಳ ಹಿಂದೆ ಮೈಲ್ಯಾಕ್ ಸ್ಥಾಪಿಸುವ ವೇಳೆ ಅವರಲ್ಲಿದ್ದ ದೂರದೃಷ್ಟಿತ್ವ ಯಾವ ಮಟ್ಟಕ್ಕಿತ್ತು ಎನ್ನುವುದನ್ನು ಗಮನಿಸಬೇಕು. ಅಂದಿನ ಕಾಲಕ್ಕೆ ತಕ್ಕಂತೆ ಅಗತ್ಯ ವಸ್ತುಗಳ ಉತ್ಪಾದನೆ ಆರಂಭಿಸಿದರು. ನಂತರದಲ್ಲಿ ಆ ಕಾರ್ಖಾನೆ ರಾಜ್ಯ ಮಾತ್ರ ವಲ್ಲದೆ ದೇಶಕ್ಕೆ ಅಗತ್ಯವಾದ ಬಣ್ಣ ಹಾಗೂ ಅಳಿಸ ಲಾಗದ ಶಾಹಿಯನ್ನು ಪೂರೈಸುವ ಮಟ್ಟಕ್ಕೆ ಬೆಳೆದು ಪ್ರಸಿದ್ಧಿ ಪಡೆದಿರುವುದು ಹೆಮ್ಮೆಯ ಸಂಗತಿ ಎಂದು ಬಣ್ಣಿಸಿದರು. ಅಂತಾರಾಷ್ಟ್ರೀಯ ಸಮ್ಮೇಳನಗಳಲ್ಲಿ ಕರ್ನಾಟಕ ವನ್ನು ಟೆಕ್ನಾಲಜಿ ಹಬ್, ಐಟಿ–ಬಿಟಿ ಕೇಂದ್ರ ಎಂದೆಲ್ಲಾ ಬಣ್ಣಿಸುತ್ತಾರೆ. ಇದಕ್ಕೆಲ್ಲಾ ಕಾರಣ ಮೈಸೂರು ರಾಜ ಸಂಸ್ಥಾನ. ಜ್ಞಾನ, ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಂಡು ಪ್ರಗತಿಪರ ಗುರಿಯೊಂದಿಗೆ ಕಾರ್ಖಾನೆ ಗಳನ್ನು ಪ್ರಾರಂಭಿಸಿದ್ದು ತಂತ್ರಜ್ಞಾನ ಅಭಿವೃದ್ಧಿಗೆ ನಾಂದಿ ಆಯಿತು. ಮಹಾರಾಜರು ಮುಂದಿನ ತಲೆಮಾರುಗಳಿಗೆ ಅನುಕೂಲವಾಗುವಂತೆ ದೂರದೃಷ್ಟಿತ್ವದಿಂದ ಕೆಲಸ ಮಾಡಿದರು. ಮೈಸೂರು ಸಂಸ್ಥಾನದ ಇತಿಹಾಸದಲ್ಲಿ ಮಹಾರಾಣಿ ಯರೂ ಅಪಾರ ಕೊಡುಗೆ ನೀಡಿರುವುದನ್ನು ಮರೆಯಬಾರದು. ಹಾಗಾಗಿ ನಾನು ಯಾವುದೇ ಸಮ್ಮೇಳನಗಳಿಗೆ ಹೋದರೂ ಮೈಸೂರು ಒಡೆಯರ್‌ಗಳನ್ನು ಸ್ಮರಿಸುತ್ತೇನೆ. ಅವರನ್ನು ನೆನೆಯದಿರಲು ಸಾಧ್ಯವೇ ಇಲ್ಲ ಎಂದರು. ಕಬ್ಬಿಣ ಮತ್ತು ಉಕ್ಕು, ಸಿಮೆಂಟ್, ಸೋಪ್ ಅಂಡ್ ಡಿಟರ್ಜೆಂಟ್, ಬಣ್ಣ ಮತ್ತು ಅರಗು ಹೀಗೆ ಜನ ಜೀವನಕ್ಕೆ ಅವಶ್ಯಕವಾಗಿದ್ದ ಎಲ್ಲಾ ರೀತಿಯ ವಸ್ತುಗಳ ಉತ್ಪಾದನೆ ಗಾಗಿ ಮಹಾರಾಜರು ಕಾರ್ಖಾನೆಗಳನ್ನು ಆರಂಭಿಸಿದರು. ನಂತರದಲ್ಲಿ ಸರ್ಕಾರದ ನೆರವಿ ನೊಂದಿಗೆ ಖಾಸಗಿ ವಲಯದ ಪೈಪೋಟಿಯನ್ನು ಎದುರಿಸಿ ಬೆಳೆದುಬಂದಿವೆ. ಕೆಲವು ಸಂಸ್ಥೆಗಳಂತೂ ಉತ್ಪನ್ನಗಳ ಗುಣಮಟ್ಟ ಕಾಯ್ದುಕೊಳ್ಳುವ ಮೂಲಕ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿವೆ. ಈ ಪರಿಸ್ಥಿತಿ ಯಲ್ಲಿ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಹೊಸ ತಂತ್ರ ಜ್ಞಾನದೊಂದಿಗೆ ಅಭಿವೃದ್ಧಿಪಡಿಸುವುದು ಅನಿವಾರ್ಯ ಹಾಗೂ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಮೈಲ್ಯಾಕ್‌ಗೆ ಆಧುನಿಕ ಸ್ಪರ್ಶ ನೀಡುವುದು, ಉತ್ಪನ್ನ ಸಾಮರ್ಥ್ಯ ವೃದ್ಧಿ ಸೇರಿದಂತೆ ಸರ್ವತೋಮುಖ ಅಭಿವೃದ್ಧಿಗೆ ನೆರವು ನೀಡಲು ಸರ್ಕಾರ ಬದ್ಧವಾಗಿದೆ.

ಕೆಆರ್‌ಎಸ್ ಸಂರಕ್ಷಣೆ: ಕೆಆರ್‌ಎಸ್ ಅಣೆಕಟ್ಟೆ ಗೇಟ್‌ಗಳ ದುರಸ್ತಿ ಮಾಡಿಸುವ ಸೌಭಾಗ್ಯ ನನಗೆ ಸಿಕ್ಕಿತು. ಗೇಟ್‌ಗಳು ಸಮರ್ಪಕವಾಗಿ ಮುಚ್ಚದೆ ಸುಮಾರು 300 ಕ್ಯೂಸೆಕ್ ನೀರು ಸೋರಿಕೆಯಾಗುತ್ತಿತ್ತು. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಯಿತು. ಸದ್ಯ 16 ಗೇಟ್‌ಗಳನ್ನು ಬದಲಿಸಲಾಗಿದ್ದು ಅದರಿಂದ ಒಂದು ಹನಿ ಸೋರಿಕೆಯಾಗುತ್ತಿಲ್ಲ. ಎಲ್ಲಾ ಗೇಟ್‌ಗಳನ್ನು ಸರಿಪಡಿಸಿದ ಬಳಿಕ ಇನ್ನೂ 50 ವರ್ಷ ಯಾವ ಸಮಸ್ಯೆಯೂ ಆಗುವುದಿಲ್ಲ ಎಂದರು. ಈ ವೇಳೆ ಮೈಲ್ಯಾಕ್ ಸಂಬಂಧ ಸಮಗ್ರ ಮಾಹಿತಿಯನ್ನೊಳಗೊಂಡ ಸಾಕ್ಷ್ಯಚಿತ್ರವನ್ನು ರಾಜಮಾತೆ ಪ್ರಮೋದಾದೇವಿ ಒಡೆಯರ್ ಬಿಡುಗಡೆ ಮಾಡಿದರು. ಜಲಸಂಪನ್ಮೂಲ ಸಚಿವ ಗೋವಿಂದ ಎಂ.ಕಾರಜೋಳ್ 'ಸ್ಮರಣ ಸಂಚಿಕೆ' ಬಿಡುಗಡೆಗೊಳಿ ಸಿದರು. ರಮೇಶ್ ಬಿಳಿಕೆರೆ ಅವರ 'ಮರೆಯಲಾಗದ ಮಾಣಿಕ್ಯ–ಟಿ.ಎಸ್.ಸುಬ್ಬಣ್ಣ' ಪುಸ್ತಕವನ್ನು ಸಿಎಂ ಲೋಕಾರ್ಪಣೆಗೊಳಿಸಿದರು. ಮೈಲ್ಯಾಕ್‌ನ ಲಾಭಾಂಶದಲ್ಲಿ ಸರ್ಕಾರದ ಪಾಲು 28.41 ಲಕ್ಷ ರೂ. ಚೆಕ್ ಅನ್ನು ಮುಖ್ಯಮಂತ್ರಿಗಳಿಗೆ ಹಸ್ತಾಂತರಿಸಲಾಯಿತು. ಮೈಲ್ಯಾಕ್‌ನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದವರಿಗೆ ಸನ್ಮಾನಿಸಲಾಯಿತು. ಸಮಾರಂಭದಲ್ಲಿ ಮೇಯರ್ ಶಿವಕುಮಾರ್, ಉಪ ಮೇಯರ್ ರೂಪಾ, ಶಾಸಕರಾದ ಎಲ್.ನಾಗೇಂದ್ರ, ಎಸ್.ಎ.ರಾಮದಾಸ್, ನಿರಂಜನಕುಮಾರ್, ಮೈಲ್ಯಾಕ್ ಅಧ್ಯಕ್ಷ ಆರ್.ರಘು ಕೌಟಿಲ್ಯ, ಕರ್ನಾಟಕ ವಸ್ತು ಪ್ರದ ರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ್, ಕಾಡಾ ಅಧ್ಯಕ್ಷ ನಿಜಗುಣರಾಜು, ರಂಗಾಯಣ ನಿರ್ದೇ ಶಕ ಅಡ್ಡಂಡ ಸಿ.ಕಾರ್ಯಪ್ಪ, ಮೈಲ್ಯಾಕ್ ವ್ಯವಸ್ಥಾಪಕ ನಿರ್ದೇಶಕ ಜಿ.ಕುಮಾರಸ್ವಾಮಿ, ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಮತ್ತಿತರರು ಉಪಸ್ಥಿತರಿದ್ದರು.

> **ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಥಾಪಿಸಿದ ಮೈಲ್ಯಾಕ್ ಅಮೃತ ಮಹೋತ್ಸವದಲ್ಲಿ ಆ ಮನೆ ತನದವಳಾಗಿ ಪ್ರತಿನಿಧಿಸಿರುವುದು ತುಂಬಾ ಹೆಮ್ಮೆ ಎನಿಸಿದೆ ನಮ್ಮ ಮನೆಯಲ್ಲಿ ಇಂದಿಗೂ ಮೈಲ್ಯಾಕ್ ಉತ್ಪನ್ನಗಳನ್ನೇ ಬಳಕೆ ಮಾಡುತ್ತೇವೆ. ಮೈಲ್ಯಾಕ್ ಸ್ಥಾಪಿಸಿದ ನಾಲ್ವಡಿಯವರು ಹಾಗೂ ಈವರೆಗೂ ಪೋಷಿಸಿಕೊಂಡು ಬಂದವರಿಗೆ ಅಭಿನಂದನೆಗಳು. ಈ ಕಾರ್ಖಾನೆ ಉತ್ತಮವಾಗಿ ಮುಂದು ವರೆದು ಶತಮಾನೋತ್ಸವವನ್ನೂ ಅದ್ದೂರಿಯಾಗಿ ಆಚರಿಸಿಕೊಳ್ಳಲಿ. –ಪ್ರಮೋದಾದೇವಿ ಒಡೆಯರ್**

ಅಭಿವೃದ್ಧಿ ಪರ್ವ ಆರಂಭ; ಸಿಎಂ

ಒತ್ತಡವಿರುತ್ತದೆ. ಈ ಒತ್ತಡವನ್ನು ಹೊರಬರಬೇಕಾದರೆ ಸದೃಢವಾದ ಆರೋಗ್ಯ ಮುಖ್ಯವಾಗುತ್ತದೆ. ಕೊರೊನಾ ಸಂದರ್ಭದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದವರಿಗೆ ತುಂಬಾ ಕಷ್ಟಗಳ ಎದುರಾದರೆ, ಆರೋಗ್ಯವಾಗಿದ್ದವರಿಗೆ ಯಾವುದೇ ಸಮಸ್ಯೆಗಳಾಗಲಿಲ್ಲ. ಹಿಗಾಗಿ ಆರೋಗ್ಯ ಬಹಳ ಮುಖ್ಯವಾಗಿದೆ ಎಂದು ತಿಳಿಸಿದರು.

ಕಡಿಮೆ ದರದಲ್ಲಿ ಗುಣಮಟ್ಟದ ಚಿಕಿತ್ಸೆ ನೀಡಿ: ಇವತ್ತಿನ ಆಧುನಿಕ ಚಿಕಿತ್ಸೆಯಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿದೆ. ಚಿಕಿತ್ಸೆ ಸಾಮಾನ್ಯರಿಗೆ ದೊರಕದಷ್ಟು ದುಬಾರಿಯಾಗಿದೆ. ವೈದ್ಯಕೀಯ ಸಂಶೋಧಕರು, ವಿಜ್ಞಾನಿಗಳು, ಖಾಸಗಿ ಆಸ್ಪತ್ರೆಗಳಿಗೆ ನಾನು ಹೇಳುವುದೆಂದರೆ, ನಿಮ್ಮ ಲಕ್ಷ್ಯ ಬಿಟ್ಟು ಸಾಮಾನ್ಯ ಜನರಿಗೆ ಕಡಿಮೆ ದರದಲ್ಲಿ ಗುಣಮಟ್ಟದ ಚಿಕಿತ್ಸೆ ನೀಡಿ. ದುಡಿಯುವ ವರ್ಗದ ಆರೋಗ್ಯ ಕಾಪಾಡಿದರೆ, ದೇಶದ ಆರೋಗ್ಯ ಕಾಪಾಡಿದಂತೆ. ಆದ್ದರಿಂದ ವೈದ್ಯಕೀಯ ಸೇವೆಗಳು ಕಡಿಮೆ ದರದಲ್ಲಿ ದೊರಕುವಂತಾಗಬೇಕು ಎಂದು ಹೇಳಿದರು.

'ಆರ್ ಅಂಡ್ ಡಿ' ಕೇಂದ್ರ ಸ್ಥಾಪನೆ: ವೈದ್ಯರು, ವಿಜ್ಞಾನಿಗಳು ತಮ್ಮದೇ ಆರ್ ಅಂಡ್ ಡಿ(ಸಂಶೋಧನೆ ಮತ್ತು ಅಭಿವೃದ್ಧಿ)ಕೇಂದ್ರಗಳನ್ನು ತೆರೆದು ತಮ್ಮ ತಮ್ಮ ವಿಷಯಗಳಲ್ಲಿಯೇ ಸಂಶೋಧನೆ ನಡೆಸಿದರೆ ಸಾಕಷ್ಟು ಅನುಕೂಲವಾಗುತ್ತದೆ. ವೈದ್ಯಕೀಯ ಕಾಲೇಜುಗಳಲ್ಲಿ ಆರ್ ಅಂಡ್ ಡಿ ಕೇಂದ್ರಗಳನ್ನು ತೆರೆಯುವುದು ಅವಶ್ಯವಾಗಿದೆ. ಪ್ರತಿಷ್ಠಿತ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಆರ್ ಅಂಡ್ ಡಿ ಕೇಂದ್ರ ನಿರ್ಮಾಣಕ್ಕೆ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದರು.

ವೈದ್ಯರ ಕೊರತೆ ಇದೆ: ಪ್ರತಿವರ್ಷ ಲಕ್ಷಾಂತರ ವಿದ್ಯಾರ್ಥಿಗಳು ವೈದ್ಯಕೀಯ ಪದವಿ ಪಡೆದು ಹೊರಬರುತ್ತಿದ್ದರೂ ವೈದ್ಯರ ಕೊರತೆ ಸಾಕಷ್ಟಿದೆ. ಪದವಿ ಪಡೆದ ನಂತರ ಎಲ್ಲಿಗೆ ಹೋಗುತ್ತಾರೆ ಎಂಬುದೇ ತಿಳಿಯುತ್ತಿಲ್ಲ. ಪದವಿ ಪ್ರದಾನ ಸಂದರ್ಭದಲ್ಲಿ ಪದವೀಧರರು ಮಾಡುವ ಪ್ರಮಾಣದಲ್ಲಿ ಎರಡ್ಮೂರು ವರ್ಷ ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತೇವೆ ಎಂಬುದನ್ನು ಸೇರಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಆರೋಗ್ಯ ಕರ್ನಾಟಕ ನಿರ್ಮಾಣ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾತನಾಡಿ, ಮೈಸೂರಿನ ಆರೋಗ್ಯ ಕ್ಷೇತ್ರಕ್ಕೆ ಇದೊಂದು ಐತಿಹಾಸಿಕ ಕ್ಷಣವಾಗಿದ್ದು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದೃಷ್ಟಿಯಿಂದ ಸ್ಥಾಪಿತವಾದ ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಆವರಣದಲ್ಲಿ 100 ಕೋಟಿ ರೂ.ಗೂ ಹೆಚ್ಚು ಮೊತ್ತದ ಕಟ್ಟಡಗಳನ್ನು ನಿರ್ಮಿಸಲಾಗಿದೆ. ರಾಜ್ಯದಲ್ಲಿ 41 '10 ಬೆಡ್ ಐಸಿಯು' ಹಾಗೂ 'ಟೆಲಿ ಐಸಿಯು ಘಟಕ'ಗಳನ್ನು ತೆರೆಯಲಾಗಿದೆ. ನಗರ ಪ್ರದೇಶದಲ್ಲಿರುವ ಬಡವರಿಗಾಗಿ ರಾಜ್ಯದಾದ್ಯಂತ ಸದ್ಯದಲ್ಲಿಯೇ 'ನಮ್ಮ ಕ್ಲಿನಿಕ್'ಗಳು ಆರಂಭಗೊಳ್ಳಲಿವೆ. ಮೈಸೂರಿಗೆ 6 ನಮ್ಮ ಕ್ಲಿನಿಕ್‌ಗಳನ್ನು ನೀಡಲಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಸಕ ಎಲ್.ನಾಗೇಂದ್ರ ಉದ್ಘಾಟನೆಗೊಂಡ ನೂತನ ಕಟ್ಟಡಗಳ ಮಾಹಿತಿ ತಿಳಿಸಿದರೆ, ಇ–ಗವರ್ನಮೆಂಟ್ಸ್ ಫೌಂಡೇಶನ್‌ನ ಶ್ರೀಕಾಂತ್ ನಾದಮುನಿ 10 ಬೆಡ್ ಐಸಿಯು ಹಾಗೂ ಟೆಲಿ ಐಸಿಯು ಹಬ್‌ಗಳ ಕಾರ್ಯಚಟುವಟಿಕೆ ಕುರಿತು ಮಾಹಿತಿ ನೀಡಿದರು. ನೀರಾವರಿ ಸಚಿವ ಗೋವಿಂದ ಕಾರಜೋಳ, ಶಾಸಕ ಎಸ್.ಎ.ರಾಮದಾಸ್, ನಿಗಮ ಮಂಡಳಿಗಳ ಅಧ್ಯಕ್ಷರಾದ ಎಸ್.ಮಹದೇವಯ್ಯ, ಎಂ.ಶಿವಕುಮಾರ್, ಮಿರ್ಲೆ ಶ್ರೀನಿವಾಸ್‌ಗೌಡ, ಜಿ.ನಿಜಗುಣರಾಜು, ವೈದ್ಯಕೀಯ ಶಿಕ್ಷಣ ಇಲಾಖೆ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ, ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕಿ ಡಾ.ಕೆ.ಆರ್.ದಾಕ್ಷಾಯಿಣಿ, ಕರುಣಾ ಟ್ರಸ್ಟ್ ಅಧ್ಯಕ್ಷ ಡಾ.ಹೆಚ್.ಸುದರ್ಶನ್ ಮತ್ತಿತರರು ಉಪಸ್ಥಿತರಿದ್ದರು.

ವಿವಿಧ ಕಟ್ಟಡ ಕಾಮಗಾರಿಗಳ ಉದ್ಘಾಟನೆ...

ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಆವರಣದಲ್ಲಿ 32 ಕೋಟಿ ರೂ.ವೆಚ್ಚದಲ್ಲಿ ಉಪನ್ಯಾಸ, ಪರೀಕ್ಷಾ ಕೊಠಡಿ ಹಾಗೂ ಗ್ರಂಥಾಲಯ ವನ್ನೊಳಗೊಂಡ ಕಟ್ಟಡ, ಪಿಕೆಟಿಬಿ ಮತ್ತು ಸಿಡಿ ಆಸ್ಪತ್ರೆಯ ಆವರಣದಲ್ಲಿ ನಿರ್ಮಿಸಿರುವ 35 ಕೋಟಿ ರೂ. ವೆಚ್ಚದ ಪುರುಷರ ವಿದ್ಯಾರ್ಥಿನಿಲಯ, ವಿನೋಬ ರಸ್ತೆಯಲ್ಲಿರುವ ವೈದ್ಯಕೀಯ ಮಹಿಳಾ ಸ್ನಾತಕೋತ್ತರ ವಿದ್ಯಾರ್ಥಿನಿಲಯ ಆವರಣದಲ್ಲಿನ 9.50 ಕೋಟಿ ವೆಚ್ಚದ ಹೊಸ ಕಟ್ಟಡ(ಬ್ಲಾಕ್–2), ಕೆಆರ್‌ಎಸ್ ರಸ್ತೆಯಲ್ಲಿರುವ ವೈದ್ಯಕೀಯ ಮಹಿಳಾ ಸ್ನಾತಕಪೂರ್ವ ವಿದ್ಯಾರ್ಥಿನಿಲಯ ಆವರಣದಲ್ಲಿ 5.50 ಕೋಟಿ ರೂ. ವೆಚ್ಚದ ಪರಿಶಿಷ್ಟ ಜಾತಿ ಮತ್ತು ಪಂಗಡ ವಿದ್ಯಾರ್ಥಿನಿಯರ ಹಾಸ್ಟೆಲ್ ಕಟ್ಟಡ, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಆವರಣದಲ್ಲಿರುವ ಪಿಪಿಸಿ ಕಟ್ಟಡದ 2ನೇ ಮಹಡಿಯಲ್ಲಿ 1 ಕೋಟಿ ರೂ. ವೆಚ್ಚದ ಸ್ಕಿಲ್ ಲ್ಯಾಬ್, ಕೆ.ಆರ್.ಆಸ್ಪತ್ರೆ ಆವರಣದಲ್ಲಿ 12 ಲಕ್ಷ ರೂ.ವೆಚ್ಚದ ಜನೌಷಧಿ ಕೇಂದ್ರ ಹಾಗೂ ಕೆ.ಆರ್.ಆಸ್ಪತ್ರೆಯಲ್ಲಿ 10 ಬೆಡ್ ಐಸಿಯು ಮತ್ತು ಟೆಲಿ ಐಸಿಯು ಘಟಕವನ್ನು ಉದ್ಘಾಟಿಸಲಾಯಿತು.

ದಿನೇಶ್‌ಕುಮಾರ್ ನಿಗೂಢ ಸಾವು

ಅದೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ನಂತರ ಅವರನ್ನು ಸುಯೋಗ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಇಂದು ಮಧ್ಯಾಹ್ನ ಆಸ್ಪತ್ರೆಗೆ ತೆರಳಿದ ಸರಸ್ವತಿಪುರಂ ಠಾಣೆ ಪೊಲೀಸರು, ದಿನೇಶ್‌ಕುಮಾರ್ ಮೃತದೇಹವನ್ನು ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಶವಾಗಾರಕ್ಕೆ ಸ್ಥಳಾಂತರಿಸಿದ್ದಾರೆ. ಭಾರತೀಯ ದಂಡಸಂಹಿತೆ 174ಸಿ ಅಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

ಸಮಾನತೆಗಾಗಿ ದಲಿತರ ಕಾಯುವಿಕೆಗೆ ಕೊನೆ ಇಲ್ಲದಂತಾಗಿದೆ

ಸಾಹಿತಿ ಓ.ಎಲ್.ನಾಗಭೂಷಣಸ್ವಾಮಿ ವಿಷಾದ



ಮೈಸೂರು, ನ.28(ಎಂಟಿವೈ)– ಸಮಾನತೆಗಾಗಿ ದಲಿತರು ಕಾಯುತ್ತಿರುವುದಕ್ಕೆ ಕೊನೆಯೇ ಇಲ್ಲ ದಂತಾಗಿದ್ದು, ನಿರಂತರವಾಗಿ ಶೋಷಣೆಗೆ ಒಳಗಾಗಿ ನರಳಾಡುತ್ತಲೇ ಇದ್ದಾರೆ ಎಂದು ಸಾಹಿತಿ, ವಿಮರ್ಶಕ ಓ.ಎಲ್.ನಾಗಭೂಷಣಸ್ವಾಮಿ ವಿಷಾದಿಸಿದ್ದಾರೆ.

ಮೈಸೂರಿನ ಜೆಎಲ್‌ಬಿ ರಸ್ತೆಯಲ್ಲಿರುವ ದಿ ಇನ್ಸ್ ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ಅನ್ವೇಷಣಾ ಸೇವಾ ಟ್ರಸ್ಟ್ ವತಿಯಿಂದ ಸೋಮವಾರ ಆಯೋಜಿಸಿದ್ದ ಡಾ.ಎಲ್.ಹನುಮಂತಯ್ಯ ಅವರ ಆಯ್ದ 101 ಕವಿತೆಗಳ ಸಂಕಲನ 'ಅಂತರಾಳದ ಒಳದನಿಗಳು' ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ದಲಿತರು ಕೂಡ ಮನುಷ್ಯರೇ ಎಂದು ಗುರುತಿಸಲು ಇನ್ನು ಎಷ್ಟು ಸಮಯ ಕಾಯಬೇಕು. ಈ ಕಾಯುವಿಕೆಗೆ ಕೊನೆಯೇ ಇಲ್ಲದಂತಾಗಿದೆ. ಜಾತಿ ವ್ಯವಸ್ಥೆಯಿಂದಾಗಿ ಲಕ್ಷಾಂತರ ಜನರು ನರಳಾಡುತ್ತಿದ್ದಾರೆ. ಇದು ಯಾರ ಕಣ್ಣಿಗೂ ಕಾಣಿಸುತ್ತಿಲ್ಲ. ನರಳಾಡುತ್ತಿರುವ ದಲಿತರ ನೋವು ಯಾರ ಮನಸ್ಸಿಗೂ ತಾಗುತ್ತಿಲ್ಲ. ಸಮಾನತೆ ಎಂಬುದು ಭಿಕ್ಷೆಯಲ್ಲ. ಎಲ್ಲ ಮನುಷ್ಯರಿಗೂ ಸಮಾನತೆ ದೊರೆಯಬೇಕು. ಪ್ರಸ್ತುತ ಪರಿಸ್ಥಿತಿಯಲ್ಲಿ ಸಮಾನತೆ ಎಂಬುದು ಮರೀಚಿಕೆಯಂತಾಗಿದೆ. ಹಣ, ಅಧಿಕಾರ, ಜಾತಿ, ತೋಳ್ಬಲದಿಂದ ಜನರನ್ನು ಗುರುತಿಸಲಾಗುತ್ತಿದೆಯೇ ಹೊರತು ಮನುಷ್ಯರಾಗಿ ಗುರುತಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಾತಿ, ಹಣ, ಅಧಿಕಾರ ಹೆಮ್ಮೆ ಅಲ್ಲ. ಅದನ್ನು ಬಿಟ್ಟರೆ ನೆಮ್ಮದಿಯಿಂದ ಬದುಕು ಸಾಗಿಸಬಹುದು. ಜಾತಿ ಸಮಾಜಕ್ಕೆ ಅಂಟಿದೆ. ಮಹಾಭಾರತ ಯುದ್ಧದಲ್ಲಿ ಕವಚ ತೆಗೆದರೆ ಕರ್ಣ ಸಾಯುತ್ತಾನೆ. ಆದರೆ, ಕೆಳಸ್ತರದವರು ಸತ್ತರೂ ಜಾತಿಯ ಕವಚ ತೆಗೆಯಲು ಆಗುವುದೇ ಇಲ್ಲ. ಕೆಲವರು ಜಾತಿ ಕವಚ ಬಳಸಿಕೊಂಡು ಉತ್ತಮ ಬದುಕು ಕಟ್ಟಿಕೊಂಡು ಮುಂದೆ ಬಂದಿದ್ದಾರೆ. ದಲಿತರಿಗೆ ಮಾತ್ರ 'ಏಕೆ ಈ ಜಾತಿಯಲ್ಲಿ ಹುಟ್ಟಿದೆವು' ಎಂಬ ಅವಮಾನ ನಿತ್ಯವೂ ಕಾಡುತ್ತಿದೆ. ಈಗ ಜಾತಿ ನಿರ್ಮೂಲನೆ ಕೇವಲ ಬಾಯಿ ಮಾತು, ಭಾಷಣದಲ್ಲಿ ಮಾತ್ರ ಉಳಿದಿದೆ.

2022ರಲ್ಲೂ ಜಾತಿ ಅವಮಾನ ಮುಂದುವರಿದಿದೆ. ದಲಿತ ಮಹಿಳೆ ನೀರು ಕುಡಿದರು ಎಂಬ ಕಾರಣಕ್ಕೆ ಟ್ಯಾಂಕ್‌ನಲ್ಲಿದ್ದ ನೀರನ್ನು ಖಾಲಿ ಮಾಡಿ ಗಂಜಲ ಹಾಕಿ ಶುದ್ಧೀಕರಣ ಮಾಡಿರುವ ಘಟನೆ ಈಗಲೂ ಜಾತಿ ಪದ್ಧತಿ ಜೀವಂತವಾಗಿದೆ ಎಂಬುದಕ್ಕೆ ತಾಜಾ ಉದಾಹರಣೆಯಾಗಿದೆ. ನಮ್ಮ ಧರ್ಮ, ಸಂಸ್ಕೃತಿ, ಆಚಾರ–ವಿಚಾರ, ಊಟವೇ ಶ್ರೇಷ್ಠ ಎಂಬ ಭ್ರಮೆ ಸೃಷ್ಟಿಯಾಗಿದೆ. ಇದುವೇ ಸಂಕಷ್ಟ ಸೃಷ್ಟಿಗೂ ಕಾರಣವಾಗಿದೆ ಈಗ ಇದರೊಂದಿಗೆ ದೇಶಪ್ರೇಮ, ಜಾತಿ ಭ್ರಮೆಯೂ ಸೇರಿಕೊಂಡಿದೆ. ಇಲಿಗಳು ಸಿಂಹ ಎಂಬ ಭ್ರಮೆಯಲ್ಲಿ ತೇಲಾಡುತ್ತಿವೆ. ಇದರಿಂದ ಸುಖದ ಬದುಕಿನ ಆಲದಮರವೇ ನಾಶವಾಗುತ್ತಿದೆ ಎಂದು ಕಿಡಿಕಾರಿದರು.

ಅಧಿಕಾರಕ್ಕಾಗಿ ಸುಳ್ಳು ಬಿತ್ತಲಾಗುತ್ತಿದೆ. ಶತಮಾನಗಳ ಹಿಂದಿನ ರಾಜನ ಕುರಿತು ಅಧಿಕಾರಕ್ಕಾಗಿ ಈಗ ಸುಳ್ಳು–ಸತ್ಯ, ಸರಿ–ತಪ್ಪು ಎಂದು ಹೇಳಲಾಗುತ್ತಿದೆ. ಆದರೆ, ಆಳ್ವಿಕೆ ನಡೆಸಿರುವ ಯಾವ ರಾಜರು ಒಳ್ಳೆಯವರಲ್ಲ. 'ತನಗಾಗಿ, ತಮ್ಮವರಿಗಾಗಿ ಲಾಭ ಮಾಡಿಕೊಟ್ಟು, ಜನರ ಮೇಲೆ ಹತೋಟಿ ಸಾಧಿಸುವವನೇ ರಾಜ' ಎಂದು ಪಂಪ ಆ ಕಾಲದಲ್ಲೇ ಹೇಳಿರುವ ಮಾತು ಈಗಲೂ ಕಟುಸತ್ಯವೇ ಆಗಿದೆ. ಈಗಿನ ರಾಜಕಾರಣಿಗಳಿಗೆ ಮಾತಿನ ಮೇಲೆ ಹತೋಟಿ ಇಲ್ಲ. ಅಸಂಬದ್ಧ ಪ್ರಲಾಪದ ಮೂಲಕ ಸಮಾಜದಲ್ಲಿ ದ್ವೇಷವನ್ನು ಬಿತ್ತುತ್ತಿದ್ದಾರೆ. ಈ ಕುರಿತು ಎಚ್ಚರಿಸುವ ಸಾಹಿತಿಗಳ ಮಾತನ್ನು ಯಾರೂ ಕೇಳುತ್ತಿಲ್ಲ ಎಂದು ಕಿಡಿಕಾರಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ನಾಟಕ ಅಕಾಡೆಮಿಯ ಮಾಜಿ ಸದಸ್ಯ ಹೆಚ್.ಎಸ್.ಸುರೇಶ್‌ಬಾಬು, ವಿಮರ್ಶಕ ಓ.ಎಲ್.ನಾಗಭೂಷಣಸ್ವಾಮಿ, ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ ಅವರಿಗೆ 'ಒಡೆಯರ್ ಪ್ರಶಸ್ತಿ' ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ತವರು ಅರಸು ಮಹಿಳಾ ಸಂಘದ ಅಧ್ಯಕ್ಷೆ ವಿಜಯಲಕ್ಷ್ಮಿ ಅರಸ್, ಕೃತಿ ಸಂಪಾದಕ ಡಾ.ಎಂ.ಜಿ.ಆರ್. ಅರಸ್ ಹಾಗೂ ಇನ್ನಿತರರು ಪಾಲ್ಗೊಂಡಿದ್ದರು.

ನಾಳೆ ಕುರುಬರ ಸಂಘದಿಂದ ಸಂತಶ್ರೇಷ್ಠ ಶ್ರೀ ಕನಕದಾಸರ ಜಯಂತಿ

● ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ● ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ● ಕಲಾತಂಡಗಳೊಂದಿಗೆ ಕನಕ ಮೂರ್ತಿ ಮೆರವಣಿಗೆ



ಮೈಸೂರು,ನ.28(ಪಿಎಂ)– ಕರ್ನಾಟಕ ಪ್ರದೇಶ ಕುರುಬರ ಸಂಘದ ವತಿಯಿಂದ ನ.30ರಂದು ಶ್ರೀ ಭಕ್ತ ಕನಕದಾಸರ 535ನೇ ಜಯಂತ್ಯೋತ್ಸವ ಹಾಗೂ ಮೈಸೂರು ನಗರ–ಜಿಲ್ಲಾ ತಾಲೂಕು ಕುರುಬರ ಸಂಘದ ಪದಾಧಿಕಾರಿಗಳ ಪದಗ್ರಹಣ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಬಿ.ಸುಬ್ರಹ್ಮಣ್ಯ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನ ಕಲಾಮಂದಿರದಲ್ಲಿ ಅಂದು ಬೆಳಗ್ಗೆ 10ಕ್ಕೆ ಸಮಾರಂಭ ನಡೆಯಲಿದೆ. ಹಾವೇರಿಯ ಕಾಗಿನೆಲೆ ಮಹಾಸಂಸ್ಥಾನ ಮಠದ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಮೈಸೂರು ಶಾಖಾ ಮಠದ ಶಿವಾನಂದಪುರಿ ಸ್ವಾಮೀಜಿಯವರ ಸಾನಿಧ್ಯದಲ್ಲಿ ಮಾಜಿ ಮುಖ್ಯಮಂತ್ರಿಗಳೂ ಆದ ವಿಪಕ್ಷ ನಾಯಕ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.

ಇದೇ ವೇಳೆ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿದ ಜಿಲ್ಲೆಯ ಸಮುದಾಯದ 250ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಅಲ್ಲದೆ, ಸಮುದಾಯದ ಐಎಎಸ್, ಕೆಎಎಸ್ ಅಧಿಕಾರಿಗಳು, ಉದ್ಯಮಿಗಳು, ಸಮಾಜದ ಹಿತೈಷಿಗಳು ಹಾಗೂ ಸಮಾಜ ಸೇವಕರನ್ನು ಸನ್ಮಾನಿಸಲಾಗುವುದು ಎಂದರು.

ಇದಕ್ಕೂ ಮುನ್ನ ವಿನೋಬಾ ರಸ್ತೆಯ ನಂಜರಾಜ ಬಹದ್ದೂರ್ ಛತ್ರದ ಎದುರಿನಿಂದ ಕಲಾಮಂದಿರವರೆಗೆ ಅಲಂಕೃತ ರಥದಲ್ಲಿ ಸಂತಶ್ರೇಷ್ಠ ಶ್ರೀ ಕನಕದಾಸರ ಮೂರ್ತಿಯ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಮೆರವಣಿಗೆಯಲ್ಲಿ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಶ್ರೀ ಶಿವಾನಂದಪುರಿ ಸ್ವಾಮೀಜಿ ಹಾಗೂ ಸಿದ್ದರಾಮಯ್ಯನವರು ಪಾಲ್ಗೊಳ್ಳಲಿದ್ದಾರೆ. ಕೊಂಬು, ಕಹಳೆ, ಡೊಳ್ಳು, ತಮಟೆ, ನಗಾರಿ, ಪೂರ್ಣಕುಂಭ ಹಾಗೂ ಮಂಗಳವಾದ್ಯ ಸೇರಿದಂತೆ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಯಲಿದೆ ಎಂದು ಹೇಳಿದರು.

ಮಾಜಿ ಮೇಯರ್ ಟಿ.ಬಿ.ಚಿಕ್ಕಣ್ಣ, ಸಂಘದ ರಾಜ್ಯ ಉಪಾಧ್ಯಕ್ಷೆ ರೇಖಾ ಪ್ರಿಯದರ್ಶಿನಿ, ಸದಸ್ಯರಾದ ಹಿನಕಲ್ ರಾಜಣ್ಣ, ವಿಶ್ವನಾಥ್, ಮುಖಂಡ ನಾಡನಹಳ್ಳಿ ರವಿ, ಪಾಲಿಕೆ ಮಾಜಿ ಸದಸ್ಯ ಎಂ.ಕೆ.ಶಂಕರ್ ಮತ್ತಿತರರು ಗೋಷ್ಠಿಯಲ್ಲಿದ್ದರು.

ನಾಳೆ ಕನ್ನಡ ಚಿತ್ರಗೀತೆಗಳ ಗಾಯನ, 'ಜನಚೈತನ್ಯ ಪುರಸ್ಕಾರ' ಪ್ರದಾನ



ಮೈಸೂರು,ನ.28(ಪಿಎಂ)– ಜನ ಚೈನತ್ಯ ಫೌಂಡೇಷನ್ ವತಿಯಿಂದ 67ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ನ.30ರಂದು 'ಹಚ್ಚೇವು ಕನ್ನಡ ದೀಪ' ಶೀರ್ಷಿಕೆಯಡಿ ಕನ್ನಡ ಜನಪ್ರಿಯ ಚಿತ್ರಗೀತೆಗಳ ಸಂಗೀತ ಸಂಜೆ ಮತ್ತು ವಿವಿಧ ಕ್ಷೇತ್ರಗಳ ಸಾಧಕರಿಗೆ 'ಜನಚೈತನ್ಯ ಪುರಸ್ಕಾರ' ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಫೌಂಡೇಷನ್ ಅಧ್ಯಕ್ಷ ಆರ್.ಲಕ್ಷ್ಮಣ್ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನ ಜೆಎಲ್‌ಬಿ ರಸ್ತೆಯ ನಾದಬ್ರಹ್ಮ ಸಂಗೀತ ಸಭಾದಲ್ಲಿ ಅಂದು ಸಂಜೆ 4ಕ್ಕೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಉದ್ಯಮಿ ರವಿಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಎನ್.ಸಿ.ವೆಂಕಟರಾಜು, ಮೈಸೂರು ವಕೀಲರ ಸಂಘದ ಅಧ್ಯಕ್ಷ ಎಂ.ಮಹದೇವಸ್ವಾಮಿ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.

ಹಿರಿಯ ವಕೀಲ ಹೆಚ್.ವಿ.ಶ್ರೀನಾಥ್, ವೈದ್ಯೆ ಡಾ.ರೇಖಾ ಅರುಣ್, ಅಧ್ಯಾಪಕ ಎಡೆಯೂರು ಸಮೀಉಲ್ಲಾ, ಅಧಿಕಾರಿ ಅನಿಲ್ ಕ್ರಿಸ್ಟೀ, ಸಾಮಾಜಿಕ ಹೋರಾಟಗಾರ ಕೆ.ಪ್ರಸನ್ನ ಚಕ್ರವರ್ತಿ, ಸಹಕಾರ ಕ್ಷೇತ್ರದ ಎಂ.ಚಂದ್ರಶೇಖರಯ್ಯ, ನಿವೃತ್ತ ಪಶುವೈದ್ಯ ಹೆಚ್.ಪ್ರಸಾದ್ ಮತ್ತು ಕೀ ಬೋರ್ಡ್ ವಾದಕ ಎಸ್.ವೆಂಕಟೇಶ್ ಅವರಿಗೆ 'ಜನ ಚೈತನ್ಯ ಪುರಸ್ಕಾರ' ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು. ಗಾಯಕರಾದ ಎಂ.ಪುಟ್ಟಸ್ವಾಮಿ, ಟಿ.ಚೇತನ್, ಜೈ ಭುವನೇಶ್ವರಿ ಟ್ರಸ್ಟ್‌ನ ಅಧ್ಯಕ್ಷ ತಿಪ್ಪಯ್ಯ ಗೋಷ್ಠಿಯಲ್ಲಿದ್ದರು.

ಕನ್ನಡ ರಾಜ್ಯೋತ್ಸವ, ಚಾರಿತ್ರಿಕ ದಾಖಲೆಗಳು, ಛಾಯಾಚಿತ್ರಗಳ ಪ್ರದರ್ಶನ

ಮೈಸೂರು, ನ.28– ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೈರಾಪುರ, ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆ, ಹಾಗೂ ನನ್ನವ ಸಾಂಸ್ಕೃತಿಕ ಕಲಾತಂಡ ಇವರ ಸಹಯೋಗದಲ್ಲಿ ನವಂಬರ್ 29ರಂದು 10.30 ಗಂಟೆಗೆ ಬೈರಾಪುರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಎರಡು ದಿನಗಳ–ಚಾರಿತ್ರಿಕ ದಾಖಲೆಗಳು ಮತ್ತು ಛಾಯಾಚಿತ್ರಗಳ ಪ್ರದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ವರುಣಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಉದ್ಘಾಟನೆ ನೆರವೇರಿಸುವರು. ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ವಿ.ವಿ.ಜಗದೀಶ್ ಅಧ್ಯಕ್ಷತೆ ವಹಿಸುವರು.

ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ಉಪಸ್ಥಿತರಿರುವರು. ಮುಖ್ಯ ಭಾಷಣಕಾರರಾಗಿ ಇತಿಹಾಸ ತಜ್ಞರು ಮತ್ತು ನಿವೃತ್ತ ಪ್ರಾಧ್ಯಾಪಕರು ವಿದ್ಯಾಲಯ ಕಾಲೇಜು ಉಷಾರಾಣಿ ಎಚ್.ಎಸ್. ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿಭಾಗೀಯ ಪತ್ರಾಗಾರ ಕಚೇರಿಯ ಹಿರಿಯ ಸಹಾಯಕ ನಿರ್ದೇಶಕರಾದ ಎಚ್.ಎಲ್. ಮಂಜುನಾಥ್ ಉಪಸ್ಥಿತರಿರುವರು.

ಬಡಾವಣೆಗಳ ಮೂಲಭೂತ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಪ್ರತಿಭಟನೆ

ಪಾಲಿಕೆ ವಲಯ ಕಚೇರಿ 3ರ ಎದುರು ಶಾರದಾದೇವಿನಗರ, ಆನಂದನಗರ, ನಿವೇದಿತಾನಗರ ನಿವಾಸಿಗಳ ಧರಣಿ



ಮೈಸೂರು,ನ.28(ಪಿಎಂ)– ಬಡಾವಣೆಗಳಲ್ಲಿ ಮೂಲಭೂತ ಸಮಸ್ಯೆಗಳು ತಾಂಡವ ವಾಡುತ್ತಿದ್ದರೂ ಪಾಲಿಕೆ ಸ್ಪಂದಿಸದೇ ನಿರ್ಲಕ್ಷ್ಯ ತಾಳಿದೆ ಎಂದು ಆರೋಪಿಸಿ ಶಾರದಾದೇವಿನಗರ, ಆನಂದನಗರ ಮತ್ತು ನಿವೇದಿತಾನಗರ ನಿವಾಸಿಗಳು ಶಾರದಾದೇವಿ ನಗರ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಶಾರದಾದೇವಿನಗರ ವೃತ್ತದಲ್ಲಿರುವ ಮಹಾನಗರ ಪಾಲಿಕೆ ವಲಯ ಕಚೇರಿ 3ರ ಎದುರು ಜಮಾಯಿಸಿದ ನಾಗರಿಕರು, ಪಾಲಿಕೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಅತ್ಯಂತ ಯೋಜನಬದ್ಧವಾಗಿ ನಿರ್ಮಾಣಗೊಂಡಿರುವ ಶಾರದಾದೇವಿನಗರ, ಆನಂದನಗರ ಮತ್ತು ನಿವೇದಿತಾನಗರ ಪ್ರದೇಶಗಳನ್ನು ಯಾವುದೇ ಕ್ಲಿಷ್ಟ ಕ್ರಮಗಳಿಲ್ಲದೆ, ಸುಲಭ ಮತ್ತು ಸುವ್ಯವಸ್ಥಿತವಾಗಿ ನಿರ್ವಹಣೆ ಮಾಡಬಹುದು. ಆದರೆ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅನೇಕ ಮೂಲಭೂತ ಸಮಸ್ಯೆಗಳು ಇಲ್ಲಿ ತಾಂಡವವಾಡುವಂತೆ ಆಗಿದೆ ಎಂದು ದೂರಿದರು.

ಯಾವುದೇ ಸಮಸ್ಯೆಗಳ ಬಗ್ಗೆ ದೂರು ನೀಡಿದರೂ ಪಾಲಿಕೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ವಾರ್ಡಿನ ನಾಗರಿಕರ ಸಭೆ ಕೂಡ ಕರೆಯುವುದಿಲ್ಲ. ಜೊತೆಗೆ ವಾರ್ಡಿನ ಪಾಲಿಕೆ ಸದಸ್ಯರ ಹೆಸರು ಹೇಳಿಕೊಂಡು ಅನಧಿಕೃತ ವ್ಯಕ್ತಿಗಳು ಅಧಿಕಾರಿಗಳಿಂದ ಕೆಲಸ ತೆಗೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಮನೆ ಮೇಲೆ ಮರ ಬಿದ್ದರೂ ತೆರವಿಗೆ ಕ್ರಮ ಕೈಗೊಳ್ಳುವುದಿಲ್ಲ. ಕೆಟ್ಟ ಬೀದಿದೀಪಗಳನ್ನು ಬದಲಾಯಿಸದ ಹಿನ್ನೆಲೆಯಲ್ಲಿ ಹಲವಡೆ ರಸ್ತೆಯಲ್ಲಿ ಕತ್ತಲು ಆವರಿಸಿದೆ. ಗಬ್ಬು ನಾರುತ್ತಿದ್ದರೂ ಚರಂಡಿಗಳ ಸ್ವಚ್ಛತೆಗೆ ಮುಂದಾಗುತ್ತಿಲ್ಲ. ಉದ್ಯಾನವನಗಳಲ್ಲಿ ಗಿಡ ಗಂಟಿ ಬೆಳೆದು ಕಾಡಿನಂತಾಗಿದ್ದರೂ ಕ್ರಮ ವಹಿಸದೇ ಪಾಲಿಕೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆಪಾದಿಸಿದರು.


ಪಾಲಿಕೆ ಆಯುಕ್ತರೇ ಸ್ಥಳಕ್ಕೆ ಭೇಟಿ ನೀಡಬೇಕೆಂದು ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಪಾಲಿಕೆ ಸಹಾಯಕ ಅಭಿಯಂತರರು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಅಹವಾಲು ಆಲಿಸಿದರು. ಇದೇ ವೇಳೆ ಸ್ಥಳೀಯ ಮುಖಂಡ ಬಿ.ಎಂ.ರಘು, ಶಾರದಾದೇವಿನಗರ, ನಿವೇದಿತಾನಗರ, ಸ್ಲಮ್ ಮನೆಗಳು, ಆನಂದನಗರ, ಸಿಎಫ್‌ಟಿಆರ್‌ಐ ಬಡಾವಣೆ ಸೇರಿದಂತೆ ಸುತ್ತಮುತ್ತಲ ಸಮಸ್ಯೆಗಳನ್ನು ಪಾಲಿಕೆ ಅಧಿಕಾರಿಗಳ ಗಮನಕ್ಕೆ ತಂದರು.

ಸಮಸ್ಯೆ ತೀವ್ರತೆ ಬಗ್ಗೆ ಮಾಹಿತಿ ನೀಡಲು ಫೋಟೋಗಳು ಹಾಗೂ ವಿಡಿಯೋಗಳನ್ನು ಅಧಿಕಾರಿಗಳ ಮುಂದೆ ಪ್ರದರ್ಶಿಸಲಾಯಿತು. ಶೀಘ್ರ ಸಮಸ್ಯೆಗಳನ್ನು ಬಗೆಹರಿಸುವ ಅಧಿಕಾರಿಗಳ ಭರವಸೆ ಮೇರೆಗೆ, ತಿಂಗಳ ಗಡುವು ನೀಡಿ ಪ್ರತಿಭಟನೆ ಕೈಬಿಡಲಾಯಿತು.

ಸ್ಥಳೀಯ ಮುಖಂಡರಾದ ಮಂಚೇಗೌಡ, ಹೆಚ್.ಜಿ.ರಾಜಮಣಿ, ರಾಕೇಶ್ ಭಟ್, ಪುಟ್ಟಸ್ವಾಮಿ, ಸುರೇಶ್‌ಬಾಬು, ರಾಮಬಾಯಿ, ವಿಜಯ್, ಮಂಜುನಾಥ್, ರಾಮಕೃಷ್ಣ, ಶಿವಕುಮಾರ್, ನರಸಿಂಹನ್, ಈಶ್ವರ್, ಗೀತಾ, ಕಲಾವತಿ, ಮಂಜುಳಾ, ಕಾಂತ್‌ರಾಜ್ ಅರಸ್, ಅಜೇಯ್, ನೇತ್ರಾವತಿ, ಬಸವರಾಜ್, ಸುಂದ್ರೇಶ್, ನಾಗರಾಜ್ ಸೇರಿದಂತೆ ಹಲವು ನಿವಾಸಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಮೈಸೂರು ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಕ್ರಮ

ಸಿಎಂ ಬಸವರಾಜ ಬೊಮ್ಮಾಯಿ



ಮೈಸೂರು,ನ.28(ಎಂಟಿವೈ)– ಮೈಸೂರಿನ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಸಂಬಂಧಿಸಿದಂತೆ ಕಟ್ಟಡಗಳ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸೋಮವಾರ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಕ್ರಮ ಕೈಗೊಳ್ಳುವ ಸಂಬಂಧ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮೈಸೂರಿನ ಪಾರಂಪರಿಕ ಕಟ್ಟಡಗಳ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ. ಪರಿಪೂರ್ಣವಾದ ಮಾಹಿತಿ ಪಡೆದ ಬಳಿಕ ಆರ್ಥಿಕ ಪರಿಸ್ಥಿತಿ ಅವಲೋಕಿಸಿ, ಏನು ಮಾಡಬಹುದು, ಯಾವ ಕ್ರಮ ಕೈಗೊಳ್ಳಬಹುದು ಎಂದು ನಿರ್ಧರಿಸಲಾಗುತ್ತದೆ ಎಂದರು.

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೊರೆ: ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಹೆಚ್ಚಳಕ್ಕೆ ಡೆಡ್‌ಲೈನ್ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಒಕ್ಕಲಿಗ ಸಮುದಾಯ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿದೆ. ಈ ಸಂಬಂಧ ಹಿಂದುಳಿದ ವರ್ಗಗಳ ಆಯೋಗ ಪರಿಶೀಲಿಸಲಿದೆ. ಸಂವಿಧಾನದ ಚೌಕಟ್ಟಿನಲ್ಲಿ ಪರಿಶೀಲನೆ ಮಾಡಲಾಗುತ್ತದೆ. ಒಕ್ಕಲಿಗ ಸಮುದಾಯದ ಬೇಡಿಕೆ ಇನ್ನೂ ನನ್ನ ಕೈ ಸೇರಿಲ್ಲ. ನನ್ನ ಬಳಿ ಬಂದ ಮೇಲೆ ಪರಿಶೀಲನೆ ಮಾಡುತ್ತೇನೆ ಎಂದು ತಿಳಿಸಿದರು.

ಗಡಿವಿವಾದ ಕುರಿತು ಸಮಾಲೋಚನೆ: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಕುರಿತಂತೆ ನ.30ರಂದು ಸುಪ್ರಿಂ ಕೋರ್ಟ್ ತೀರ್ಪು ಹೊರ ಬೀಳಲಿದೆ. ಈ ಸಂಬಂಧ ಈಗಾಗಲೇ ಕಾನೂನು ತಜ್ಞರೊಂದಿಗೆ ಚರ್ಚಿಸಲಾಗಿದೆ. ಅಲ್ಲದೆ, ಕೆಲವು ಕಾರಣದಿಂದ ನ.29(ನಾಳೆ) ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದು, ಹಿರಿಯ ವಕೀಲ ಮುಕುಲ್ ರೋಹ್ಟಗಿ ಅವರನ್ನು ಭೇಟಿ ಮಾಡಿ ಚರ್ಚಿಸಲಾಗುತ್ತದೆ. ನ.30ರಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯುವ ವಿಚಾರಣೆ ವೇಳೆ ನಡೆಸಬೇಕಾದ ವಾದ ಹಾಗೂ ಯಾವೆಲ್ಲಾ ಮಾಹಿತಿ, ದಾಖಲೆ ನೀಡಬೇಕೆಂದು ಚರ್ಚೆ ಮಾಡುತ್ತೇನೆ. ಮಹಾರಾಷ್ಟ್ರದ ಗಡಿ ಭಾಗದ ಗ್ರಾಮಸ್ಥರು ಕರ್ನಾಟಕಕ್ಕೆ ಸೇರಲು ಉತ್ಸುಕರಾಗಿದ್ದಾರೆ. ಆದರೆ ಈ ಗಡಿ ವಿವಾದ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯಲ್ಲಿ ಇರುವ ಕಾರಣ ಹೆಚ್ಚು ಮಾತಾಡುವುದಿಲ್ಲ ಎಂದರು.

ಕಠಿಣ ಕ್ರಮ: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ನಕಲಿ ಆಧಾರ್ ಕಾರ್ಡ್ ಹಾಗೂ ಚುನಾವಣೆ ಗುರುತಿನ ಚೀಟಿ ನೀಡುವ ವೆಬ್‌ಸೈಟ್‌ಗಳು ಕಾರ್ಯಾಚರಿಸುತ್ತಿರುವ ಬಗ್ಗೆ ಮಾಹಿತಿ ದೊರೆತಿದೆ. ಈಗಾಗಲೇ ಬೆಂಗಳೂರಲ್ಲಿ ನಕಲಿ ಮತದಾರರ ಗುರುತಿನ ಚೀಟಿ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ವೆಬ್‌ಸೈಟ್‌ಗಳಿಂದ ಐಡಿ ಕಾರ್ಡ್ ಪಡೆಯುತ್ತಿರುವ ಬಗ್ಗೆ ಸಮಗ್ರವಾಗಿ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.


ಭತ್ತ ಖರೀದಿ ಕೇಂದ್ರ: ಮೈಸೂರು, ಮಂಡ್ಯ ಸೇರಿದಂತೆ ರಾಜ್ಯದ ಎಲ್ಲೆಡೆ ಭತ್ತ ಖರೀದಿ ಕೇಂದ್ರ ತೆರೆಯಲಾಗುವುದು. ಮಂಗಳೂರು ಭಾಗದಲ್ಲಿ ಕುಸುಬುಲು ಅಕ್ಕಿ ಬಳಸುವುದರಿಂದ ಅಲ್ಲಿ ಕುಸುಬುಲಕ್ಕಿ ಸರಬರಾಜು ಮಾಡಲು ಭತ್ತ ಖರೀದಿ ಕೇಂದ್ರ ತೆರೆಯಲಾಗಿದೆ. ಭತ್ತದ ಬೆಳೆ ಕಟಾವಿಗೆ ಬರುವ ವೇಳೆಗೆ ಎಲ್ಲೆಡೆ ಖರೀದಿ ಕೇಂದ್ರ ತೆರೆಯಲಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಚಿವ ಗೋವಿಂದ ಕಾರಜೋಳ, ಮೇಯರ್ ಶಿವಕುಮಾರ್, ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ ಬಿ.ಹರ್ಷವರ್ಧನ್, ಸಂಸದ ಪ್ರತಾಪ ಸಿಂಹ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ನಂಜನಗೂಡಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಕಾಲಮಿತಿಯೊಳಗೆ ನೀರಾವರಿ ಯೋಜನೆಗಳು ಪೂರ್ಣ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ



ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ನಂಜನಗೂಡಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಈ ವೇಳೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಸಂಸದ ವಿ.ಶ್ರೀನಿವಾಸಪ್ರಸಾದ್, ಶಾಸಕರಾದ ಹರ್ಷವರ್ಧನ್, ಸಿ.ಎಸ್. ನಿರಂಜನಕುಮಾರ್, ನಿಗಮ ಮಂಡಳಿ ಅಧ್ಯಕ್ಷರಾದ ಎಸ್.ಮಹದೇವಯ್ಯ, ನಿಜಗುಣರಾಜು, ನಗರಸಭಾಧ್ಯಕ್ಷ ಮಹದೇವಸ್ವಾಮಿ ಇನ್ನಿತರರಿದ್ದರು.

ನಂಜನಗೂಡು, ನ.28(ಆರ್‌ಕೆಬಿ)– ಅನೇಕ ವರ್ಷಗಳಿಂದ ಸ್ಥಗಿತಗೊಂಡಿದ್ದ ನುಗು ಏತ ನೀರಾವರಿ ಯೋಜನೆಯಿಂದ ಈ ಭಾಗದ 7 ಕೆರೆಗಳಿಗೆ ನೀರು ತುಂಬಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಹಾಗೆಯೇ ಹೆಡಿಯಾಲ ಏತ ನೀರಾವರಿಗೂ ಶಂಕುಸ್ಥಾಪನೆ ಮಾಡಿದ್ದೇವೆ. ಶೀಘ್ರ ಕಾಮಗಾರಿ ಪೂರ್ಣಗೊಳಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿ 16.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಡಾರ್ಮಿಟರಿ, 75 ಕೊಠಡಿಗಳ ಅತಿಥಿಗೃಹ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು. ನಂತರ ದಾಸೋಹ ಭವನದ ಮುಂಭಾಗ ಏರ್ಪಡಿಸಿದ್ದ ಸಭೆಯಲ್ಲಿ 80 ಕೋಟಿ ವೆಚ್ಚದ ನುಗು ಏತ ನಿರಾವರಿ ಯೋಜನೆ, 30 ಕೋಟಿ ವೆಚ್ಚದ ಯಡಿಯಾಲ ಭಾಗದ 12 ಕೆರೆ ತುಂಬಿಸುವ ಯೋಜನೆ, 3.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ವಾಲ್ಮೀಕಿ ಭವನ ಕಟ್ಟಡ ಉದ್ಘಾಟನೆ, 20 ಕೋಟಿ ವೆಚ್ಚದ ವಿದ್ಯುತ್ ಉಪಕೇಂದ್ರ ನಿರ್ಮಾಣ ಕಾಮಗಾರಿ, ನಗರೋತ್ಥಾನ ಯೋಜನೆ ವಿವಿಧ ಕಾಮಗಾರಿಗಳು ಸೇರಿದಂತೆ 200 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿ ಗಳಿಗೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

ಈ ಯೋಜನೆಗಳಿಂದ ಹೆಚ್.ಡಿ.ಕೋಟೆ ಮತ್ತು ನಂಜನಗೂಡು ಭಾಗದ ಜನರಿಗೆ, ರೈತರಿಗೆ ಹೆಚ್ಚಿನ ನೆರವಾಗಲಿದೆ. ಸಂಸದ ವಿ.ಶ್ರೀನಿವಾಸಪ್ರಸಾದ್ ಅವರ ಆಶಯದಂತೆ ಸಮುದಾಯ ಭವನಗಳನ್ನು ನಿರ್ಮಿಸುವ ಉದ್ದೇಶ ಹೊಂದಿದ್ದು, ಎಲ್ಲಾ ಜನಾಂಗವನ್ನು ಒಳಗೊಂಡಂತೆ ಅಭಿವೃದ್ಧಿ ಮಾಡುವುದು ನಮ್ಮ ಕೆಲಸ. ಎಲ್ಲಾ ಜನಾಂಗದ ಯುವಕರು, ಯುವತಿಯರಿಗೆ ನಾವು ಓದಬೇಕು, ಎಲ್ಲರಂತೆ ಬದುಕಬೇಕು ಎಂಬ ಹಂಬಲ ಇದೆ. ಅದಕ್ಕೆ ತಕ್ಕಂತೆ ನಮ್ಮ ಸರ್ಕಾರ ಶಿಕ್ಷಣ ಮತ್ತು ಉದ್ಯೋಗ ಒದಗಿಸುವ ಕೆಲಸ ಮಾಡುತ್ತಿದೆ ಎಂದರು. 40 ವರ್ಷಗಳಿಂದ ಇದ್ದ ಮೀಸಲಾತಿ ಹೆಚ್ಚಳ ಬೇಡಿಕೆಯನ್ನು ನಮ್ಮ ಸರ್ಕಾರ ಈಡೇರಿಸಿದೆ. ಎಸ್‌ಸಿಗೆ ಶೇ.17, ಎಸ್‌ಟಿಗೆ ಶೇ.7ಕ್ಕೆ ಮೀಸಲಾತಿ ಏರಿಸಿದ್ದೇವೆ. ಹಿಂದೆ ಯಾವ ಸರ್ಕಾರವೂ ಈ ಮೀಸಲಾತಿ ಸಮಸ್ಯೆ ಬಗೆಹರಿಸುವ ಕೆಲಸ ಮಾಡಿರಲಿಲ್ಲ. ಅಂಥ ರಾಜಕೀಯ ಇಚ್ಛಾಶಕ್ತಿ ನಮ್ಮ ಸರ್ಕಾರಕ್ಕೆ ಇದ್ದಿದ್ದರಿಂದಲೇ ಈ ಕೆಲಸವನ್ನು ನಾವು ಮಾಡಿದ್ದೇವೆ. ಆ ಸಮುದಾಯಗಳಿಗೆ ಸ್ವಾಭಿಮಾನ, ಆತ್ಮವಿಶ್ವಾಸ ಬರುವಂತೆ ಮಾಡಿದ್ದೇವೆ. ಆತ್ಮವಿಶ್ವಾಸ ತುಂಬುವ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ. ದಲಿತ ಸಮುದಾಯ ಸ್ವಾಭಿಮಾನದಿಂದ ಬದುಕುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ ಎಂದರು.

ಮೈಸೂರು, ಕಲಬುರ್ಗಿ, ಹುಬ್ಬಳ್ಳಿಗಳಲ್ಲಿ 1000 ಸಾವಿರ ಮಕ್ಕಳ ಹಾಸ್ಟೆಲ್ ಮಾಡಿ, 5 ವರ್ಷ ಹಳ್ಳಿಗಳಿಂದ ಆಗಮಿಸುವ ತಲಾ 1 ಸಾವಿರ ವಿದ್ಯಾರ್ಥಿಗಳಿಗೆ ಆಶ್ರಯ ನೀಡಲಿದ್ದೇವೆ. ಶಿಕ್ಷಣದ ಜೊತೆಗೆ ಉದ್ಯೋಗ ನೀಡುವ ವಿಶೇಷ ಯೋಜನೆ ಮಾಡಿದ್ದೇವೆ. ಪ್ರತಿ ಗ್ರಾಮದಲ್ಲಿ ಸ್ತ್ರೀಶಕ್ತಿ ಸಂಘಗಳವರಿಗೆ ಎಸ್‌ಸಿ–ಎಸ್‌ಟಿಗಳಿಗೆ ವಿಶೇಷ ಯೋಜನೆ ಮೂಲಕ, ಎಲ್ಲ ವೃತ್ತಿಯವರಿಗೂ ಕಾಯಕ ಯೋಜನೆ ನೀಡಲಿದ್ದೇವೆ. ದುಡ್ಡೇ ದೊಡ್ಡಪ್ಪ ಅಲ್ಲ ದುಡಿಮೆಯೇ ದೊಡ್ಡಪ್ಪ ಎಂಬ ರೀತಿ ಕೆಲಸ ನಿರ್ವಹಿಸುವುದು ನಮ್ಮ ಸರ್ಕಾರದ ಉದ್ದೇಶ ಎಂದರು.

ವಿದ್ಯಾನಿಧಿ ಯೋಜನೆ ಮೂಲಕ ರೈತರ ಮಕ್ಕಳು, ನೇಕಾರರು, ಕೂಲಿ ಕಾರ್ಮಿಕರ ವೃತ್ತಿಯವರ ಮಕ್ಕಳಿಗೆ ನೆರವಾಗಲಿದ್ದೇವೆ. ಇದರಿಂದ ಶಿಕ್ಷಣ ಮತ್ತು ಉದ್ಯೋಗದಲ್ಲಿ ಅವರಿಗೆ ಭದ್ರತೆ ನೀಡುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ. ದನಿ ಇಲ್ಲದವರ ಭಾವನೆಗಳಿಗೆ ಸ್ಪಂದಿಸಿ, ಕೆಲಸ ಮಾಡುವ ಸರ್ಕಾರ ನಮ್ಮದು ಎಂದರು.

ಕುಡಿಯುವ ನೀರು, ಕೆರೆಗಳ ತುಂಬಿಸುವ ಯೋಜನೆ ಸರ್ಕಾರದ ಆದ್ಯತೆ: ಗೋವಿಂದ ಕಾರಜೋಳ

ನಂಜನಗೂಡು, ನ.28(ಆರ್‌ಕೆಬಿ)– ರಾಜ್ಯ ಸರ್ಕಾರ ಜನರ ಕುಡಿಯುವ ನೀರು ಮತ್ತು ಕೆರೆಗಳಿಗೆ ನೀರು ತುಂಬಿಸುವ ಕೆಲಸಗಳಿಗೆ ಆದ್ಯತೆ ನೀಡಿದ್ದು, ಈಗ ಕೈಗೆತ್ತಿಕೊಂಡಿರುವ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವ ಉದ್ದೇಶ ಹೊಂದಿರುವುದಾಗಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಇಂದಿಲ್ಲಿ ಭರವಸೆ ನೀಡಿದರು.

ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೊಸ ಮತ್ತು ಮುಂದುವರಿದ 5700 ಕೋಟಿ ರೂ.ಗಳಲ್ಲಿ ಕಾವೇರಿ ನೀರಾವರಿ ಇಲಾಖೆಯಿಂದ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಮೈಸೂರು ಜಿಲ್ಲೆಯಲ್ಲಿ 700 ಕೋಟಿ ಅಂದಾಜಿನಲ್ಲಿ ವಿವಿಧ ಕಾಮಗಾರಿ ಕೈಗೊಂಡಿದ್ದೇವೆ. 450 ಕೋಟಿ ಮೊತ್ತದಲ್ಲಿ 818 ಕೆರೆ ಕಟ್ಟೆಗಳ ದುರಸ್ತಿ ಕೈಗೊಳ್ಳಲಿದ್ದೇವೆ ಎಂದರು.

ಬಿ.ಎಸ್.ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಸರ್ಕಾರ ಬಂದ ಮೇಲೆ ರಾಜ್ಯದಲ್ಲಿ ಹೆಚ್ಚು ಮಳೆ, ಪ್ರವಾಹ ಹಾಗೂ ಕೋವಿಡ್ ತೊಂದರೆ ನಡುವೆಯೂ ನಮ್ಮ ಸರ್ಕಾರ ಹೆಚ್ಚು ಅಭಿವೃದ್ಧಿ ಕಾರ್ಯ ಮಾಡಿದೆ. ಸಾಮಾಜಿಕ ನ್ಯಾಯ ನೀಡುವ ಕೆಲಸ ಮಾಡುತ್ತಿರುವ ನಮ್ಮ ಸರ್ಕಾರ ಮೀಸಲಾತಿ ನೀಡುವ ಕೆಲಸ ಮಾಡಿ ಜನಪ್ರಿಯವಾಗಿದೆ ಎಂದರು. ಯಾವ ಸರ್ಕಾರವೂ ಪೌರಕಾರ್ಮಿಕರಿಗೆ ಸರ್ಕಾರಿ ನೌಕರರು ಎಂದು ಪರಿಗಣಿಸಿರಲಿಲ್ಲ. ಆ ಕೆಲಸವನ್ನು ನಮ್ಮ ಬೊಮ್ಮಾಯಿ ಸರ್ಕಾರ ಮಾಡಿದೆ. 11,137 ಮಂದಿಗೆ ರೆಗ್ಯುಲರ್ ಮಾಡಿ, ಅವರನ್ನು ಸರ್ಕಾರಿ ನೌಕರರೆಂದು ಪರಿಗಣಿಸಲಾಗಿದೆ. ಪೌರಕಾರ್ಮಿಕರಿಗೆ ನಮ್ಮ ಸರ್ಕಾರದ ಅವಧಿಯಲ್ಲಿ ನ್ಯಾಯ ಒದಗಿಸಿಕೊಡುವುದಾಗಿ ಮುಖ್ಯಮಂತ್ರಿ ಈಗಾಗಲೇ ಹೇಳಿದ್ದಾರೆ ಎಂದರು.

ನಮ್ಮ ನಾಯಕ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರಕೋರಿಕೆಯಂತೆ ಕ್ಷೇತ್ರದಲ್ಲಿ ಅಪೂರ್ಣವಾದ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ. 4 ದಶಕಗಳಿಂದ ಶಾಸಕ, ಸಂಸದ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಂತ್ರಿಗಳಾಗಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿರುವ ಶ್ರೇಷ್ಠ ನಾಯಕ ವಿ.ಶ್ರೀನಿವಾಸಪ್ರಸಾದ್ ನಮ್ಮೊಂದಿಗಿರುವುದು ನಮಗೆ ಹೆಮ್ಮೆ ಎಂದರು.

ಶಾಸಕರನ್ನು ಹಾಡಿ ಹೊಗಳಿದ ಮುಖ್ಯಮಂತ್ರಿ, ಜಲಸಂಪನ್ಮೂಲ ಸಚಿವ

ನಂಜನಗೂಡು, ನ.28(ಆರ್‌ಕೆಬಿ)– ನಂಜನಗೂಡಿನಲ್ಲಿ ಜಲಸಂಪನ್ಮೂಲ ಇಲಾಖೆಯಿಂದ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಚಾಲನೆ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಶಾಸಕ ಹರ್ಷವರ್ಧನ್ ಅವರನ್ನು ಹಾಡಿ ಹೊಗಳಿದರು.

ನಂಜನಗೂಡು ಕ್ಷೇತ್ರದ ಜನರ ಬಗ್ಗೆ ಚಿಂತನೆ ಇಟ್ಟುಕೊಂಡು ಶಾಸಕ ಹರ್ಷವರ್ಧನ್ ಜಾತ್ಯತೀತ, ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿದ್ದಾರೆ. ಇಂತಹ ಶಾಸಕರು ನಮ್ಮ ಸರ್ಕಾರಕ್ಕೆ ಬೇಕಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಾಸಕರ ಕಾರ್ಯ ಪ್ರಶಂಸಿಸಿದರು.

ಜನರ ಋಣ, ಆಶೀರ್ವಾದ ನಮ್ಮ ಮೇಲಿದೆ. ಅವರಿಗೆ ಏನಾದರೂ ಕೊಡಬೇಕೆಂಬ ಛಲ ಹರ್ಷವರ್ಧನ್ ಅವರಿಗೆ ಇರುವುದರಿಂದಲೇ ಇಷ್ಟೆಲ್ಲಾ ಅಭಿವೃದ್ಧಿ ಕೆಲಸ ನಡೆಯಲು ಸಾಧ್ಯ. ಜನರ ನಡುವೆ ಇದ್ದುಕೊಂಡು ಅಭಿವೃದ್ಧಿ ಕಾರ್ಯ ಮಾಡುತ್ತಿದ್ದಾರೆ. ಎಲ್ಲಾ ಜನಾಂಗ ಒಳಗೊಂಡು ಜಾತ್ಯತೀತವಾಗಿ ಕೆಲಸ ಮಾಡುವುದು ನಮ್ಮ ಕೆಲಸ. ಅದನ್ನು ಹರ್ಷವರ್ಧನ್ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು. ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸಹ ಶಾಸಕ ಹರ್ಷವರ್ಧನ್ ಕಾರ್ಯ ಪ್ರಶಂಸಿಸಿದರು.

ಮತ್ತೇ ನಂ.ಗೂಡಲ್ಲಿ ಬಿಜೆಪಿ ಗೆಲುವು

ಸಂಸದ ವಿ.ಶ್ರೀನಿವಾಸ ಪ್ರಸಾದ್ ವಿಶ್ವಾಸ

ನಂಜನಗೂಡು, ನ.28– ನಂಜನಗೂಡು ಕ್ಷೇತ್ರದಲ್ಲಿ ಶೇಕಡಾ ನೂರಕ್ಕೆ ನೂರರಷ್ಟು ಮತ್ತೊಮ್ಮೆ ಗೆಲುವು ಸಾಧಿಸಲಿದ್ದೇವೆ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ವಿಶ್ವಾಸ ವ್ಯಕ್ತಪಡಿಸಿದರು.


ನಗರದ ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಾಸಕ ಹರ್ಷವರ್ಧನ್ ಕ್ಷೇತ್ರದಲ್ಲಿ 750 ಕೋಟಿಗಿಂತಲೂ ಹೆಚ್ಚಿನ ಅನುದಾನ ತಂದು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಆದ್ದರಿಂದ ಮತ್ತೆ ಗೆಲ್ಲಲಿದ್ದಾರೆ ಎಂದರು.

ನಾನು ರಾಜ್ಯ ರಾಜಕಾರಣಕ್ಕೆ ಬಂದ ನಂತರ ಕ್ಷೇತ್ರದಲ್ಲಿ ಸಾಮಾಜಿಕ ಸಾಮರಸ್ಯಕ್ಕೆ ಹೆಚ್ಚು ಒತ್ತು ನೀಡಿದ್ದೇನೆ. ಜೊತೆಗೆ ಎಲ್ಲಾ ಜನಾಂಗದವರಿಗೂ ಸಹ ಸಾಮಾಜಿಕ ನ್ಯಾಯ ಒದಗಿಸುವ ಸಲುವಾಗಿ ಅಂಬೇಡ್ಕರ್ ಪ್ರತಿಮೆ ಮುಂಭಾಗ ಎಲ್ಲಾ ಜನಾಂಗದ ಸಮುದಾಯ ಭವನಕ್ಕೆ ಜಾಗ ನೀಡಲಾಗಿದೆ. ಕೆಲವು ಭವನಗಳು ಪೂರ್ಣಗೊಳ್ಳುವ ಹಂತ ತಲುಪಿವೆ. ನಂಜನಗೂಡನ್ನು ಸ್ಯಾಟಲೈಟ್ ಟೌನ್ ಆಗಿ ಅಭಿವೃದ್ಧಿಪಡಿಸುವ ಸಲುವಾಗಿ ಅಗತ್ಯವಾಗಿರುವ ಮೂಲ ಸೌಕರ್ಯ ಅಭಿವೃದ್ಧಿಪಡಿಸಲಾಗುತ್ತಿದೆ. ಸಸ್ಯಕಾಶಿ ನಿರ್ಮಾಣಕ್ಕಾಗಿ 18 ಕೋಟಿ ಅಂದಾಜು ಪಟ್ಟಿ ತಯಾರಿಸಿ 3 ಕೋಟಿ ಬಿಡುಗಡೆಗೊಳಿಸಿ ಸ್ವಲ್ಪ ಪ್ರಮಾಣದ ಕೆಲಸ ಮುಗಿಸಲಾಗಿದೆ. ಉಪ ಚುನಾವಣೆಯಲ್ಲಿ ಗೆದ್ದ ಶಾಸಕ ಕಳಲೆ ಕೇಶವಮೂರ್ತಿ ಕ್ಷೇತ್ರದಲ್ಲಿ ಯಾವ ಕೆಲಸವನ್ನೂ ಮಾಡದೆ ಈಗ ಆರೋಪದಲ್ಲಿ ಮುಂದಾಗಿದ್ದಾರೆ. ಪ್ರವಾಸಿ ಮಂದಿರವನ್ನು ಮುಚ್ಚಲಾಗಿತ್ತು. ನಾನು ಬಂದ ನಂತರ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದರು.

ನಾನು ಎಂದೂ ಸೋಲಿಗೆ ಕುಗ್ಗದೆ, ಗೆಲುವಿಗೆ ಹಿಗ್ಗದೆ ಕಳೆದ 40 ವರ್ಷಗಳಿಂದ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಸುಟ್ಟು ಬೂದಿಯಾದರೂ ಫಿನಿಕ್ಸ್‌ನಂತೆ ಮತ್ತೆ ಎದ್ದು ಬಂದು ಹೋರಾಟ ನಡೆಸಿದ್ದೇನೆ ಎಂದು ಮಾರ್ಮಿಕವಾಗಿ ನುಡಿದರು.

ನಾನು ರಾಜಕಾರಣಕ್ಕೆ ಕಾಲಿಟ್ಟು 50 ವರ್ಷ ಕಳೆದಿವೆ. ನಾನು ಸಾರ್ಥಕತೆ ಹೊಂದಲು ನಂಜನಗೂಡಿನಲ್ಲಿ ಸಮುದಾಯ ಸಂಕೀರ್ಣ ನಿರ್ಮಿಸಲು 8 ಕೋಟಿ, ಕಪಿಲಾ ನದಿಗೆ ತಡೆಗೋಡೆ ನಿಮಿಸಲು 55 ಕೋಟಿ ಬಿಡುಗಡೆಗೊಳಿಸಬೇಕು ಎಂದು ಮನವಿ ಮಾಡಿದರು.

ಈ ವೇಳೆ ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ಮಹದೇವಯ್ಯ, ಖಾದಿ ಗ್ರಾಮೋದ್ಯೋಗ ಮಂಡಳಿ ಮಾಜಿ ಅಧ್ಯಕ್ಷ ಕೃಷ್ಣಪ್ಪಗೌಡ, ನಗರ ಸಭಾಧ್ಯಕ್ಷ ಹೆಚ್.ಎಸ್.ಮಹದೇವಸ್ವಾಮಿ, ಉಪಾಧ್ಯಕ್ಷೆ ನಾಗಮಣಿ, ಬಿಜೆಪಿ ತಾಲೂಕು ಅಧ್ಯಕ್ಷ ಪಿ.ಮಹೇಶ್, ನಗರಾಧ್ಯಕ್ಷ ಶ್ರೀನಿವಾಸರೆಡ್ಡಿ, ಜಿಪಂ ಮಾಜಿ ಸದಸ್ಯರಾದ ಚಿಕ್ಕರಂಗ ನಾಯಕ, ಮುಖಂಡರಾದ ಸುಬ್ಬಣ್ಣ, ಪದ್ಮನಾಭರಾವ್, ಪರಶಿವಮೂರ್ತಿ, ಬಿ.ಎಸ್. ಮಹದೇವಪ್ಪ ಜಿಲ್ಲಾಧಿಕಾರಿ ಡಾ.ರಾಜೇಂದ್ರ, ಜಿಪಂ ಇಓ ಪೂರ್ಣಿಮಾ, ಎಸ್ಪಿ ಆರ್.ಚೇತನ್, ತಹಶೀಲ್ದಾರ್ ಎಂ.ಶಿವಮೂರ್ತಿ, ತಾಪಂ ಇಓ ಹೆಚ್.ಜಿ.ಶ್ರೀನಿವಾಸ್, ಆಯುಕ್ತ ರಾಜಣ್ಣ ಸೇರಿದಂತೆ ಕಾರ್ಯಕರ್ತರು ಇದ್ದರು.



ಶ್ರೀಕಂಠೇಶ್ವರ ದೇವಾಲಯದಲ್ಲಿ ಸಿಎಂ ವಿಶೇಷ ಪೂಜೆ

ನಂಜನಗೂಡು, ನ.28– ದಕ್ಷಿಣಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ, ದೇವರ ದರ್ಶನ ಪಡೆದರು.



ದೇವಾಲಯಕ್ಕೆ ಆಗಮಿಸಿದ ಅವರಿಗೆ ಮಂಗಳವಾದ್ಯ, ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಯಿತು. ಬಳಿಕ ಶ್ರೀಕಂಠೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಮುಖ್ಯಮಂತ್ರಿಗಳು, ಕೆಲಕಾಲ ಗರ್ಭಗುಡಿಯಲ್ಲಿ ಕುಳಿತು ಧ್ಯಾನಾಸಕ್ತರಾದರು. ನಂತರ 3 ಕೋಟಿ ವೆಚ್ಚದಲ್ಲಿ ನಿಮಾಣವಾಗುತ್ತಿರುವ ಬೆಳ್ಳಿ ರಥ ನಿರ್ಮಾಣ ಕಾರ್ಯಕ್ಕೆ ಬೆಳ್ಳಿ ಸಮರ್ಪಣೆಗೊಳಿಸಿದರು. ಹಾಗೂ ವೈಯಕ್ತಿಕವಾಗಿ ಜಿಲ್ಲಾಧಿಕಾರಿಗಳ ಮೂಲಕ 1 ಕೆಜಿ ಬೆಳ್ಳಿ ಸಮರ್ಪಣೆ ಮಾಡಿದರು. ನಂತರ ದೇವಾಲಯದ ಋತ್ವಿಕರು ಶೇಷ ವಸ್ತ್ರ, ಫಲ, ತಾಂಬೂಲಗಳನ್ನು ನೀಡಿ ಅವರನ್ನು ಗೌರವಿಸಲಾಯಿತು.

ಶ್ವೇತಪತ್ರ ಹೊರಡಿಸಿ ಚುನಾವಣೆಗೆ ಹೋಗುತ್ತೇನೆ: ಹರ್ಷವರ್ಧನ್

ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ 750ಕೋಟಿ ರೂ.ಗಳಿಗೂ ಹೆಚ್ಚು ಅನುದಾನ ತಂದು ಅಭಿವೃದ್ಧಿ ಕಾಮಗಾರಿ ನಡೆಸಿದ್ದು, ಈ ಬಗ್ಗೆ ಶ್ವೇತಪತ್ರ ಹೊರಡಿಸಿಯೇ ಮುಂಬರುವ ಚುನಾವಣೆಗೆ ಹೋಗುತ್ತೇನೆ ಎಂದು ಶಾಸಕ ಹರ್ಷವರ್ಧನ್ ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನುಗು ಏತ ನಿರಾವರಿ ಯೋಜನೆ 35 ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು. ಹಲವು ನಾಯಕರು ಈ ಯೋಜನೆ ಜಾರಿಗೊಳಿಸಲು ಇವರಿಂದ ಸಾಧ್ಯವೇ ಎಂದಿದ್ದರು. ಆದರೆ ಸುತ್ತೂರು ಸ್ವಾಮೀಜಿ ಮೂಲಕ ಮನವಿ ಸಲ್ಲಿಸಿದ ಪರಿಣಾಮ ಹೆಚ್.ಡಿ.ಕುಮಾರಸ್ವಾಮಿ ಬಜೆಟ್‌ನಲ್ಲಿ ಘೋಷಣೆ ಮಾಡಿದರು. ಆದರೆ ಕಾರ್ಯಗತವಾಗಲಿಲ್ಲ. ನಮ್ಮ ಸರ್ಕಾರ ಬಂದ ನಂತರ ಆಡಳಿತಾತ್ಮಕ ಅನುಮೋದನೆಗೊಂಡು 80 ಕೋಟಿ ವೆಚ್ಚದಲ್ಲಿ ನುಗು ಏತ ನಿರಾವರಿ ಯೋಜನೆ ಜಾರಿಗೊಳಿಸಲಾಗುತ್ತಿದೆ. 30 ಕೋಟಿ ವೆಚ್ಚದಲ್ಲಿ ಹೆಡಿಯಾಲ ಭಾಗದ ಕೆರೆ ತುಂಬಿಸುವ ಯೋಜನೆಗೆ ಚಾಲನೆ ನೀಡಲಾಗಿದೆ. 20 ಕೋಟಿ ವೆಚ್ಚದಲ್ಲಿ ವಿದ್ಯುತ್ ಉಪ ಕೇಂದ್ರ ನಿರ್ಮಾಣ, 16.5 ಕೋಟಿ ವೆಚ್ಚದಲ್ಲಿ ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿ ಡಾರ್ಮಿಟರಿ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. 3.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ವಾಲ್ಮೀಕಿ ಭವನ ಲೋಕಾರ್ಪಣೆಗೊಳಿಸಲಾಗಿದೆ. ಅಲ್ಲದೆ ಕ್ಷೇತ್ರದಲ್ಲಿ 750 ಕೋಟಿಗೂ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ನಗರದ ಹೊಸ ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಮುಂದಾಗುತ್ತೇನೆ ಎಂದರು.

ವಾಲ್ಮೀಕಿ ಭವನದ ನಿರ್ಮಾಣಕ್ಕಾಗಿ ನಮ್ಮ ಸರ್ಕಾರ ಅನುದಾನ ಬಿಡುಗಡೆಗೊಳಿಸಿದೆ. ಆದರೆ ವಿಪಕ್ಷಗಳು ಸಿದ್ದರಾಮಯ್ಯ ಸರ್ಕಾರ ಅನುದಾನ ನೀಡಿದೆ ಎಂದು ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಹೇಳಿಕೆಗೆ ಟಾಂಗ್ ನೀಡಿದರು.

ಡಿಆರ್‌ಸಿ ಸಿನಿಮಾಸ್

ದೂ : 4240422/4241800

ಸ್ಕ್ರೀನ್ 1	ತ್ರಿಬಲ್ ರೈಡಿಂಗ್ (ಕ): ಬೆ.10.20ಕ್ಕೆ, ಸಂ.4.10ಕ್ಕೆ, ರಾ.7.10ಕ್ಕೆ, ರಾ.10.05ಕ್ಕೆ, ಕಾಂತಾರ (ಕ): ಮ.1.05ಕ್ಕೆ
ಸ್ಕ್ರೀನ್ 2	ಸ್ಟ್ರೇಂಜ್ ವರ್ಲ್ಡ್ (3ಡಿ)(ಇಂ): ಬೆ.11ಕ್ಕೆ, ಸಂ.4.30ಕ್ಕೆ, ರೇಮೊ (ಕ): ಮ.1.20ಕ್ಕೆ, ಕಾಂತಾರ (ಕ): ರಾ.7ಕ್ಕೆ, ಸದ್ದು ವಿಚಾರಣೆ ನಡೆಯುತ್ತಿದೆ (ಕ): ರಾ.9.55ಕ್ಕೆ.
ಸ್ಕ್ರೀನ್ 3	ಗಂಧದ ಗುಡಿ (ಕ): ಬೆ.11.10ಕ್ಕೆ, ಏಜೆಂಟ್ ಕನ್ನೈರಾಮ್ (ತ): ಮ.1.15ಕ್ಕೆ, ಕಾಂತಾರ (ಕ): ಸಂ.4.05ಕ್ಕೆ, ದೃಶ್ಯಂ–2 (ಹಿಂ): ರಾ.7.10ಕ್ಕೆ, ಮಸೂದ (ತೆ): ರಾ.10ಕ್ಕೆ.
ಸ್ಕ್ರೀನ್ 4	ಭೇದಿಯಾ (3ಡಿ)(ಹಿಂ): ಬೆ.10ಕ್ಕೆ, ರಾ.7.10ಕ್ಕೆ, ರಾ.10.10ಕ್ಕೆ, ಬ್ಲಾಕ್ ಪ್ಯಾಂಥರ್ (3ಡಿ)(ಇಂ): ಮ.1ಕ್ಕೆ, ಸಂ.4.05ಕ್ಕೆ.

ಐನಾಕ್ಸ್ ಮೂವೀಸ್

LIVE THE MOVIE

ದೂ : 2533444 / 2433456

ಸ್ಕ್ರೀನ್ 1	ಭೇದಿಯಾ (3ಡಿ)(ಹಿಂ): ಬೆ.9.50ಕ್ಕೆ, ಮ.1ಕ್ಕೆ, ಮ.4.10ಕ್ಕೆ, ರಾ.7.20ಕ್ಕೆ, ರಾ.10.30ಕ್ಕೆ.
ಸ್ಕ್ರೀನ್ 2	ತ್ರಿಬಲ್ ರೈಡಿಂಗ್ (ಕ): ಬೆ.9.55ಕ್ಕೆ, ಕಾಂತಾರ (ಕ): ಮ.1.05ಕ್ಕೆ, ರಾ.7.15ಕ್ಕೆ, ಇಟ್ಲು ಮರೆದುಮಿಲ್ಲಿ ಪ್ರಜಾನೀಕಂ (ತೆ): ಸಂ.4.10ಕ್ಕೆ, ದೃಶ್ಯಂ–2 (ಹಿಂ): ರಾ.10.20ಕ್ಕೆ.
ಸ್ಕ್ರೀನ್ 3	ರೇಮೊ (ಕ): ಬೆ.10.30ಕ್ಕೆ, ಮ.1.40ಕ್ಕೆ, ರಾ.7.10ಕ್ಕೆ, ಗಂಧದ ಗುಡಿ (ಕ): ಸಂ.4.50ಕ್ಕೆ, ಕಾಂತಾರ (ಕ): ರಾ.10.10ಕ್ಕೆ.
ಸ್ಕ್ರೀನ್ 4	ಕಾಂತಾರ (ಕ): ಬೆ.10.35ಕ್ಕೆ, ದೃಶ್ಯಂ–2 (ಹಿಂ): ಮ.1.40ಕ್ಕೆ, ತ್ರಿಬಲ್ ರೈಡಿಂಗ್ (ಕ): ಸಂ.4.35ಕ್ಕೆ, ರಾ.10.10ಕ್ಕೆ, ಸ್ಟ್ರೇಂಜ್ ವರ್ಲ್ಡ್ (3ಡಿ)(ಹಿಂ): ರಾ.7.45ಕ್ಕೆ,

ಮೈಸೂರು ವಿಷನ್ ಸಿನಿಮಾ

ದೂ : 0821–2973519

ಸ್ಕ್ರೀನ್ 1	ಓ (ಕ): ಬೆ.10.30ಕ್ಕೆ, ಯಶೋಧಾ (ತೆ): ಮ.1.15ಕ್ಕೆ, ರಾಣಾ (ಕ): ಸಂ.4ಕ್ಕೆ, ಲವ್ ಟುಡೆ (ತ): ಸಂ.6.30ಕ್ಕೆ, ಯೆಲ್ಲೋ ಗ್ಯಾಂಗ್ಸ್ (ಕ): ರಾ.9.30ಕ್ಕೆ
ಸ್ಕ್ರೀನ್ 2	ಹುಬ್ಬಳ್ಳಿ ಡಾಬಾ (ಕ): ಬೆ.10.15ಕ್ಕೆ, ಕಾಂತಾರ (ಕ): ಮ.12.45ಕ್ಕೆ, ಸಂ.6.35ಕ್ಕೆ, ದಿಲ್ ಪಸಂದ್ (ಕ): ಮ.3.40ಕ್ಕೆ, ಗಂಧದಗುಡಿ (ಕ): ರಾ.9.30ಕ್ಕೆ.
ಸ್ಕ್ರೀನ್ 3	ಕಾಂತಾರ (ಕ): ಬೆ.10.30ಕ್ಕೆ, ಮ.3.25ಕ್ಕೆ, ಗಂಧದ ಗುಡಿ (ಕ): ಮ.1.25ಕ್ಕೆ, ಬ್ಲಾಕ್ ಪ್ಯಾಂಥರ್ (3ಡಿ)(ಇಂ): ಸಂ.6.20ಕ್ಕೆ, ರಾ.9.30ಕ್ಕೆ.
ಸ್ಕ್ರೀನ್ 4	ದಿಲ್ ಪಸಂದ್ (ಕ): ಬೆ.10.40ಕ್ಕೆ, ಬನಾರಸ್ (ಕ): ಮ.1.45ಕ್ಕೆ, ಮಿರಲ್ (ತ): ಸಂ.4.45ಕ್ಕೆ, ಗಂಧದ ಗುಡಿ (ಕ): ರಾ.7.15ಕ್ಕೆ, ಲವ್ ಟುಡೆ (ತ): ರಾ.9.30ಕ್ಕೆ.

ಪಿವಿಆರ್ ಸಿನಿಮಾಸ್

ಮೊ.ನಂ: 8951357139

ನೆಕ್ಸಸ್ ಸೆಂಟರ್‌ಸಿಟಿ ಮಾಲ್, 2ನೇ ಮಹಡಿ,

ಕಾಂತಾರ (ಕ): ಬೆ.9.20ಕ್ಕೆ, ಮ.12.30ಕ್ಕೆ, ಮ.1ಕ್ಕೆ, ಮ.3.40ಕ್ಕೆ, ಸಂ.6.35ಕ್ಕೆ, ರಾ.9.45ಕ್ಕೆ, ದಿ ಬ್ಲ್ಯಾಕ್ ಆಡಮ್ (ಇ): ಬೆ.9.55ಕ್ಕೆ, ಮ.12.45ಕ್ಕೆ, ಸ.7.05ಕ್ಕೆ, ರಾ.9.50ಕ್ಕೆ, ಪ್ರಿನ್ಸ್ (ತ): ಮ.12.40ಕ್ಕೆ, ರಾ.7.10ಕ್ಕೆ ಸರ್ದಾರ್ (ತ): ಬೆ. 9.15ಕ್ಕೆ ಮ.3.45ಕ್ಕೆ,

ಸೂಚನೆ : ಸಿನಿಮಾ ಮಾರ್ಗದರ್ಶಿಯಲ್ಲಿ ಮಾಹಿತಿಯನ್ನು ಪರಿಪೂರ್ಣಗೊಳಿಸಲು ನಾವು ಸಾಧ್ಯವಾದಷ್ಟೂ ಪ್ರಯತ್ನಿಸುತ್ತಿದ್ದೇವೆ. ಆದರೂ ಕೆಲವೊಮ್ಮೆ ಮಾಹಿತಿ ಅಲಭ್ಯತೆಯಿಂದ ಲೋಪಗಳು ಉಂಟಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಸಹಕರಿಸಬೇಕಾಗಿ ಕಳಕಳಿ ಮನವಿ.

ಪದ್ಮ ಚಿತ್ರಮಂದಿರ	(ದೂ: 2521923)
ಕಾರಿ (ತ)	4 ಪ್ರದರ್ಶನಗಳು
ವುಡ್‌ಲ್ಯಾಂಡ್ಸ್ ಚಿತ್ರಮಂದಿರ	(ದೂ: 2422871)
ಕಾಂತಾರ (ಕ)	4 ಪ್ರದರ್ಶನಗಳು
ಉಮಾ ಚಿತ್ರಮಂದಿರ	(ದೂ: 2520009)
ಮಿಸ್ ಮಲ್ಲಿಗೆ (ಕ)	4 ಪ್ರದರ್ಶನಗಳು
ಬಾಲಾಜಿ ಚಿತ್ರಮಂದಿರ	(ದೂ: 2497199)
ಭೇದಿಯಾ (ಹಿಂ)	4 ಪ್ರದರ್ಶನಗಳು
ಮಹದೇಶ್ವರ ಚಿತ್ರಮಂದಿರ	(ಮೊ:9900820093)
ಟ್ರಿಪಲ್ ರೈಡಿಂಗ್ (ಕ)	4 ಪ್ರದರ್ಶನಗಳು
ಗಾಯಿತ್ರಿ	
ಮಠ (ಕ)	4 ಪ್ರದರ್ಶನಗಳು
ರಾಜ್‌ಕಮಲ್	
ನಾನ್ ಮಿರುಗಮ್ಮೈ ಮಾರಾ (ತ)	2 ಪ್ರದರ್ಶನಗಳು
ಸಂಗಂ	
ರೆಮೋ (ಕ)	4 ಪ್ರದರ್ಶನಗಳು
ಲಿಡೋ	
ಟ್ರಿಪಲ್ ರೈಡಿಂಗ್ (ಕ)	4 ಪ್ರದರ್ಶನಗಳು
ತಿಬ್ಬಾದೇವಿ	
ಕಾಂತಾರ (ಕ)	4 ಪ್ರದರ್ಶನಗಳು
ಪ್ರಭಾ	
ದಿಲ್ ಪಸಂದ್ (ಕ)	4 ಪ್ರದರ್ಶನಗಳು

ಶಿವಮ್ಮ ನಿಧನ



ಹಿರೀಕ್ಯಾತನಹಳ್ಳಿ, ನ.28– ಹುಣಸೂರು ತಾಲೂಕಿನ ಉಂಡವಾಡಿ ಗ್ರಾಮದ ಶಿವಲಿಂಗೇಗೌಡರ ಪತ್ನಿ ಶಿವಮ್ಮ (70) ಭಾನುವಾರ ರಾತ್ರಿ ನಿಧನರಾದರು. ಮೃತರು ಪತಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಮೃತರ ತೋಟದಲ್ಲಿ ಸೋಮವಾರ ಮಧ್ಯಾಹ್ನ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮಧುರಾಣಿ



ಭೇರ್ಯ, ನ.28– ಹೊಸ ಅಗ್ರಹಾರ ರೈಲ್ವೆ ಸ್ಟೇಷನ್ ನಿವಾಸಿ ವಾಚ್ ವೆಂಕಟೇಶ್ ಅವರ ಪತ್ನಿ ಮಧುರಾಣಿ (42) ಭಾನುವಾರ ರಾತ್ರಿ ನಿಧನರಾದರು. ಮೃತರು ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಹೊಸ ಅಗ್ರಹಾರ ರೈಲ್ವೆ ಸ್ಟೇಷನ್ ಬಳಿಯ ತೋಟದಲ್ಲಿ ಸೋಮವಾರ ಮಧ್ಯಾಹ್ನ ನಡೆಯಿತು ಎಂದು ಕುಟುಂಬ ವರ್ಗ ತಿಳಿಸಿದೆ.

ಕನಕದಾಸ ಜಯಂತಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬನ್ನಿ



ತಿ.ನರಸೀಪುರ, ನ.28– ಮೈಸೂರಿನಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘದಿಂದ ಹಮ್ಮಿಕೊಂಡಿರುವ ಭಕ್ತ ಕನಕದಾಸರ 535ನೇ ಜಯಂತೋತ್ಸವ, ಮೈಸೂರು ನಗರ ಜಿಲ್ಲಾ ತಾಲೂಕು ಕುರುಬರ ಸಂಘದ ಪದಾಧಿಕಾರಿಗಳ ಪದಗ್ರಹಣ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಸಮುದಾಯದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ತಾಲೂಕು ಕುರುಬರ ಸಂಘದ ಅಧ್ಯಕ್ಷ ಮನ್ನೇಹುಂಡಿ ಮಹೇಶ್ ಮನವಿ ಮಾಡಿದರು.

ಪಟ್ಟಣದ ಕುರುಬರ ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ.30ರಂದು ಮೈಸೂರಿನ ನಂಜರಾಜ ಬಹದ್ದೂರ್ ಛತ್ರದಿಂದ ಕಲಾಮಂದಿರದವರೆಗೆ ಗಡಿನಾಡ ಕೂಟಗಳ ಮೆರವಣಿಗೆಯೊಂದಿಗೆ ಅಲಂಕೃತ ವಾಹನದಲ್ಲಿ ಸಂತ ಶ್ರೇಷ್ಠ ಕನಕದಾಸರ ಪುತ್ಥಳಿಯನ್ನು ಬೆಳ್ಳಿ ತೇರಿನಲ್ಲಿ ಕರೆತರಲಾಗುತ್ತದೆ. ಜಗದ್ಗುರು ಶ್ರೀನಿರಂಜನಾನಂದ ಪುರಿ ಮಹಾಸ್ವಾಮಿಗಳು, ಶ್ರೀ ಶಿವಾನಂದಪುರಿ ಸ್ವಾಮಿಗಳು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೊಂಬು, ಕಹಳೆ, ತಮಟೆ, ನಗಾರಿ ಪೂರ್ಣಕುಂಭದೊಂದಿಗೆ ಮಂಗಳವಾದ್ಯ ಸಮೇತ ನಂಜರಾಜ ಬಹದ್ದೂರ್ ಛತ್ರದಿಂದ ಮೈಸೂರು–ಹುಣಸೂರು ಮುಖ್ಯರಸ್ತೆಯಲ್ಲಿರುವ ಕಲಾಮಂದಿರಕ್ಕೆ ಮೆರವಣಿಗೆ ಮೂಲಕ ಕರೆತರಲಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಸಮಾಜದ ಗುರುಗಳು ಮತ್ತು ಸಿದ್ದರಾಮಯ್ಯನವರು ಸಮಾಜದ ಐಎಎಸ್/ಕೆಎಎಸ್ ಅಧಿಕಾರಿಗಳು, ಉದ್ಯಮಿಗಳು, ಸಮಾಜದ ಹಿತೈಷಿಗಳು, ಸಮಾಜ ಮುಖಿ ಸೇವಕರು ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಿದ್ದಾರೆ ಎಂದರು. ಈ ವೇಳೆ ಕಾರ್ಯದರ್ಶಿ ಬಸವರಾಜು, ಮಾಜಿ ಅಧ್ಯಕ್ಷ ಟಿ.ಎಂ.ನಂಜುಂಡಸ್ವಾಮಿ, ಮಾಜಿ ಪುರಸಭಾಧ್ಯಕ್ಷ ಎನ್.ಸೋಮು, ಸದಸ್ಯ ಬಾದಾಮಿ ಮಂಜು, ತಾಪಂ ಮಾಜಿ ಸದಸ್ಯ ರಮೇಶ್, ಕಾರ್ಯಾಧ್ಯಕ್ಷ ಮಾದೇಶ್, ನಿರ್ದೇಶಕರಾದ ಅರುಣ್‌ಗೌಡ, ವೆಂಕಟೇಶ್, ಕೆ.ನಂಜುಂಡಸ್ವಾಮಿ, ಯ.ರಾಜು ಹಾಜರಿದ್ದರು.

ಹಾಸ್ಟೆಲ್‌ನಲ್ಲಿ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

ಹೆಚ್.ಡಿ.ಕೋಟೆ, ನ.28– ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಕೃಷ್ಣಾಪುರ ಗ್ರಾಮದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದಲ್ಲಿ ನಡೆದಿದೆ.



ತಾಲೂಕಿನ ಮಳಲಿ ಸಮೀಪದ ಮಾರನಹಾಡಿ ಗ್ರಾಮದ ಲಿಂಗರಾಜು ಅವರ ಪುತ್ರ ಹಾಗೂ ಪಟ್ಟಣದ ಆದಿಚುಂಚನಗಿರಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಆಕಾಶ್(17) ಆತ್ಮಹತ್ಯೆ ಮಾಡಿಕೊಂಡಿದ್ದು, ನಿಖರ ಕಾರಣ ತಿಳಿದು ಬಂದಿಲ್ಲ. ಖಾಸಗಿ ಕಟ್ಟಡದಲ್ಲಿ ನಡೆಯುತ್ತಿದ್ದ ವಿದ್ಯಾರ್ಥಿ ನಿಲಯವನ್ನು ಸೋಮವಾರ ಸರ್ಕಾರಿ ಕಟ್ಟಡಕ್ಕೆ ಸ್ಥಳಾಂತರಿಸಲಾಗಿತ್ತು. ಊರಿನಿಂದ ಬಂದ ವಿದ್ಯಾರ್ಥಿ ತನ್ನ ವಸ್ತುಗಳನ್ನು ಸಾಗಿಸಲು ತಂದೆ ಲಿಂಗರಾಜು ಅವರಿಗೆ ಫೋನ್ ಮಾಡಿ ಅಣ್ಣನನ್ನು ಕಳುಹಿಸುವಂತೆ ತಿಳಿಸಿದ್ದಾನೆ. ವಿದ್ಯಾರ್ಥಿ ನಿಲಯಕ್ಕೆ ಆಕಾಶ್ ಸಹೋದರ ಬರುವಷ್ಟರಲ್ಲಿ ನೇಣು ಬಿಗಿದುಕೊಂಡು ಆಕಾಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಈ ಸಂಬಂಧ ಮೃತನ ತಂದೆ ಲಿಂಗರಾಜು ಮಗನ ಸಾವಿನ ಬಗ್ಗೆ ಅನುಮಾನವಿದ್ದು, ಸೂಕ್ತ ತನಿಖೆ ನಡೆಸುವಂತೆ ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಜಿಲ್ಲಾ ಗಿರಿಜನ ಸಮನ್ವಯ ಯೋಜನಾಧಿಕಾರಿ ಮುನಿರಾಜು, ತಹಸೀಲ್ದಾರ್ ರತ್ನಾಂಬಿಕ, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ನಾರಾಯಣಸ್ವಾಮಿ, ಆದಿವಾಸಿ ಮುಖಂಡರಾದ ವಿಜಯಕುಮಾರ್, ಪುಟ್ಟಬಸವ, ಚಿಕ್ಕಣ್ಣ, ಅಯ್ಯಪ್ಪ ಭೇಟಿ ನೀಡಿ ಪರಿಶೀಲಿಸಿ, ಆಕಾಶ್ ಪೋಷಕರಿಗೆ ಸಾಂತ್ವನ ಹೇಳಿದರು.

ಡಿ.12ಕ್ಕೆ ಪುರಸಭಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ


ಯಶಸ್ವಿ ಆಡಳಿತಕ್ಕೆ ಕಾರಣರಾದ ಎಲ್ಲರಿಗೂ ಋಣಿ: ಎಸ್.ಮದನ್‌ರಾಜ್

ತಿ.ನರಸೀಪುರ, ನ.28– ಪುರಸಭಾಧ್ಯಕ್ಷನಾಗಿ 1 ವರ್ಷ ಯಶಸ್ವಿಯಾಗಿ ಆಡಳಿತ ನಡೆಸಿದ್ದು, ಡಿ.12 ರಂದು ಅಧ್ಯಕ್ಷ ಸ್ಥಾನಕ್ಕೆ ಸ್ವಪ್ರೇರಣೆಯಿಂದ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಪುರಸಭಾಧ್ಯಕ್ಷ ಎಸ್.ಮದನ್‌ರಾಜ್ ತಿಳಿಸಿದರು.

ಪಟ್ಟಣದ ಕಬಿನಿ ಅತಿಥಿ ಗೃಹದಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಮ್ಮ ರಾಜೀನಾಮೆ ನಿರ್ಧಾರ ಪ್ರಕಟಿಸಿದ ಅವರು, ರಾಜೀನಾಮೆ ಹಿಂದೆ ಯಾರ ಹಸ್ತಕ್ಷೇಪವಾಗಲೀ, ಪಕ್ಷದ ಒತ್ತಡವಾಗಲೀ ಇಲ್ಲ ಎಂದು ಸ್ಪಷ್ಟಪಡಿಸಿದರು.

ತಮಗೆ ದೊರೆತ ಒಂದು ವರ್ಷಗಳ ಅಧ್ಯಕ್ಷ ಸ್ಥಾನದ ಅಧಿಕಾರವನ್ನು ಪಟ್ಟಣದ ಅಭಿವೃದ್ಧಿಗೆ ಬಳಸಿಕೊಂಡಿದ್ದು, ಅಧ್ಯಕ್ಷ ಸ್ಥಾನ ಸಿಗಲು ಕಾರಣರಾದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಕೃತಜ್ಞನಾಗಿರುತ್ತೇನೆ ಎಂದರು.

ರಾಜೀನಾಮೆ ನಿರ್ಧಾರ ನನ್ನ ವೈಯಕ್ತಿಕ ನಿರ್ಧಾರವೇ ಹೊರತು ಯಾರದೇ ಒತ್ತಡ, ಬೆದರಿಕೆ, ಹಸ್ತಕ್ಷೇಪವಿಲ್ಲ. ಪುರಸಭೆ ಸದಸ್ಯರ ಬೆಂಬಲವಿದ್ದರೂ, ವೈಯಕ್ತಿಕ ಕಾರಣಕ್ಕಾಗಿ ರಾಜೀನಾಮೆಗೆ ಮುಂದಾಗಿದ್ದೇನೆ. ಅಧ್ಯಕ್ಷ ಸ್ಥಾನದ ಅವಧಿಯಲ್ಲಿ ನನಗೆ ಸಹಕಾರ ನೀಡಿ, ಪ್ರತಿ ಸಭೆಯಲ್ಲೂ ಅತ್ಯುತ್ತಮ ಸಲಹೆ ನೀಡಿ ಯಶಸ್ವಿ ಆಡಳಿತ ನೀಡಲು ಕಾರಣರಾದ ಸದಸ್ಯರೆಲ್ಲರಿಗೂ ಋಣಿಯಾಗಿರುತ್ತೇನೆ ಎಂದರು.



> 6 ಪಟ್ಟಣದ ನಾಗರಿಕರಿಗೆ ಮೂಲ ಸೌಕರ್ಯ ನೀಡಿ, ಸ್ವಚ್ಛತೆ ಕಾಪಾಡಿದ್ದೇನೆ ಹಾಗೂ ಕಾವೇರಿ ನೀರನ್ನು ಮನೆ ಮನೆಗೂ ತಲುಪಿಸಿರುವ ತೃಪ್ತಿ ನನಗಿದೆ. ವಿವಿಧ ಬೀದಿಗಳಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಡಾಂಬರೀಕರಣ ಮಾಡಿದ್ದೇವೆ. ಸರ್ಕಾರದಿಂದ ಬಂದಿರುವ ಸವಲತ್ತುಗಳನ್ನು ಬಡವರ್ಗದವರಿಗೆ ನೀಡಿದ್ದೇನೆ.
>
> - ಎಸ್.ಮದನ್‌ರಾಜ್, ಪುರಸಭಾಧ್ಯಕ್ಷ.

ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ನನ್ನ ರಾಜಕೀಯ ಬೆಳವಣಿಗೆಗೆ ಕಾರಣರಾದ ಯತೀಂದ್ರ ಸಿದ್ದರಾಮಯ್ಯ ಅವರ ಪ್ರತಿಯೊಂದು ಹೆಜ್ಜೆಯಲ್ಲೂ ಅವರ ನೆರಳಿನಂತೆ ಕೆಲಸ ಮಾಡುತ್ತೇನೆ. ಪಟ್ಟಣದ ಅಭಿವೃದ್ಧಿಗೆ ಶಾಸಕರು ಕೋಟಿಗಟ್ಟಲೇ ಅನುದಾನ ನೀಡಿದ್ದರಿಂದ ಹಲವು ಅಭಿವೃದ್ಧಿ ಸಾಧ್ಯವಾಯಿತು. ಒಂದು ವರ್ಷಗಳ ಅಧ್ಯಕ್ಷ ಸ್ಥಾನದ ಅವಧಿಯಲ್ಲಿ ಪಟ್ಟಣವನ್ನು ಅಭಿವೃದ್ಧಿ ಪಡಿಸಿದ ಬಗ್ಗೆ ತೃಪ್ತಿ ಇದೆ. ನನಗೆ ಸಹಕಾರ ನೀಡಿದ ಪಟ್ಟಣದ ಜನತೆ, ಸದಸ್ಯರು, ಸಿಬ್ಬಂದಿ ವರ್ಗ, ಪೌರ ಕಾರ್ಮಿಕರು ಎಲ್ಲ ವರ್ಗದ ಜನರಿಗೆ ಕೃತಜ್ಞನಾಗಿದ್ದೇನೆ ಎಂದರು.

ಗೋಷ್ಠಿಯಲ್ಲಿ ಮಾಜಿ ಅಧ್ಯಕ್ಷ ಎನ್. ಸೋಮು, ಭೈರಾಪುರ ಗ್ರಾಪಂ ಮಾಜಿ ಅಧ್ಯಕ್ಷ ಕರಿಯಪ್ಪ, ವರುಣಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಮುದ್ದೇಗೌಡ, ಸದಸ್ಯ ಎಲ್. ಮಂಜುನಾಥ್, ಬಾದಾಮಿ ಮಂಜು, ಮೆಡಿಕಲ್ ನಾಗರಾಜು, ಪುರಸಭಾ ಮಾಜಿ ಸದಸ್ಯ ಮಲ್ಲೇಶ್ ನಾಯಕ್, ಶ್ರೀಕಂಠ ಹಾಜರಿದ್ದರು.

ಮತದಾರರ ಪಟ್ಟಿ ಮೇಲೆ ನಿಗಾ ವಹಿಸಲು ಚಾಮುಂಡೇಶ್ವರಿ ಕ್ಷೇತ್ರದಲ್ಲಿ

ಕಾಂಗ್ರೆಸ್ ಕಾರ್ಯಕರ್ತರ ಸಮಿತಿ ರಚನೆ



5 ಸಮಿತಿ ರಚಿಸಿದ ಕೆಪಿಸಿಸಿ ಸದಸ್ಯ ಕೆ.ಮರೀಗೌಡ

ಮೈಸೂರು, ನ.28(ಪಿಎಂ)– ಮತದಾರರ ಪಟ್ಟಿ ಅಕ್ರಮದ ಮೇಲೆ ನಿಗಾ ವಹಿಸಲು ಕೆಪಿಸಿಸಿ ಆದೇಶದ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರ 5 ಸಮಿತಿ ರಚನೆ ಮಾಡಿರುವುದಾಗಿ ಕ್ಷೇತ್ರದ ಮುಖಂಡರೂ ಆದ ಕೆಪಿಸಿಸಿ ಸದಸ್ಯ ಕೆ.ಮರೀಗೌಡ ತಿಳಿಸಿದರು.

ಕ್ಷೇತ್ರದಲ್ಲಿರುವ ತಮ್ಮ ಕಚೇರಿಯಲ್ಲಿ ಸೋಮವಾರ ಸಭೆ ನಡೆಸಿ ಸಮಿತಿಗಳಿಗೆ ಅಧ್ಯಕ್ಷರು, ಉಸ್ತುವಾರಿಗಳು ಹಾಗೂ ಸದಸ್ಯರನ್ನು ನೇಮಕ ಮಾಡಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯನವರ ಸೂಚನೆ ಮೇರೆಗೆ ಸಮಿತಿಗಳನ್ನು ರಚನೆ ಮಾಡಿರುವುದಾಗಿ ಹೇಳಿದರು.

ಬೆಂಗಳೂರು ನಗರದಲ್ಲಿ ಚಿಲುಮೆ ಸಂಸ್ಥೆ ಮೂಲಕ ಕಾಂಗ್ರೆಸ್ ಪರ ಮತದಾರರನ್ನು ಪಟ್ಟಿಯಿಂದ ತೆಗೆಯುವ ಹೀನ ಕೃತ್ಯ ನಡೆಸಲಾಗಿದೆ. ಇದರಲ್ಲಿ ಸರ್ಕಾರದ ಪಾತ್ರವೂ ಇದೆ ಎಂಬುದು ಬಯಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಅನೇಕ ವಿಧಾನಸಭಾ ಕ್ಷೇತ್ರಗಳಲ್ಲಿ ಪರಿಶೀಲನೆ ನಡೆಸಿದಾಗ ಕೆಲವು ಕ್ಷೇತ್ರದಲ್ಲಿ 15ರಿಂದ 20 ಸಾವಿರ ಮತದಾರರನ್ನು ಪಟ್ಟಿಯಿಂದ ಕೈಬಿಟ್ಟಿರುವುದು ಕಂಡು ಬಂದಿದೆ ಎಂದರು.

ಈ ಹಿನ್ನೆಲೆಯಲ್ಲಿ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಿತಿಗಳನ್ನು ರಚಿಸಿ, ಆ ಮೂಲಕ ಮತದಾರರ ಪಟ್ಟಿಯೊಂದಿಗೆ ಮನೆ ಮನೆಗೆ ಭೇಟಿ ನೀಡಿ ಪಟ್ಟಿಯಿಂದ ಕೈ ಬಿಟ್ಟಿರುವುದು ಹಾಗೂ ನಕಲು ಮತದಾರರನ್ನು ಸೇರಿಸಿರುವ ಬಗ್ಗೆ ಪರಿಶೀಲಿಸಲು ಕೆಪಿಸಿಸಿ ವತಿಯಿಂದ ಸೂಚಿಸಲಾಗಿದೆ. ಅದರಂತೆ ನಮ್ಮ ಕ್ಷೇತ್ರ ವ್ಯಾಪ್ತಿಗೂ ಇಂದು ಸಮಿತಿಗಳನ್ನು ರಚಿಸಲಾಗಿದೆ. ಡಿ.5ರೊಳಗೆ ಕೆಪಿಸಿಸಿಗೆ ಸಮಿತಿಗಳಿಂದ ಪರಿಶೀಲಿಸಲ್ಪಟ್ಟ ಮತದಾರರ ಪಟ್ಟಿ ಸಲ್ಲಿಸಬೇಕಿದೆ ಎಂದು ಹೇಳಿದರು.

ಸಮಿತಿ ಮತ್ತು ಸದಸ್ಯರು: ಇಲವಾಲ ಜಯಪುರ ಬ್ಲಾಕ್ ಸಮಿತಿ 1ರ ಅಧ್ಯಕ್ಷರಾಗಿ ಬಿ.ಗುರುಸ್ವಾಮಿ, ಉಸ್ತುವಾರಿಯಾಗಿ ಸಿದ್ದರಾಜು (ಪರಿಶಿಷ್ಟ ಜಾತಿ ಜಿಲ್ಲಾಧ್ಯಕ್ಷರು), ಸದಸ್ಯರಾಗಿ ಅರುಣ್‌ಕುಮಾರ್, ನರೇಂದ್ರ, ಸುರೇಶ, ಪಾಷಾ, ವೈ.ಸಿ.ಸ್ವಾಮಿ, ಸ್ವಾಮಿ (ಹೊಸಕಾಮನಕೊಪ್ಪಲು,) ಕರೀಗೌಡ, ಹಳೆಕಾಮನ ಕೊಪ್ಪಲು ಲೋಕೇಶ, ದಡದಕಲ್ಲಹಳ್ಳಿ, ಶಿವಣ್ಣ ವೈದನಹಳ್ಳಿ, ಯದುಕುಮಾರ್, ಬಸವರಾಜು ಡಿಎಂಜಿ ಹಳ್ಳಿ, ಮಾದೇವ್ ನುಗ್ಗಳ್ಳಿ, ರಾಮೇಗೌಡ ಆನಂದೂರು ಅವರನ್ನು ನೇಮಿಸಲಾಯಿತು.

ಇಲವಾಲ ಜಯಪುರ ಬ್ಲಾಕ್ ಸಮಿತಿ–2ರ ಅಧ್ಯಕ್ಷರಾಗಿ ಗುರುಸ್ವಾಮಿ, ಉಸ್ತುವಾರಿಯಾಗಿ ಕಡಕೋಳ ನಾರಾಯಣ (ಎಸ್‌ಟಿ ಘಟಕದ ಜಿಲ್ಲಾಧ್ಯಕ್ಷರು), ಸದಸ್ಯರಾಗಿ ನಾಗರಾಜಪ್ಪ ಉದ್ಬೂರು ಕೃಷ್ಣ, ಪಟೇಲ್ ಜವರೇಗೌಡರು ಕಡಕೋಳ, ಮಾರ್ಬಳ್ಳಿ ಕುಮಾರ್, ಬಸವಣ್ಣ ಗೋಪಾಲಪುರ, ಅಕ್ಕಿ ಸಿದ್ದರಾಮೇಗೌಡ, ಕೋಟೆಹುಂಡಿ ಮಹಾದೇವ, ಹೆಬ್ಬಾಳೇಗೌಡ ಮಂಡಕಳ್ಳಿ, ತಿಮ್ಮೇಗೌಡ ಮಾವಿನಹಳ್ಳಿ, ರವಿ ಮಾವಿನಹಳ್ಳಿ, ಸುರೇಶ್‌ಕುಮಾರ್ ಹಾರೋಹಳ್ಳಿ, ಮಹೇಶ್ ಕೆರೆಹುಂಡಿ, ಸ್ವಾಮಿ ಅರಸಿನಕೆರೆ, ಶಿವಣ್ಣ ಮದ್ದೂರು, ಪುಟ್ಟಬಸವೇಗೌಡ, ಸೋಮಣ್ಣ ದೊಡ್ಡುಂಡಿ, ಸಿಂಧುವಳ್ಳಿ ಕುಮಾರ, ಬ್ಯಾತಳ್ಳಿ ಸುರೇಶ್ ಅವರನ್ನು ನೇಮಿಸಲಾಗಿದೆ.

ಚಾಮುಂಡೇಶ್ವರಿ ಬ್ಲಾಕ್ ಸಮಿತಿ–3ರ ಅಧ್ಯಕ್ಷರಾಗಿ ಜೆ.ಸತೀಶ್‌ಕುಮಾರ್, ಉಸ್ತುವಾರಿಯಾಗಿ ಉಮಾಶಂಕರ್ (ಸಹಕಾರ ವಿಭಾಗದ ಜಿಲ್ಲಾಧ್ಯಕ್ಷ), ಸದಸ್ಯರಾಗಿ ಕಳಸ್ತವಾಡಿ ಜವರೇಗೌಡ ಕೂರ್ಗಳ್ಳಿ, ಮಹಾದೇವ, ರಾಕೇಶ್ ಪಾಪಣ್ಣ, ಲೇಖ ವೆಂಕಟೇಶ್, ಸೋಮಣ್ಣ, ದಿವಾಕರ್, ಮುರುಡೇಶ್, ವಿಜಯೇಂದ್ರ ಪಾಂಡು, ಶ್ರೀನಿವಾಸಮೂರ್ತಿ, ಸಾದನಹಳ್ಳಿ ನಾರಾಯಣ, ಭರತ್‌ನಗರ ಅಜ್ಮಲ್ ಅವರನ್ನು ನೇಮಿಸಲಾಗಿದೆ.

ಚಾಮುಂಡೇಶ್ವರಿ ಬ್ಲಾಕ್ ಸಮಿತಿ–4ರ ಅಧ್ಯಕ್ಷರಾಗಿ ಜೆ.ಸತೀಶ್‌ಕುಮಾರ್, ಉಸ್ತುವಾರಿಯಾಗಿ ಹೊಸಹುಂಡಿ ರಘು, ಸದಸ್ಯರಾಗಿ ವೆಂಕಟಯ್ಯ ರಮ್ಮನಹಳ್ಳಿ, ಮೆಲ್ಲಹಳ್ಳಿ ಮಹದೇವಸ್ವಾಮಿ, ಎಪಿಎಂಸಿ ಬಸವರಾಜು, ನಾಡನಹಳ್ಳಿ ರವಿ, ಪ್ರಸಾದ್, ಸಣ್ಣಸ್ವಾಮಿ, ಜೋಗಿ ಸಿದ್ದಯ್ಯ ಹಂಚ್ಯಾ, ನಜರ್‌ಬಾದ್ ನಟರಾಜ್, ರಾಣಿ ಶಿವಣ್ಣ ಹಾಲನಹಳ್ಳಿ, ಎಂ.ಬಿ.ನಾಯಕ್, ಲಕ್ಷ್ಮಣ್ ಪ್ರಭು, ಶಿವಕುಮಾರ್, ನಾರಾಯಣಸ್ವಾಮಿ, ರಾಜಪ್ಪಾಜಿ, ಮಂಜು ಶ್ರೀರಾಂಪುರ, ಲಕ್ಷ್ಮಯ್ಯ ಲಿಂಗಬದಿ ಪಾಳ್ಯ, ಚುಡಾಮಣಿ ಅವರನ್ನು ನೇಮಿಸಲಾಗಿದೆ.

ಚಾಮುಂಡೇಶ್ವರಿ ಬ್ಲಾಕ್ ಸಮಿತಿ–5ರ (44,45,46,58 ವಾರ್ಡ್‌ಗಳು) ಅಧ್ಯಕ್ಷರಾಗಿ ಜೆ.ಸತೀಶ್‌ಕುಮಾರ್, ಉಸ್ತುವಾರಿಯಾಗಿ ಟಿ.ಬಿ.ಚಿಕ್ಕಣ್ಣ, ಸದಸ್ಯರಾಗಿ ಕೃಷ್ಣಕುಮಾರ್ ಸಾಗರ್, ಜೆ.ಜೆ.ಆನಂದ್, ಸಿ.ಎಸ್.ರಘು, ರವಿ, ಹರೀಶ್, ವಿಕ್ಕಿ ವಾಸು, ಮಹದೇವು, ರಘುರಾಮ್, ರಾಣಿಪ್ರಭಾ, ಸುಶೀಲಾ ನಂಜಪ್ಪ, ಕೃಷ್ಣಪ್ಪ ಅವರನ್ನು ನೇಮಿಸಲಾಗಿದೆ. ಅಲ್ಲದೆ ಮುಂಚೂಣಿ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೂ ಇದರ ಜವಾಬ್ದಾರಿ ನೀಡಲಾಗಿದೆ. ಇದೇ ವೇಳೆ ಅರಸಿನಕೆರೆ ಗ್ರಾಪಂ ಮಾಜಿ ಸದಸ್ಯ ಶಿವಪ್ಪ ನಾಯಕ ಹಾಗೂ ಅವರ ಬೆಂಬಲಿಗರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯದರು. ಎಸ್.ಟಿ. ಘಟಕದ ಜಿಲ್ಲಾಧ್ಯಕ್ಷ ನಾರಾಯಣ್, ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ಸಿದ್ದರಾಜು, ಇಲವಾಲ ಬ್ಲಾಕ್ ಅಧ್ಯಕ್ಷ ಗುರುಸ್ವಾಮಿ, ಚಾಮುಂಡೇಶ್ವರಿ ಬ್ಲಾಕ್ ಅಧ್ಯಕ್ಷ ಸತೀಶ್‌ಕುಮಾರ್, ಸಹಕಾರ ವಿಭಾಗದ ಜಿಲ್ಲಾಧ್ಯಕ್ಷ ಉಮಾಶಂಕರ್ ಮತ್ತಿತರರು ಹಾಜರಿದ್ದರು.

ಮೈಸೂರು ಮಿತ್ರ 43

ಓದುಗರ ಗಮನಕ್ಕೆ

ಪತ್ರಿಕೆಯಲ್ಲಿ ಪ್ರಕಟವಾಗುವ ಜಾಹೀರಾತುಗಳು ವಿಶ್ವಾಸಪೂರ್ಣವೇ ಆದರೂ ಅವುಗಳಲ್ಲಿನ ಮಾಹಿತಿ, ವಸ್ತು ಲೋಪ ದೋಷ, ಗುಣಮಟ್ಟ ಮುಂತಾದವುಗಳ ಕುರಿತು ಆಸಕ್ತ ಸಾರ್ವಜನಿಕರು ಜಾಹೀರಾತುದಾರರೊಡನೆಯೇ ವ್ಯವಹರಿಸಬೇಕಾಗುತ್ತದೆ. ಅದಕ್ಕೆ ಪತ್ರಿಕೆ ಜವಾಬ್ದಾರಿಯಾಗುವುದಿಲ್ಲ.

-ಜಾಹೀರಾತು ವ್ಯವಸ್ಥಾಪಕರು

ಸಾರ್ವಜನಿಕ ತಿಳುವಳಿಕೆ

ಈ ಮೂಲಕ ಸಾರ್ವಜನಿಕರಿಗೆ ತಿಳಿಯಪಡಿಸುವುದೇನೆಂದರೆ, ನಮ್ಮ ಕಕ್ಷಿದಾರರು ಈ ಕೆಳಕಂಡ ಷೆಡ್ಯೂಲ್ ಸ್ವತ್ತಿಗೆ ಸಂಬಂಧಪಟ್ಟಂತೆ ಅದರ ಮಾಲೀಕರಾದ ಮೈಸೂರು ಸಿಟಿ, ಶಾರದಾದೇವಿ ನಗರ, 4ನೇ ಕ್ರಾಸ್, ಮನೆ ನಂ.ಎಲ್.ಐ.ಜಿ ನಂ.974ರಲ್ಲಿ ವಾಸವಾಗಿರುವ ಹೆಚ್.ಹೆನ್. ಶ್ರೀಧರಮೂರ್ತಿ ರವರ ಧರ್ಮಪತ್ನಿಯಾದ ಶ್ರೀಮತಿ ನಾಗವೇಣಿ ಎಸ್.ಮೂರ್ತಿ ರವರೊಂದಿಗೆ ಷೆಡ್ಯೂಲ್ ಸ್ವತ್ತನ್ನು ಖರೀದಿಸಲು ಒಪ್ಪಿ ಸದರಿಯವರೊಂದಿಗೆ ಕ್ರಯದ ಕರಾರನ್ನು ಮಾಡಿಕೊಂಡಿರುತ್ತಾರೆ. ಸದರಿ ಷೆಡ್ಯೂಲ್ ಸ್ವತ್ತಿಗೆ ಸಂಬಂಧಿಸಿದಂತೆ ಬೇರೆ ಯಾರಿಗಾದರೂ ಹಕ್ಕು, ಹಿತಾಸಕ್ತಿ, ಸ್ವಾಧೀನ ನ್ಯಾಯಾಲಯದಲ್ಲಿ ದಾವೆ ಇದ್ದ ಸಂಬಂಧ ವಗೈರೆಗಳು ಇದ್ದಲ್ಲಿ ಈ ತಿಳುವಳಿಕೆ ಪ್ರಕಟಣೆಗೊಂಡ 7 ದಿನಗಳ ಒಳಗಾಗಿ ನಮ್ಮ ಕಛೇರಿಗೆ ತಕರಾರನ್ನು ಸಲ್ಲಿಸತಕ್ಕದ್ದು. ಒಂದು ವೇಳೆ ಯಾರಿಂದಲೂ ಯಾವುದೇ ತಕರಾರು ಬಾರದೇ ಇದ್ದಲ್ಲಿ ನಮ್ಮ ಕಕ್ಷಿದಾರರು ಈ ಕೆಳಕಂಡ ಷೆಡ್ಯೂಲ್ ಸ್ವತ್ತಿನ ಕ್ರಯದ ಕರಾರು ಪತ್ರವನ್ನು ತನ್ನ ಹೆಸರಿಗೆ ನೋಂದಣಿ ಮಾಡಿಸಿಕೊಳ್ಳಲು ಸಿದ್ದರಿರುತ್ತಾರೆಂದು ತಿಳಿಯತಕ್ಕದ್ದು.

ಷೆಡ್ಯೂಲ್ ಸ್ವತ್ತಿನ ವಿವರ

ಮೈಸೂರು ಸಿಟಿ, ಚಾಮರಾಜ ಮೊಹಲ್ಲಾ, ಬೋಗಾದಿ 1ನೇ ಹಂತ, 6ನೇ ಫೇಸ್, ಎಲ್‌ಐಜಿ–2 ಹುಡ್ಕೋ ಮನೆ ನಂ. 973ರ ವಿಸ್ತೀರ್ಣ ಪೂರ್ವ ಪಶ್ಚಿಮ 8.50 ಮೀಟರ್, ದಕ್ಷಿಣೋತ್ತರ 5 ಮೀಟರ್, ಒಟ್ಟು 42.50 ಚದರ ಮೀಟರ್‌ವುಳ್ಳ ಈ ತಿಳುವಳಿಕೆ ಪತ್ರಕ್ಕೆ ಸಂಬಂಧಪಟ್ಟ ಸ್ವತ್ತಾಗಿರುತ್ತದೆ.

ಸಹಿ/–ಕೆ.ಎಸ್. ಸಂದೀಶ್, ವಕೀಲರು, ಕೆ.ಎ.ಆರ್–1256/98, ನಂ 2166/ಎ, ಕೆ ಬ್ಲಾಕ್, ಕುವೆಂಪುನಗರ, ಮೈಸೂರು. ಮೊ: 9844242408, 9731244462

CHANGE OF NAME

In all my proceedings and in school records and other old documents my name has been stated as NALINI, now I wish to change my old name after my marriage with Puttaswamy gowda as **NALINI PUTTASWAMY GOWDA** on my own will and volition. I hereby abandon and relinquish my old name NALINI and assume the new name as **NALINI PUTTASWAMY GOWDA** vide affidavit sworn in before Notary Narasegowda, Mysuru on 25.11.2022. I hereby declare that in all my records, title, deed or things, I wish to be called and changed and known as **NALINI PUTTASWAMYGOWDA** which is my name hereafter wards.

Sd/-Nalini Puttaswamy Gowda